ಗುರುವಾರ, ಸೆಪ್ಟೆಂಬರ್ 21, 2023 | ಬೆಂಗಳೂರು | ₹ 7.00 | ಸಂಪುಟ 76 | ಸಂಚಿಕೆ 262 | ಪುಟ 14

www.prajavani.net

prajavani.net | prajavani | prajavani | prajavani

ಪ್ರಜಾವಾಣಿ @75

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ




ಸೆನ್ಸೆಕ್ಸ್	ನಿಫ್ಟಿ	₹/$
66,801 ▼	19,901 ▼	83.11 ▲

ಸಂವಿಧಾನ ತಿರುಚಲಾಗಿದೆ ಎಂದು ವಿಪಕ್ಷಗಳ ಆಕ್ರೋಶ: ಅಧಿವೇಶನದಲ್ಲಿ ಪ್ರಸ್ತಾಪಿಸಲು ನಿರ್ಧಾರ

‘ಜಾತ್ಯತೀತ, ಸಮಾಜವಾದ’ಕ್ಕೆ ಕೊಕ್

ಪ್ರಜಾವಾಣಿ ವಾರ್ತೆ

ಬೆಂಗಳೂರು/ನವದೆಹಲಿ: ನೂತನ ಸಂಸತ್ ಭವನದಲ್ಲಿ ಮೊದಲ ಅಧಿವೇಶನದ ಆರಂಭದ ಸಲುವಾಗಿ ಕೇಂದ್ರ ಸರ್ಕಾರವು ನೀಡಿರುವ ಸಂವಿಧಾನದ ಪ್ರಸ್ತಾವನೆಯಲ್ಲಿ, ‘ಸಮಾಜವಾದ, ಜಾತ್ಯತೀತ ಮತ್ತು ಸಮಗ್ರತೆ’ ಪದಗಳನ್ನು ತೆಗೆದು ಹಾಕಲಾಗಿದೆ. ಸರ್ಕಾರವು ಸಂವಿಧಾನವನ್ನು ತಿರುಚಿದೆ, ವಿರೂಪಗೊಳಿಸಿದೆ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ವಿಷಯವನ್ನು ಲೋಕಸಭೆಯ ವಿಶೇಷ ಅಧಿವೇಶನದ ಉಳಿದ ದಿನಗಳಲ್ಲಿ ಪ್ರಸ್ತಾಪಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ.


THE CONSTITUTION OF INDIA

WE, THE PEOPLE OF INDIA, having solemnly resolved to constitute India into a SOVEREIGN DEMOCRATIC REPUBLIC and to secure to all its citizens:

JUSTICE, social, economic and political;

LIBERTY of thought, expression, belief, faith and worship;

EQUALITY of status and of opportunity; and to promote among them all

FRATERNITY assuring the dignity of the individual and the unity of the Nation;

IN OUR CONSTITUENT ASSEMBLY this twenty-sixth day of November, 1949, do HEREBY ADOPT, ENACT AND GIVE TO OURSELVES THIS CONSTITUTION.

ಸರ್ಕಾರವು ಈಗ ನೀಡಿರುವ ಸಂವಿಧಾನದ ಪ್ರತಿಯಲ್ಲಿ ಇರುವ ಪ್ರಸ್ತಾವನೆ –ಪ್ರಜಾವಾಣಿ ಚಿತ್ರ

ಸಂವಿಧಾನದ ಪ್ರಸ್ತಾವನೆಗೆ ಕೇಂದ್ರ ಸರ್ಕಾರವು ತಂದಿರುವ ಬದಲಾವಣೆಯನ್ನು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಬಹಿರಂಗ ಪಡಿಸಿದ್ದರು. ಅವರು, ‘ಸರ್ಕಾರವು ಸಂವಿಧಾನದ ಪ್ರಸ್ತಾವನೆಯನ್ನು ಬದಲಾಯಿಸಿದ್ದು ಸಮಾಜವಾದ ಮತ್ತು ಜಾತ್ಯತೀತ ಎಂಬ ಪದಗಳನ್ನು ಕೈಬಿಟ್ಟಿರುವ ಸಂವಿಧಾನದ ಪ್ರತಿಗಳನ್ನು ಸಂಸದರಿಗೆ ನೀಡಿದೆ’ ಎಂದು ಆರೋಪಿಸಿದ್ದರು ಎಂದು ಪಿಟಿಐ ವರದಿ ಮಾಡಿದೆ. ಆದರೆ, ಸರ್ಕಾರವು ನೀಡಿದ್ದ ಪ್ರತಿಯಲ್ಲಿ ‘ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆ’ ಎಂಬುದನ್ನೂ ‘ರಾಷ್ಟ್ರೀಯ ಏಕತೆ’ ಎಂದು ಬದಲಿಸಿ ಮುದ್ರಿಸಲಾಗಿದೆ.

ಅಧೀರ್ ರಂಜನ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ‘ಸಂವಿಧಾನದ ಮೂಲ ಪ್ರಸ್ತಾವನೆ ಇರುವ ಪ್ರತಿಯನ್ನು ಸಂಸದರಿಗೆ ನೀಡಲಾಗಿದೆ. ಮೂಲ ಪ್ರತಿಯಲ್ಲಿ ‘ಸಮಾಜವಾದ, ಜಾತ್ಯತೀತ’ ಎಂಬ ಪದಗಳು ಇರಲಿಲ್ಲ. ಅವುಗಳನ್ನು ಆನಂತರ ತಿದ್ದುಪಡಿ ಮಾಡಿ ಸೇರಿಸಲಾಗಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಅಧೀರ್, ‘ಇಂದು ನೀವು ಯಾರಿಗಾದರೂ ಸಂವಿಧಾನದ ಪ್ರತಿ ನೀಡುತ್ತೀರಿ ಎಂದಾದರೆ, ಅದು ಈಗ ಜಾರಿಯಲ್ಲಿರುವ ಪ್ರತಿಯೇ ಆಗಿರಬೇಕು. ಹಳೆಯದನ್ನು ನೀಡಬಾರದು’ ಎಂದಿದ್ದಾರೆ. ಜತೆಗೆ ಹೀಗೆ ಮಾಡುವಲ್ಲಿ ಸರ್ಕಾರದ ಉದ್ದೇಶವೇನು ಎಂಬುದು ಅರ್ಥವಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

1949ರಲ್ಲಿ ಅಂಗೀಕರಿಸಲಾದ ಸಂವಿಧಾನದ ಮೂಲ ಪ್ರತಿಯಲ್ಲಿ ‘ಸಮಾಜವಾದ, ಜಾತ್ಯತೀತ ಮತ್ತು ಸಮಗ್ರತೆ’ ಎಂಬ ಪದಗಳು ಇರಲಿಲ್ಲ. 1976ರಲ್ಲಿ ಸಂವಿಧಾನಕ್ಕೆ 42ನೇ ತಿದ್ದುಪಡಿ ತಂದು ಅವುಗಳನ್ನು ಸೇರಿಸಲಾಗಿತ್ತು. ಸರ್ಕಾರವು ಈಗ ಸಂಸದರಿಗೆ ಉಡುಗೊರೆಯಾಗಿ ನೀಡಿರುವ ಸಂವಿಧಾನದ ಪ್ರತಿಯಲ್ಲಿ ಉಳಿದೆಲ್ಲಾ ಅಂಶಗಳು ಇಂದಿನದ್ದೇ ಆಗಿವೆ. ಈಗ ಬಳಕೆಯಲ್ಲಿರುವ ಅಧಿಕೃತ ಪ್ರಸ್ತಾವನೆಯ ಪಠ್ಯವನ್ನೂ ಈ ಪ್ರತಿಯ ಪುಟವೊಂದರಲ್ಲಿ ನೀಡಲಾಗಿದೆ. ಆದರೆ, ಪ್ರತಿಯ ಆರಂಭದಲ್ಲಿ ಹಳೆಯ ಪ್ರಸ್ತಾವನೆಯನ್ನು ನೀಡಿದೆ. ಇದು ಹಳೆಯ ಅಥವಾ ಮೂಲ ಪ್ರಸ್ತಾವನೆ ಎಂದು ಸೂಚಿಸುವ ಯಾವುದೇ ಅಡಿಟಿಪ್ಪಣಿ ಅಥವಾ ಸೂಚನೆಯನ್ನು ಆ ಪುಟದಲ್ಲಿ ನೀಡಿಲ್ಲ.

> ಸಮಾಜವಾದ ಮತ್ತು ಜಾತ್ಯತೀತ ಎಂಬ ಪದಗಳನ್ನು ಸರ್ಕಾರವು ಅತ್ಯಂತ ಜಾಣತನದಿಂದ ಕೈಬಿಟ್ಟಿದೆ. ಇದು ಅತ್ಯಂತ ಗಂಭೀರವಾದ ವಿಚಾರ. ಬಿಜೆಪಿಯ ಉದ್ದೇಶವೇನು?
> **ಅಧೀರ್ ರಂಜನ್ ಚೌಧರಿ**, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ

> ಸಮಾಜವಾದ ಮತ್ತು ಜಾತ್ಯತೀತ ಪದಗಳನ್ನು ಕೈಬಿಟ್ಟಿರುವ ಕ್ರಮವು ಬಿಜೆಪಿ ನಿಜವಾಗಿಯೂ ಪಕ್ಷಪಾತದ ಪಕ್ಷ ಎಂಬುದನ್ನು ಬಯಲು ಮಾಡಿದೆ. ಸುಳ್ಳು ಸಮರ್ಥನೆಯನ್ನು ಬಿಜೆಪಿ ನಿಲ್ಲಿಸಲಿ
> **ಕ್ಲೈಡ್ ಕ್ರಾಸ್ಟೊ**, ಎನ್‌ಸಿಪಿ ವಕ್ತಾರ

> ಸಂವಿಧಾನಕ್ಕೆ ಹಲವು ಬಾರಿ ತಿದ್ದುಪಡಿ ತರಲಾಗಿದೆ. ಈಗ ಯಾರಿಗಾದರೂ ಸಂವಿಧಾನದ ಪ್ರತಿ ನೀಡುವುದಾದರೆ ಅದರಲ್ಲಿ ಆ ಎಲ್ಲಾ ತಿದ್ದುಪಡಿಗಳು ಇರಲೇಬೇಕು
> **ಡೋಲಾ ಸೆನ್**, ಟಿಎಂಸಿ ಸಂಸದೆ

> ಭಾರತ ಸಂವಿಧಾನದ ಪ್ರಸ್ತಾವನೆಯಿಂದ ಈ ಪದಗಳನ್ನು ತೆಗೆದುಹಾಕಿರುವ ಬಿಜೆಪಿ ಸರ್ಕಾರದ ಕ್ರಮವು ಕಡು ಅಪರಾಧ. ಇದನ್ನು ನಾವು ಲೋಕಸಭೆಯಲ್ಲಿ ಪ್ರಶ್ನಿಸುತ್ತೇವೆ
> **ಬಿನೋಯ್ ವಿಶ್ವಂ**, ಸಿಪಿಐ ಸಂಸದ

> ಸಂವಿಧಾನಕ್ಕೆ ತಿದ್ದುಪಡಿ ತರದ ಹೊರತು ಇಂತಹ ಬದಲಾವಣೆ ಮಾಡಲು ಸಾಧ್ಯವಿಲ್ಲ. ಹಾಗೇನಾದರೂ ಮಾಡಿದ್ದರೆ, ಅದು ಸರ್ಕಾರಕ್ಕೆ ಮುಳುವಾಗಲಿದೆ
> **ಅಶ್ವಿನಿ ಕುಮಾರ್**, ಕಾಂಗ್ರೆಸ್ ಮುಖಂಡ

ಮತ್ತೆ ಮೂರು ಜಿಂಕೆಗಳ ಸಾವು

ಪ್ರಜಾವಾಣಿ ವಾರ್ತೆ

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜಿಂಕೆಗಳ ಸಾವು ಸರಣಿ ಮುಂದುವರಿದಿದೆ. ಬುಧವಾರ ಮತ್ತೆ ಮೂರು ಜಿಂಕೆಗಳು ಸಾವನ್ನಪ್ಪಿವೆ. ವಾರದಿಂದ ಈಚೆಗೆ ಒಟ್ಟು 13 ಜಿಂಕೆಗಳು ಮೃತಪಟ್ಟಿದ್ದು, ಸಾವಿನ ಸಂಖ್ಯೆ 16ಕ್ಕೇರಿದೆ.

> ಜಿಂಕೆಗಳ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ. ವರದಿ ಬಂದ ನಂತರ ತಜ್ಞರ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು
> **ಸೂರ್ಯಸೇನ್,** ಕಾರ್ಯನಿರ್ವಾಹಕ ನಿರ್ದೇಶಕ, ಬನ್ನೇರುಘಟ್ಟ ಉದ್ಯಾನ

‘ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆ ಉದ್ಯಾನದಿಂದ ತರುವಾಗಲೇ ಜಿಂಕೆಗಳು ರಕ್ತಹೀನತೆಯಿಂದ ಬಳಲುತ್ತಿದ್ದವು. ಇಲ್ಲಿ ನೀಡಲಾಗುತ್ತಿರುವ ಆಹಾರಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿವೆ. ಚಿಕಿತ್ಸೆ ನೀಡಲು ಮುಂದಾದರೆ ಕೆಲವೊಮ್ಮೆ ಹೃದಯಾಘಾತಕ್ಕೆ ಒಳಗಾಗುತ್ತಿವೆ’ ಎಂದು ಬನ್ನೇರುಘಟ್ಟ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ತಿಳಿಸಿದರು.

ಮಹಿಳಾ ಮೀಸಲು ಮಸೂದೆಗೆ ಲೋಕಸಭೆಯಲ್ಲಿ ಒಪ್ಪಿಗೆ

ಪ್ರಜಾವಾಣಿ ವಾರ್ತೆ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲು ನೀಡುವತ್ತ ಮತ್ತೊಂದು ಹೆಜ್ಜೆ ಹತ್ತಿರ ಸಾಗಿದಂತಾಗಿದೆ. ಇದಕ್ಕಾಗಿ 128ನೇ ಸಂವಿಧಾನ ತಿದ್ದುಪಡಿಗೆ ಲೋಕಸಭೆಯು ಬುಧವಾರ ಒಪ್ಪಿಗೆ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಬಹುಪಾಲು ಸಹಮತ ಏರ್ಪಟ್ಟಿತ್ತು.

ಇಡೀ ದಿನ ನಡೆದ ಚರ್ಚೆಯ ಸಂದರ್ಭದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಬಿರುಸಿನ ವಾಗ್ವಾದ ನಡೆಯಿತು. ಎರಡೂ ಕಡೆಯವರು ಮೀಸಲು ಮಸೂದೆ ಅಂಗೀಕಾರದ ರಾಜಕೀಯ ಲಾಭ ಪಡೆದುಕೊಳ್ಳಲು ಪ್ರಯತ್ನಿಸಿದರು. ಮೀಸಲಾತಿಯೊಳಗೆ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಒಳಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ಮತ್ತು ‘ಇಂಡಿಯಾ’ ಮೈತ್ರಿಕೂಟದ ಕೆಲವು ಪಕ್ಷಗಳು ಆಗ್ರಹಿಸಿದವು. ಮಸೂದೆಯು ತಕ್ಷಣವೇ ಜಾರಿಗೆ ಬರಬೇಕು ಎಂಬ ಒತ್ತಾಯವೂ ಕೇಳಿ ಬಂತು.

ಮಸೂದೆಯನ್ನು ಮತಕ್ಕೆ ಹಾಕಿದಾಗ ಪರವಾಗಿ 454 ಸಂಸದರು ಮತ ಹಾಕಿದ್ದಾರೆ. ಇಬ್ಬರು ಸಂಸದರು ಮಾತ್ರ ಮಸೂದೆಯನ್ನು ವಿರೋಧಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂದರ್ಭದಲ್ಲಿ ಸದನದಲ್ಲಿ ಉಪಸ್ಥಿತರಿದ್ದರು. ಈ ಅಧಿವೇಶನದಲ್ಲಿಯೇ ಮಸೂದೆ ಅಂಗೀಕಾರವಾಗಬೇಕು ಎಂಬ ಇಚ್ಛೆಯನ್ನು ಸರ್ಕಾರ ಹೊಂದಿದೆ.

7ನೇ ಪುಟ ನೋಡಿ

ಕಾವೇರಿ: ‘ಸುಪ್ರೀಂ’ಗೆ ಅರ್ಜಿ

ಪ್ರಜಾವಾಣಿ ವಾರ್ತೆ

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಬುಧವಾರ ಪ್ರಮಾಣಪತ್ರ ಸಲ್ಲಿಸಿದೆ.

‘ತಮಿಳುನಾಡಿಗೆ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆಗಸ್ಟ್ 11, ಆಗಸ್ಟ್ 29 ಹಾಗೂ ಸೆಪ್ಟೆಂಬರ್ 18ರಂದು ಹೊರಡಿಸಿರುವ ಆದೇಶ ನ್ಯಾಯ ಸಮ್ಮತವಲ್ಲ. ಸೆಪ್ಟೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ಪುನರ್‌ಪರಿಶೀಲಿಸಬೇಕು ಎಂಬುದಾಗಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು’ ಎಂದೂ ರಾಜ್ಯ ಹೇಳಿದೆ.

ಜತೆಗೆ, ವಕೀಲ ವಿವೇಕ್ ಸುಬ್ಬಾ ರೆಡ್ಡಿ, ಸ್ಯಾಂಕಿ ಉದ್ಯಾನ ನಡಿಗೆದಾರರ ಸಂಘ, ಎಂಬಸಿ ಹೆರಿಟೇಜ್ ಅಪಾರ್ಟ್‌ಮೆಂಟ್ ಓನರ್ಸ್ ಅಸೋಸಿಯೇಷನ್, ಮಲ್ಲೇಶ್ವರ ಕಮರ್ಷಿಯಲ್ ಫೋರಂ ಸೇರಿದಂತೆ ಒಂಬತ್ತು ಸಂಘ ಸಂಸ್ಥೆಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

‘ರಾಜ್ಯದ 16 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇಂತಹ ಸನ್ನಿವೇಶದಲ್ಲಿ ತಮಿಳುನಾಡಿಗೆ 24 ಸಾವಿರ ಕ್ಯೂಸೆಕ್ ನೀರು ಹರಿಸಲು ಸಾಧ್ಯವಿಲ್ಲ. ತಮಿಳುನಾಡಿನ ಅರ್ಜಿ ತಿರಸ್ಕರಿಸಬೇಕು’ ಎಂದು ಪ್ರಮಾಣ ಪತ್ರದಲ್ಲಿ ಕೋರಲಾಗಿದೆ.

ಜಲಶಕ್ತಿ ಸಚಿವರ ಭೇಟಿ ಇಂದು

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಗುರುವಾರ ಬೆಳಿಗ್ಗೆ 10.30ಕ್ಕೆ ಭೇಟಿ ಮಾಡಲಿದ್ದಾರೆ.

‘ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಬುಧವಾರ ಸಂಜೆ ಭೇಟಿ ಮಾಡಿಸುವುದಾಗಿ ಪ್ರಲ್ಹಾದ ಜೋಷಿ ಹೇಳಿದ್ದರು. ಶೆಖಾವತ್ ಅವರು ರಾಜಸ್ಥಾನದಿಂದ ಬರುವುದು ತಡವಾಗುವ ಕಾರಣ ಭೇಟಿ ಮುಂದೂಡಲಾಗಿದೆ’ ಎಂದು ಶಿವಕುಮಾರ್ ತಿಳಿಸಿದರು.

‘ನಾನು, ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರು ದೆಹಲಿಯಲ್ಲೇ ಇರಲಿದ್ದು, ಮಧ್ಯರಾತ್ರಿಯಾದರೂ ಸರಿ ಸಚಿವರನ್ನು ಭೇಟಿ ಮಾಡಲು ತಯಾರಿದ್ದೇವೆ’ ಎಂದರು.

ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನನ್ನ ಸುದ್ದಿಗೆ ಬಂದ ಕೆಲವರ ಸೆಟ್ಲ್‌ಮೆಂಟ್ ಈಗಾಗಲೇ ಆಗಿದೆ. ಈಶ್ವರಪ್ಪ ಈಗ ಎಲ್ಲಿದ್ದಾರೆ, ನಾನು ಎಲ್ಲಿದ್ದೇನೆ ಎಂಬುದನ್ನು ಮೊದಲು ಅರಿತುಕೊಳ್ಳಲಿ. ಅವರನ್ನು ವಿಶ್ರಾಂತಿಗೆ ಕಳುಹಿಸಲಾಗಿದೆ’ ಎಂದು ವ್ಯಂಗ್ಯವಾಗಿ ಹೇಳಿದರು.

ಬಿಜೆಪಿ ಟಿಕೆಟ್ ವಂಚನೆ ಪ್ರಕರಣ

ಮಠಕ್ಕೆ ₹56 ಲಕ್ಷ ನಗದು ತುಂಬಿದ ಬ್ಯಾಗ್

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ಅಭಿನವ ಹಾಲವೀರಪ್ಪ ಸ್ವಾಮೀಜಿ ಅವರ ವಿಜಯನಗರ ಜಿಲ್ಲೆಯ ಹಿರೇಹಡಗಲಿ ಹಾಲಸ್ವಾಮಿ ಮಠದ ಪ್ರಾಂಗಣದಲ್ಲಿ ಬುಧವಾರ ಮಧ್ಯಾಹ್ನ ಮೈಸೂರಿನ ವಕೀಲ, ರಿಯಲ್ ಎಸ್ಟೇಟ್ ಉದ್ಯಮಿ ಪ್ರಣವ್ ಪ್ರಸಾದ್ ಎಂಬವರು ₹56 ಲಕ್ಷ ತುಂಬಿದ ಬ್ಯಾಗ್ ಅನ್ನು ಇರಿಸಿ ತೆರಳಿದ್ದಾರೆ.


ಹಾಲವೀರಪ್ಪ ಸ್ವಾಮೀಜಿ

ಖಾಸಗಿ ವಾಹನದಲ್ಲಿ ಬಂದ ಅವರು, ಮಠದ ಪಲ್ಲಕ್ಕಿಯ ಬಳಿ ಹಣದ ಬ್ಯಾಗ್ ಇಟ್ಟು ವಿಡಿಯೊ ಮಾಡಿದ್ದಾರೆ. ಆ ಹಣವನ್ನು ಸಿಸಿಬಿ ಪೊಲೀಸರ ಸೂಚನೆಯಂತೆ ಸ್ಥಳೀಯ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

‘ಈ ದುಡ್ಡನ್ನು ಹಿರೇಹಡಗಲಿ ಮಠದ ಅಭಿನವ ಹಾಲವೀರಪ್ಪ ಸ್ವಾಮೀಜಿ ಅವರ ಕಾರು ಚಾಲಕ ರಾಜು ಎಂಬವರು ಮೈಸೂರಿನ ನನ್ನ ಕಚೇರಿಗೆ ತಲುಪಿಸಿದ್ದರು. ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ನನ್ನ ಬಳಿ ಇಲ್ಲ. ಈ ಹಣವನ್ನು ಮಠದಲ್ಲಿ ವಾಸವಿರುವ ಸ್ವಾಮೀಜಿ ಅವರ ತಂದೆಗೆ ತಲುಪಿಸುತ್ತಿದ್ದೇನೆ. ₹60 ಲಕ್ಷ ತಂದು ಅದರಲ್ಲಿ ₹56 ಲಕ್ಷ ನನ್ನ ಕಚೇರಿಗೆ ತಲುಪಿಸಿದ್ದರು. ಉಳಿದ ₹4 ಲಕ್ಷವನ್ನು ವಕೀಲರ ಶುಲ್ಕಕ್ಕಾಗಿ ಕಾರು ಚಾಲಕ ಪಡೆದುಕೊಂಡಿದ್ದರು’ ಎಂದು ವಿಡಿಯೊ ಸಂದೇಶದಲ್ಲಿ ಹೇಳಿಕೊಂಡಿದ್ದಾರೆ.

‘ಪ್ರಣವ್ ಅವರಿಗೂ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಲಾಗುವುದು’ ಎಂದು ಸಿಸಿಬಿ ಮೂಲಗಳು ಹೇಳಿವೆ.

6ನೇ ಪುಟ ನೋಡಿ

ಚಿನಕುರಳಿ

ಪ್ರಕಾಶ್ ಶೆಟ್ಟಿ




ಒಳ ಪುಟಗಳು



‘ಮಹಿಳಾ ಮೀಸಲಾತಿಯ ಬದ್ಧತೆಯೇ ಮಸೂದೆಯಲ್ಲಿಲ್ಲ’

ಪ್ರಜಾವಾಣಿ ವಾರ್ತೆ



ಬೆಂಗಳೂರು: ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದಿರುವ ಮಹಿಳಾ ಮೀಸಲಾತಿ ಮಸೂದೆಯಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸುವ ಬದ್ಧತೆಗಿಂತ ರಾಜಕೀಯ ಲಾಭದ ಸ್ವಾರ್ಥದ ಲೆಕ್ಕಾಚಾರವೇ ಜಾಸ್ತಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಕೇಂದ್ರ ಸರ್ಕಾರ ಮಸೂದೆ ಮಂಡಿಸಿ, ಒಪ್ಪಿಗೆ ಪಡೆದಿರುವುದು ಸ್ವಾಗತಾರ್ಹ. ಆದರೆ, ಜನಗಣತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಮಹಿಳಾ ಮೀಸಲಾತಿ ಜಾರಿಯಾಗಲಿದೆ ಎಂಬ ನಿರ್ಬಂಧ ಮಸೂದೆಯಲ್ಲಿದೆ. ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡು ಮಹಿಳೆಯರಿಗೆ ಮೀಸಲಾತಿ ದೊರಕಲು ಇನ್ನೂ 20 ವರ್ಷ ಬೇಕಾಗಬಹುದು’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

‘ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬದ್ಧತೆ ಇದ್ದಿದ್ದರೆ ರಾಜ್ಯಸಭೆಯ ಒಪ್ಪಿಗೆ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. ಆದರೆ, ಕೆಲವು ಬದಲಾವಣೆಗಳೊಂದಿಗೆ ಲೋಕಸಭೆಯಲ್ಲಿ ಮಸೂದೆ ಮಂಡಿಸಲಾಗಿದೆ. ಈಗ ಮತ್ತೆ ರಾಜ್ಯಸಭೆಯ ಅಂಗೀಕಾರ ಬೇಕಿದೆ’ ಎಂದು ಹೇಳಿದ್ದಾರೆ.

ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಒಳ ಮೀಸಲಾತಿ ಕಲ್ಪಿಸಬೇಕು. ಇಲ್ಲವಾದರೆ ಮಹಿಳಾ ಮೀಸಲಾತಿಯ ಮೂಲ ಆಶಯವೇ ಈಡೇರುವುದಿಲ್ಲ. ಒಳ ಮೀಸಲಾತಿ ಕಲ್ಪಿಸದಿದ್ದರೆ ಈ ಮಸೂದೆಯ ಉದ್ದೇಶವೇ ವಿಫಲವಾಗುತ್ತದೆ ಎಂದಿದ್ದಾರೆ.

ಮಹಿಳಾ ಮೀಸಲಾತಿಗೆ ಮುನ್ನುಡಿ ಬರೆದಿರುವುದು ಕಾಂಗ್ರೆಸ್. ಸ್ಥಳೀಯ ಸಂಸ್ಥೆಗಳಲ್ಲಿ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸಿದ್ದು ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ. ಸಂಸತ್ ಮತ್ತು ವಿಧಾನಮಂಡಲದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಕೂಡ ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಮಂಡಿಸಿತ್ತು ಎಂದು ಹೇಳಿದ್ದಾರೆ.

ಯಶವಂತಪುರ–ಕಾಚಿಗುಡ ಮಧ್ಯೆ ‘ವಂದೇ ಭಾರತ್’

• ಬಾಲಕೃಷ್ಣ ಪಿ.ಎಚ್.

ಬೆಂಗಳೂರು: ರಾಜ್ಯದಲ್ಲಿ ಮೂರನೇ ‘ವಂದೇ ಭಾರತ್’ ರೈಲು ಸಂಚಾರ ಆರಂಭಗೊಳ್ಳಲಿದೆ. ಆದರೆ, ಇದು ಅಂತರ್ ರಾಜ್ಯ ಸಂಚಾರವಾಗಿದ್ದು, ಆಂಧ್ರ, ತೆಲಂಗಾಣ ರಾಜ್ಯದಲ್ಲೇ ಹೆಚ್ಚು ಸಂಚರಿಸಿ ಯಶವಂತಪುರಕ್ಕೆ ಬರಲಿದೆ.

ಕಾಚಿಗುಡ–ಯಶವಂತಪುರ ನಡುವೆ ಸಂಚರಿಸಲಿರುವ ಈ ‘ವಂದೇ ಭಾರತ್’ ರೈಲು ಆಂಧ್ರದ ಮೆಹಬೂಬ್‌ನಗರ, ಕರ್ನೂಲ್ ಸಿಟಿ, ಅನಂತಪುರ, ಧರ್ಮಾವರಂ ರೈಲು ನಿಲ್ದಾಣಗಳಲ್ಲಿ ಮಾತ್ರ ನಿಲ್ಲಲಿದೆ. ಕಾಚಿಗುಡ–ಯಶವಂತಪುರ ನಡುವೆ 610 ಕಿಲೋಮೀಟರ್ ಅಂತರ ಇದೆ. ಇದನ್ನು ಕ್ರಮಿಸಲು ಇತರ ರೈಲುಗಳು ಸುಮಾರು 12 ತಾಸು ತೆಗೆದುಕೊಂಡರೆ, ‘ವಂದೇ ಭಾರತ್’ 8.30 ತಾಸುಗಳಲ್ಲಿ ಕ್ರಮಿಸಲಿದೆ.

ಸಮಯ: ಪ್ರತಿದಿನ ಬೆಳಿಗ್ಗೆ 5.30ಕ್ಕೆ ಕಾಚಿಗುಡದಿಂದ ಹೊರಡಲಿದೆ. 6.59ಕ್ಕೆ ಮೆಹಬೂಬ್‌ನಗರ, 8.39ಕ್ಕೆ ಕರ್ನೂಲ್ ಸಿಟಿ, 10.54ಕ್ಕೆ ಅನಂತಪುರ, 11.25ಕ್ಕೆ ಧರ್ಮಾವರಂ ರೈಲು ನಿಲ್ದಾಣಗಳಿಗೆ ತಲುಪಿ ಮಧ್ಯಾಹ್ನ 2ಕ್ಕೆ ಯಶವಂತಪುರಕ್ಕೆ ತಲುಪಲಿದೆ. ಯಶವಂತಪುರದಿಂದ ಮಧ್ಯಾಹ್ನ 2.45ಕ್ಕೆ ಹೊರಡಲಿದೆ. ಅನಂತಪುರಕ್ಕೆ ಸಂಜೆ 5.40ಕ್ಕೆ, ಕರ್ನೂಲ್ ಸಿಟಿಗೆ ರಾತ್ರಿ 7.50ಕ್ಕೆ, ಮೆಹಬೂಬ್‌ನಗರಕ್ಕೆ ರಾತ್ರಿ 9.39ಕ್ಕೆ ಬಂದು, ರಾತ್ರಿ 11.15ಕ್ಕೆ ಕಾಚಿಗುಡಕ್ಕೆ ತಲುಪಲಿದೆ.

2022ರ ನವೆಂಬರ್‌ನಲ್ಲಿ ಮೈಸೂರು–ಚೆನ್ನೈ ನಡುವೆ ಮತ್ತು 2023ರ ಜೂನ್‌ನಲ್ಲಿ ಕೆಎಸ್‌ಆರ್ ಬೆಂಗಳೂರು–ಧಾರವಾಡ ನಡುವೆ ‘ವಂದೇ ಭಾರತ್’ ರೈಲು ಸಂಚಾರ ಆರಂಭವಾಗಿತ್ತು. ಇದಕ್ಕೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದೆ. ಈ ‘ವಂದೇ ಭಾರತ್’ಗೂ ಅದೇ ರೀತಿಯ ಸ್ಪಂದನೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ರೈಲ್ವೆ ಅಧಿಕಾರಿಗಳು ಇದ್ದಾರೆ.

‘ಕರ್ನಾಟಕಕ್ಕೆ ಹೆಚ್ಚು ಉಪಯೋಗವಿಲ್ಲ’

ಈ ರೈಲನ್ನು ದಕ್ಷಿಣ–ಮಧ್ಯ (ಸೌತ್ ಸೆಂಟ್ರಲ್) ರೈಲ್ವೆಯವರು ನಿರ್ವಹಣೆ ಮಾಡುತ್ತಾರೆ. ಹಾಗಾಗಿ ಆಂಧ್ರ, ತೆಲಂಗಾಣದಲ್ಲೇ ಹೆಚ್ಚು ಸಂಚರಿಸುತ್ತದೆ. ಇದರಿಂದ ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಜಿಲ್ಲೆಗಳಿಗೆ ಉಪಯೋಗವಿಲ್ಲ ಎಂದು ರೈಲ್ವೆ ಹೋರಾಟಗಾರ ಕೆ.ಎನ್. ಕೃಷ್ಣಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು.

‘ಗುಂತಕಲ್, ರಾಯಚೂರು, ವಾಡಿ, ಯಾದಗಿರಿ, ಸೇಡಂ ಮೂಲಕ ಕಾಚಿಗುಡಕ್ಕೆ ಹೋಗಿದ್ದರೆ ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಪ್ರಯೋಜನವಾಗುತ್ತಿತ್ತು. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದರೆ 70 ಕಿ.ಮೀ. ಹೆಚ್ಚಾಗುತ್ತಿತ್ತು’ ಎಂದು ಅವರು ವಿವರಿಸಿದರು.



ವಂದೇ ಭಾರತ್ ರೈಲು

ಇಂದು ಪ್ರಾಯೋಗಿಕ ಸಂಚಾರ

ಕಾಚಿಗುಡ–ಯಶವಂತಪುರ ರೈಲು ಪ್ರಾಯೋಗಿಕ ಸಂಚಾರ ಸೆ.21ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೆ.24ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗೀಯ ಹೆಚ್ಚುವರಿ ವ್ಯವಸ್ಥಾಪಕಿ (ಆಡಳಿತ) ಕುಸುಮಾ ಹರಿಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.


ಈಗಾಗಲೇ ರಾಜ್ಯದಲ್ಲಿ ಸಂಚರಿಸುತ್ತಿರುವ ಮೈಸೂರು–ಚೆನ್ನೈ ವಂದೇ ಭಾರತ್‌ನಲ್ಲಿ ನಿತ್ಯ ಶೇ 87 ರಿಂದ ಶೇ 93ರಷ್ಟು ಆಸನಗಳು ಭರ್ತಿಯಾಗುತ್ತಿವೆ. ಕೆಎಸ್‌ಆರ್ ಬೆಂಗಳೂರು– ಧಾರವಾಡ ನಡುವೆ ಸಂಚರಿಸುವ ‘ವಂದೇ ಭಾರತ್’ ರೈಲಿನಲ್ಲಿ ಶೇ 90 ರಿಂದ ಶೇ 95ರಷ್ಟು ಜನ ಪ್ರಯಾಣಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಅಗತ್ಯ ಕ್ರಮಕ್ಕೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಸೂಚನೆ

‘ಡೆಂಗಿ ಹರಡುವಿಕೆಗೆ ವಾತಾವರಣ ಪೂರಕ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ವಾತಾವರಣವು ಈಡಿಸ್ ಜಾತಿಯ ಸೊಳ್ಳೆಗಳ ಉತ್ಪತ್ತಿಗೆ ಪೂರಕವಾಗಿದೆ. ಇದು ಡೆಂಗಿ ಪ್ರಕರಣಗಳ ಏರಿಕೆಗೆ ಪ್ರಮುಖ ಕಾರಣವಾಗಿದೆ. ಆದ್ದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.



ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, ಸಾರ್ವಜನಿಕರಲ್ಲಿ ರೋಗದ ಬಗ್ಗೆ ಅರಿವು ಮೂಡಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಪೌರಾಡಳಿತ ನಿರ್ದೇಶಕರಿಗೂ ಪತ್ರ ಬರೆದು, ರೋಗ ತಡೆಗೆ ಕೈಜೋಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

‘ಈಡಿಸ್ ಸೊಳ್ಳೆಗಳ ಕಡಿತದಿಂದ ಹರಡುವ ಡೆಂಗಿ ಹಾಗೂ ಚಿಕೂನ್‌ಗುನ್ಯಾ ರೋಗವು ವೈರಾಣು ಸೋಂಕಾಗಿದ್ದು, ಇದಕ್ಕೆ ಯಾವುದೇ ನಿರ್ದಿಷ್ಟ ಲಸಿಕೆ ಅಥವಾ ಚಿಕಿತ್ಸೆ ಇರುವುದಿಲ್ಲ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದಿದ್ದಲ್ಲಿ ಡೆಂಗಿ ಜ್ವರದ ಲಕ್ಷಣಗಳು ಉಲ್ಬಣಗೊಂಡು, ಮಾರಣಾಂತಿಕವಾಗುವ ಸಾಧ್ಯತೆಗಳಿವೆ. ಆದ್ದರಿಂದ, ರೋಗ ಹರಡುವ ಈಡಿಸ್ ಸೊಳ್ಳೆಗಳ ನಿಯಂತ್ರಣ ಮಾಡಬೇಕು. ಮನೆಗಳಲ್ಲಿನ ನೀರಿನಲ್ಲಿ ಹಾಗೂ ಸುತ್ತ-ಮುತ್ತಲಿನ ಪರಿಸರದಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ನಿಯಂತ್ರಣಕ್ಕೆ ಹೆಚ್ಚಿನ ಗಮನ ನೀಡಬೇಕು’ ಎಂದು ಹೇಳಿದ್ದಾರೆ.

ನಗರ ಪ್ರದೇಶದಲ್ಲಿ ಅಧಿಕ: ‘ರಾಜ್ಯದಲ್ಲಿ ಒಟ್ಟು 9,147 ಡೆಂಗಿ ಪ್ರಕರಣಗಳು ವರದಿಯಾಗಿವೆ. ಅವುಗಳಲ್ಲಿ ಶೇ 40 ರಷ್ಟು ಪ್ರಕರಣಗಳು ನಗರ ಪ್ರದೇಶದಲ್ಲಿಯೇ ವರದಿಯಾಗಿವೆ. ನಗರ ಪ್ರದೇಶಗಳಲ್ಲಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣವು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದ್ದರೂ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರೋಗ್ಯ ಸಹಾಯಕರು ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶುಕ್ರವಾರ ನಗರ ಮತ್ತು ಪಟ್ಟಣಗಳ ಕೆಲ ಪ್ರದೇಶಗಳಲ್ಲಿ ಈಡಿಸ್ ಲಾರ್ವಾ ಸಮೀಕ್ಷೆ ನಡೆಸುತ್ತಿದ್ದಾರೆ. ಅವರು ಲಾರ್ವಾ ಉತ್ಪತ್ತಿ ತಾಣಗಳನ್ನೂ ನಾಶ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಬೆಂಗಳೂರು ಕಂಬಳ ನ.25ರಂದು

ಪ್ರಜಾವಾಣಿ ವಾರ್ತೆ

ಮಂಗಳೂರು: ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಕಂಬಳ ಇದೇ ಮೊದಲ ಬಾರಿಗೆ ನವೆಂಬರ್ 25ರಂದು ಬೆಂಗಳೂರಿನಲ್ಲೂ ನಡೆಯಲಿದೆ.

ತುಳು ಕೂಟದ ಸಹಕಾರದಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಂಬಳ ಸೇರಿದಂತೆ ಈ ಋತುವಿನಲ್ಲಿ 24 ಕಂಬಳಗಳನ್ನು ಹಮ್ಮಿಕೊಳ್ಳಲು ‘ಜಿಲ್ಲಾ ಕಂಬಳ ಸಮಿತಿ’ ತೀರ್ಮಾನಿಸಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮನೆಮಾತಾಗಿರುವ ಕಂಬಳ ಕ್ರೀಡೆಯ ಈ ವರ್ಷದ ಚಟುವಟಿಕೆಗೆ ನ. 11ರಿಂದ ಚಾಲನೆ ಸಿಗಲಿದೆ. ಈ ಋತುವಿನಲ್ಲಿ ಒಟ್ಟು 24 ಕಂಬಳ ನಡೆಯಲಿವೆ. ಕಳೆದ ವರ್ಷ 18 ನಡೆದಿದ್ದವು.

‘ಈ ಋತುವಿನ ಕಂಬಳಗಳನ್ನು 24 ಗಂಟೆಗಳಲ್ಲಿ ಮುಗಿಸಲು ಕಾಲಮಿತಿ ನಿಗದಿಪಡಿಸಲು ಸಮಿತಿ ಯತ್ನಿಸುತ್ತಿದೆ. ಇದಕ್ಕಾಗಿ ಕೋಣಗಳ ಮಾಲೀಕರು, ಜಾಕಿ, ರೆಫರಿಗಳು, ಕಂಬಳ ಸಮಿತಿ ಪ್ರತಿನಿಧಿಗಳಿರುವ ಒಂಬತ್ತು ಸದಸ್ಯರ ಸಮಿತಿ ರಚಿಸಲಾಗಿದೆ. ಸಮಿತಿಯು ಶೀಘ್ರವೇ ನಿಯಮಾವಳಿಗಳನ್ನು ಅಂತಿಮಗೊಳಿಸಲಿದೆ’ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.

‘ಚೈತ್ರಾ ಪ್ರಕರಣ ಇ.ಡಿಗೆ ವಹಿಸಿ’

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿದ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್‌ಪಿ) ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಮನವಿ ಸಲ್ಲಿಸಿದೆ.

ಚೈತ್ರಾ ಕುಂದಾಪುರ ಹಾಗೂ ಇತರೆ ಆರೋಪಿಗಳು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ₹ 5 ಕೋಟಿ ಪಡೆದಿದ್ದಾರೆ. ಅಷ್ಟೊಂದು ದೊಡ್ಡ ಮೊತ್ತ ಅಕ್ರಮವಾಗಿ ವರ್ಗಾವಣೆಯಾಗಿದೆ. ಹಾಗಾಗಿ, ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಎನ್.ದೀಪಕ್ ಅವರು ಇ.ಡಿ ಬೆಂಗಳೂರು ವಿಭಾಗದ ಜಂಟಿ ನಿರ್ದೇಶಕರಿಗೆ ಮನವಿ ಮಾಡಿದ್ದಾರೆ.


ನಗರದಲ್ಲಿ ಇಂದು

ತರಗತಿಗಳ ಉದ್ಘಾಟನಾ ಸಮಾರಂಭ: ಅತಿಥಿ: ಅಲೋಕ್ ಶ್ರೀವಾಸ್ತವ್, ಅಧ್ಯಕ್ಷತೆ: ನಾರಾಯಣ್ ರಾವ್ ಆರ್. ಮಾನ್ಯಾ, ಆಯೋಜನೆ ಮತ್ತು ಸ್ಥಳ: ಬಿ.ಎನ್.ಎಂ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬನಶಂಕರಿ 2ನೇ ಹಂತ, ಬೆಳಿಗ್ಗೆ 10

ವಿಶ್ವ ಅಲ್ಜೈಮರ್ ದಿನ: ಅತಿಥಿಗಳು: ದಿನೇಶ್ ಗುಂಡೂರಾವ್, ಡಾ. ಪಿ.ಟಿ. ಶಿವಕುಮಾರ್, ಡಾ. ರಾಧಾಮೂರ್ತಿ, ಡಾ. ಪ್ರತಿಮಾ ಮೂರ್ತಿ, ಆಯೋಜನೆ ಮತ್ತು ಸ್ಥಳ: ನಿಮ್ಹಾನ್ಸ್, ಬೆಳಿಗ್ಗೆ 11

‘ವಿಷನ್–2023’ ಕರ್ನಾಟಕ: ಅತಿಥಿಗಳು: ಥಾವರಚಂದ್ ಗೆಹಲೋತ್, ಎಂ.ವಿ. ರಾಜೀವ್ ಗೌಡ, ಕೆ.ಎಸ್. ನಾರಾಯಣಸ್ವಾಮಿ, ಕೆ. ಜಯರಾಜ್, ಆಯೋಜನೆ: ಬೆಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಷನ್, ಸ್ಥಳ: ಹೋಟೆಲ್ ಕ್ಯಾಪಿಟಲ್, ರಾಜಭವನ ರಸ್ತೆ, ಮಧ್ಯಾಹ್ನ 3

‘ಭಾವದನಿ’ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ, ಸನ್ಮಾನ: ಉದ್ಘಾಟನೆ: ಗಣಪತಿ ಹೆಗಡೆ, ಕವಿಗೋಷ್ಠಿ ಅಧ್ಯಕ್ಷತೆ: ಎಚ್.ಎಲ್. ಪುಷ್ಪ, ಅತಿಥಿ: ಜೆ. ಶ್ರೀನಿವಾಸಮೂರ್ತಿ, ಪ್ರಶಸ್ತಿ ಪ್ರದಾನ: ಜಾಣಗೆರೆ ವೆಂಕಟರಾಮಯ್ಯ, ‘ಭಾವದನಿ ಭೂಷಣ’ ಪ್ರಶಸ್ತಿ ಪುರಸ್ಕೃತರು: ಬಿ.ಆರ್. ಶೇಷಾದ್ರಿ ಅಯ್ಯಂಗಾರ್, ‘ಭಾವದನಿ ಶ್ರೀ’ ಪ್ರಶಸ್ತಿ ಪುರಸ್ಕೃತರು: ವೈಶಾಲಿ ಪೈ, ಕೂಡ್ಲೂರು ವೆಂಕಟಪ್ಪ, ಜಯರಾಮೇಗೌಡ್ರು, ‘ಭಾವದನಿ ಅನಿಕೇತನ’ ಪ್ರಶಸ್ತಿ ಪುರಸ್ಕೃತರು: ಸೂರ್ಯ ಕೀರ್ತಿ, ಉಪಸ್ಥಿತಿ: ಶೈಲಾ ಆರ್., ಮಹೇಶ್ ಕುಮಾರ್ ಆರ್., ಡಿ. ಉಷಾರಾಣಿ, ಅನಿತಾ ಕುಮಾರ್, ಸ್ವಾಮಿ ಕೆ. ಗೌಡ, ಆಯೋಜನೆ: ಭಾವದನಿ ಬಳಗ ಟ್ರಸ್ಟ್, ಸ್ಥಳ: ಎಂ.ಇ.ಎಸ್. ಕಾಲೇಜು, ಮಲ್ಲೇಶ್ವರ, ಮಧ್ಯಾಹ್ನ 3



ಎಚ್.ಎಲ್. ಪುಷ್ಪ

‘ಕನ್ನಡದ ನಾಳೆಗಳಿಗಾಗಿ ನಾಡು–ನುಡಿಯ ಸುತ್ತ ಒಂದು ಮಾತುಕತೆ’ ಕುರಿತ ಉಪನ್ಯಾಸ: ಆನಂದ್ ಜಿ., ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30

ಪ್ರವಚನ ವಾಹಿನಿ: ‘ಪುಟ್ಟ ಕಥೆಗಳು–ದಿಟ್ಟ ಸಂದೇಶ’ ಕುರಿತ ಉಪನ್ಯಾಸ: ಕೆ.ಪಿ. ಪುತ್ತೂರಾಯ, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ, ಸಂಜೆ 6.30

ಭರತನಾಟ್ಯ ಪ್ರದರ್ಶನ: ಪ್ರಸ್ತುತಿ: ಕಲಾ ಸಂಕಲ್ಪ ನೃತ್ಯ ಶಾಲೆಯ ವಿದ್ಯಾರ್ಥಿಗಳು, ನಿರ್ದೇಶನ: ಸುಮಾ ಐತಾಳ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ, 5ನೇ ಬಡಾವಣೆ, ಸಂಜೆ 7.30

ಹರಿನಾಮ ಸಂಕೀರ್ತನೆ: ಗಾಯನ: ಆರ್. ಲಲಿತಾ, ಪಿಟೀಲು: ಅಭಿರಾಮ್, ಮೃದಂಗ: ಗೌತಮ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಸಂಜೆ 7



ಆರ್. ಲಲಿತಾ

‘ಮುಕ್ಕಾಂ ಪೋಸ್ಟ್ ಬೊಂಬಿಲವಾಡಿ’ ನಾಟಕ ಪ್ರದರ್ಶನ: ನಿರ್ದೇಶನ: ರವೀಂದ್ರ ಪೂಜಾರಿ, ಆಯೋಜನೆ: ಸಮಷ್ಟಿ, ಸ್ಥಳ: ರಂಗಶಂಕರ, ಜೆ.ಪಿ. ನಗರ, ಸಂಜೆ 7.30

ಗಣೇಶ ಚತುರ್ಥಿ ವಿಶೇಷ

ಗಣೇಶೋತ್ಸವ: ದೇವರಿಗೆ ಸರ್ವಾಭಿಷೇಕ ಅಲಂಕಾರ ಬೆಳಿಗ್ಗೆ 6.30ಕ್ಕೆ, ಸತ್ಯನಾರಾಯಣಸ್ವಾಮಿ ಪೂಜೆ, ಲಕ್ಷ್ಮಿ ಪೂಜೆ 9.30ಕ್ಕೆ, ಅನ್ನಸಂತರ್ಪಣೆ ಮಧ್ಯಾಹ್ನ 12.30ಕ್ಕೆ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ, ವರಸಿದ್ಧಿ ವಿನಾಯಕ ಸ್ವಾಮಿಯ ವಿಸರ್ಜನೆ ಸಂಜೆ 7ಕ್ಕೆ, ಆಯೋಜನೆ ಮತ್ತು ಸ್ಥಳ: ವಿಜಯ ಮಹಾಗಣಪತಿ ದೇವಸ್ಥಾನ, ಜಯನಗರ

ವಿನಾಯಕೋತ್ಸವ–2023: ಗಣಹೋಮ ಬೆಳಿಗ್ಗೆ 9ಕ್ಕೆ, ಡ್ರಮ್ ಮತ್ತು ತಾಳವಾದ್ಯ, ಅನ್ನಸಂತರ್ಪಣೆ ಮಧ್ಯಾಹ್ನ 12ಕ್ಕೆ, ಗಣೇಶನ ಮೆರವಣಿಗೆ ಮತ್ತು ವಿಸರ್ಜನೆ ಸಂಜೆ 7ಕ್ಕೆ, ಆಯೋಜನೆ ಮತ್ತು ಸ್ಥಳ: ವಿನಾಯಕ ಮಿತ್ರ ಮಂಡಳಿ, ಜಯನಗರ, 8ನೇ ಬ್ಲಾಕ್

ಮಿಲ್ಕ್ ಕಾಲೊನಿ ಗಣೇಶ ಹಬ್ಬ–2023: ಸತ್ಯನಾರಾಯಣಸ್ವಾಮಿ ಪೂಜೆ, ಲಕ್ಷ್ಮಿನಾರಾಯಣ ಹೋಮ, ಅನ್ನಸಂತರ್ಪಣೆ, ಆಯೋಜನೆ ಮತ್ತು ಸ್ಥಳ: ಸ್ವಸ್ತಿಕ್ ಯುವಕರ ಸಂಘ, ಮಿಲ್ಕ್‌ಕಾಲೊನಿ, ರಾಜಾಜಿನಗರ, 2ನೇ ಹಂತ, ಮಧ್ಯಾಹ್ನ 12.30

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in

ಚಂದ್ರಯಾನ–3: ನಾಳೆ ನಿರ್ಣಾಯಕ ದಿನ ● 'ಶಿವಶಕ್ತಿ' ಬಿಂದುವಿನಲ್ಲಿರುವ ಲ್ಯಾಂಡರ್, ರೋವರ್


ವಿಕ್ರಮ್, ಪ್ರಜ್ಞಾನ್‌ಗೆ 'ಮರುಜೀವ'?

ಪ್ರಜಾವಾಣಿ ವಾರ್ತೆ

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದಲ್ಲಿರುವ 'ಶಿವಶಕ್ತಿ' ಬಿಂದುವಿನಲ್ಲಿ 'ನಿದ್ರಿಸುತ್ತಿರುವ' ಚಂದ್ರಯಾನ–3ರ ಲ್ಯಾಂಡರ್ 'ವಿಕ್ರಮ್' ಮತ್ತು ರೋವರ್ 'ಪ್ರಜ್ಞಾನ್' ಶುಕ್ರವಾರ (ಸೆ. 22) ಸೂರ್ಯೋದಯದ ವೇಳೆಗೆ ಪುನಃ ಎಚ್ಚರಗೊಳ್ಳುವುದೇ?

ಚಂದ್ರನ ಅಂಗಳದಲ್ಲಿ ವಿಕ್ರಮ್ ಇಳಿದ ಬಳಿಕ ರೋವರ್ ಚಂದ್ರನ ಒಂದು ಪೂರ್ತಿ ದಿನ (ಭೂಮಿಯ 14 ದಿನಗಳು) ಕಾರ್ಯ ನಿರ್ವಹಿಸಿತ್ತು. ಬಳಿಕ ಸೂರ್ಯಾಸ್ತ ಆಗುತ್ತಿದ್ದಂತೆ ವೈಜ್ಞಾನಿಕ ಮಾಹಿತಿ ಸಂಗ್ರಹದ ಕಾರ್ಯವನ್ನು (ಸೆ.4) ನಿಲ್ಲಿಸಿತು. ಅಂದರೆ, ಇಸ್ರೊ ವಿಜ್ಞಾನಿಗಳು ಲ್ಯಾಂಡರ್ ಮತ್ತು ರೋವರ್‌ಗಳನ್ನು ನಿದ್ರಾವಸ್ಥೆಗೆ ದೂಡಿದರು.

ಲ್ಯಾಂಡರ್ ಮತ್ತು ರೋವರ್ ಅನ್ನು 'ಸ್ಲೀಪ್ ಮೋಡ್'ಗೆ ಹಾಕುವುದಕ್ಕೂ ಮುನ್ನ ಒಂದು ವಿಶಿಷ್ಟ ಪರೀಕ್ಷೆಯನ್ನು ಇಸ್ರೊ ಯಶಸ್ವಿಯಾಗಿ ನಡೆಸಿತು.



ಲ್ಯಾಂಡರ್ ವಿಕ್ರಮ್

ಚಂದ್ರನಲ್ಲಿ ಕತ್ತಲು ಆವರಿಸಿದ ನಂತರ ಎಂಜಿನ್ ಉರಿಸುವ ಮೂಲಕ 'ವಿಕ್ರಮ್' ಲ್ಯಾಂಡರ್ ಅನ್ನು ನೆಲದಿಂದ ಮೇಲಕ್ಕೇರಿಸಿ ಕೊಂಚ ಪಕ್ಕಕ್ಕೆ ತೇಲಿಸಿ ಪುನಃ ಚಂದ್ರನಂಗಳದ ಮೇಲೆ ಸುರಕ್ಷಿತವಾಗಿ ಇಳಿಸಲಾಯಿತು.

40 ಸೆಂ.ಮೀನಷ್ಟು ಮೇಲಕ್ಕೆ ಎಬ್ಬಿಸಿ 30 ರಿಂದ 40 ಸೆಂ.ಮೀ.ನಷ್ಟು ಪಕ್ಕಕ್ಕೇ ತೇಲಿಸಿ ಮತ್ತೊಂದು ಸ್ಥಳದಲ್ಲಿ ಇಳಿಸಲಾಗಿದೆ. ಇದೊಂದು ಸಣ್ಣ ಪರೀಕ್ಷೆಯಾಗಿದ್ದರೂ ಮಹತ್ವದ ಪರೀಕ್ಷೆ. ಇದಕ್ಕೆ 'ಹಾಪ್ ಟೆಸ್ಟ್' ಎನ್ನಲಾಗುತ್ತದೆ.

ಎಲ್ಲರ ಚಿತ್ತ ಚಂದ್ರನತ್ತ: ಭಾರತ ಮಾತ್ರವಲ್ಲ; ವಿಶ್ವದ ಹಲವು ದೇಶಗಳ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ತಂತ್ರಜ್ಞರು ಈಗ ತಮ್ಮ ಚಿತ್ತವನ್ನು ಚಂದ್ರನತ್ತ ನೆಟ್ಟಿದ್ದಾರೆ. ಶುಕ್ರವಾರ ಮುಂಜಾನೆ ಸೂರ್ಯೋದಯದ ಬಳಿಕ ಬಿಸಿಲು ಲ್ಯಾಂಡರ್ ಮತ್ತು ರೋವರ್‌ಗಳ ಸೌರ ಫಲಕಗಳ ಮೇಲೆ ಬಿದ್ದ ನಂತರ, ಅವು ಪುನಃ ವಿದ್ಯುತ್ ಪೂರೈಕೆ ಮಾಡುವಲ್ಲಿ ಶಕ್ಯವಾಗಿ ಉಪಕರಣಗಳು ಕಾರ್ಯ ನಿರ್ವಹಿಸಲು ಸಾಧ್ಯವಾದರೆ ಅದು ಒಂದು ಸಾಧನೆ ಎಂದೇ ವಿಶ್ಲೇಷಿಸಲಾಗುತ್ತಿದೆ.

'ವಿಕ್ರಮ್ ಮತ್ತು ಪ್ರಜ್ಞಾನ್‌ಗಳಲ್ಲಿರುವ ಉಪಕರಣಗಳು ಚಂದ್ರನ ಒಂದು ದಿನ ಮಾತ್ರ ಕಾರ್ಯ ನಿರ್ವಹಿಸುವಂತೆ ಇಸ್ರೊ ವಿನ್ಯಾಸಗೊಳಿಸಿದೆ. ಅಂದರೆ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವೈಜ್ಞಾನಿಕ ಮಾಹಿತಿ ಸಂಗ್ರಹಿಸುವುದಷ್ಟೇ ಅವುಗಳ ಕೆಲಸವಾಗಿತ್ತು.

ಚಂದ್ರನಲ್ಲಿ ರಾತ್ರಿ ವೇಳೆ ಹೆಪ್ಪುಗಟ್ಟುವ ಥಂಡಿ ವಾತಾವರಣವಿರುತ್ತದೆ. ಈ ಸಂದರ್ಭದಲ್ಲಿ ಲ್ಯಾಂಡರ್ ಮತ್ತು ರೋವರ್ ಬೆಚ್ಚಗಿರಲು ಹೀಟರ್‌ಗಳ ಅಗತ್ಯವಿರುತ್ತದೆ. ಹೀಟರ್‌ಗಳಿಗೆ 14 ದಿನಗಳ ಕತ್ತಲಿನಲ್ಲಿ ಶಕ್ತಿ ಪೂರೈಸುವ ಬ್ಯಾಟರಿಗಳ ಅಗತ್ಯವಿರುತ್ತದೆ. ಆಗ ಮಾತ್ರ ಅವು ಉಳಿಯಬಲ್ಲವು' ಎಂದು ಇಸ್ರೊ ವಿಜ್ಞಾನಿಯೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.

'ಈ ನಿಟ್ಟಿನಲ್ಲಿ ಇಸ್ರೊ ಯಾವ ಕ್ರಮ ಕೈಗೊಂಡಿದೆ ಎಂಬ ಮಾಹಿತಿ ಇಲ್ಲ. ವಾಯೇಜರ್‌ಗಳಂತಹ ಬಾಹ್ಯಾಕಾಶ ನೌಕೆಗಳಲ್ಲಿ ಅಣುಶಕ್ತಿ ಚಾಲಿತ ಬ್ಯಾಟರಿಗಳು ಇರುತ್ತವೆ. ಅವು ನಿರಂತರ ವಿದ್ಯುತ್ ಪೂರೈಕೆ ಮಾಡುತ್ತವೆ. ಹೀಗಾಗಿ, ಅವು ಹಗಲು– ರಾತ್ರಿ ಎನ್ನದೇ ಕಾರ್ಯ ನಿರ್ವಹಿಸುತ್ತಲೇ ಇರುತ್ತವೆ. ರಷ್ಯಾ ಚಂದ್ರನ ದಕ್ಷಿಣ ಧ್ರುವಕ್ಕೆ ಕಳಿಸಿದ ನೌಕೆಯಲ್ಲೂ ಅಣುಶಕ್ತಿ ಚಾಲಿತ ಬ್ಯಾಟರಿಗಳನ್ನು ಹೊಂದಿದ್ದವು. ಆದರೆ, ನೌಕೆ ಚಂದ್ರನ ಅಂಗಳದಲ್ಲಿ ಇಳಿಯದೇ ಕುಸಿದು ಬಿದ್ದಿತು. ಚಂದ್ರಯಾನದ ಲ್ಯಾಂಡರ್ ಮತ್ತು ರೋವರ್‌ಗಳು ಅಂತಹ ಬ್ಯಾಟರಿ ಹೊಂದಿರುವ ಸಾಧ್ಯತೆ ಇಲ್ಲ' ಎಂದು ಅವರು ಹೇಳಿದರು.

'ಶುಕ್ರವಾರ ಬೆಳಿಗ್ಗೆ ಲ್ಯಾಂಡರ್ ಮತ್ತು ರೋವರ್‌ಗಳನ್ನು ಸಕ್ರಿಯಗೊಳಿಸಲು ಸಾಧ್ಯವಾಗದಿದ್ದರೆ, ಅಲ್ಲಿಗೆ ಅವುಗಳ ಕಾರ್ಯ ಪೂರ್ಣಗೊಂಡಂತೆ' ಎಂದು ವಿವರಿಸಿದರು.

ಕಟ್ಟಡ ತ್ಯಾಜ್ಯ ಅಕ್ರಮ ವಿಲೇವಾರಿ ಕಾನೂನು ಕ್ರಮದ ಎಚ್ಚರಿಕೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ಹೊರವಲಯದ ಸುತ್ತಮುತ್ತ ರಸ್ತೆ, ಖಾಲಿ ನಿವೇಶನಗಳಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಎಚ್ಚರಿಸಿದೆ.

ಪಾಲಿಕೆಯ ವ್ಯಾಪ್ತಿಯ ಹೊರಗಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಬದಿಯಲ್ಲಿ ಅನಾಮಧೇಯ ವ್ಯಕ್ತಿಗಳಿಂದ, ಏಜೆನ್ಸಿಗಳಿಂದ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ಅನಧಿಕೃತವಾಗಿ ವಿಲೇವಾರಿಯಾಗುತ್ತಿದೆ. ಇದು ನಗರದ ಘನತೆಗೆ ಕುಂದು ತರುತ್ತಿದೆ. ಆದ್ದರಿಂದ ಕಟ್ಟಡ ತ್ಯಾಜ್ಯ ವಿಲೇವಾರಿಗೆ ಅನುಪಾಲನಾ ಕ್ರಮಗಳನ್ನು ಹೊರಡಿಸಲಾಗಿದೆ ಎಂದು ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತೆ ಆರ್. ಪ್ರತಿಭಾ ತಿಳಿಸಿದ್ದಾರೆ.

- ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ವೈಜ್ಞಾನಿಕ ಅಧಿಕೃತ ಸಂಗ್ರಹಣೆ, ಸಾಗಣೆ ಮತ್ತು ವಿಲೇವಾರಿಯ ಪ್ರಾಥಮಿಕ ಜವಾಬ್ದಾರಿ ತ್ಯಾಜ್ಯ ಉತ್ಪಾದಕರದ್ದು.
- ಕಟ್ಟಡ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ, ಅಧಿಕೃತವಾಗಿ ಗುರುತಿಸಿದ ಸಂಸ್ಕರಣ ಘಟಕಗಳಿಗೆ ಸಾಗಿಸಬೇಕು.
- ಕಟ್ಟಡ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆಗಳ ಬದಿ, ಚರಂಡಿಗಳಲ್ಲಿ, ಖಾಲಿ ನಿವೇಶನಗಳಲ್ಲಿ ಅಥವಾ ಕ್ವಾರಿಗಳಲ್ಲಿ ಸುರಿಯುವುದನ್ನು ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ನಿರ್ವಹಣಾ ನಿಯಮಗಳು-2016ರನ್ವಯ ನಿಷೇಧಿಸಲಾಗಿದ್ದು, ದಂಡಾರ್ಹ ಮತ್ತು ಕಾನೂನಾತ್ಮಕವಾಗಿ ಅಪರಾಧ.
- ಕಟ್ಟಡ ತ್ಯಾಜ್ಯದ ಅನಧಿಕೃತ ವಿಲೇವಾರಿಗಾಗಿ ತ್ಯಾಜ್ಯ ಉತ್ಪಾದಕರನ್ನೊಳಗೊಂಡಂತೆ ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಣೆ/ವಿಲೇವಾರಿದಾರರಿಗೂ ನಿಯಮಾವಳಿಗಳ ಅನ್ವಯ (ಪ್ರತಿ ಟನ್‌ಗೆ ₹10 ಸಾವಿರ) ದಂಡವನ್ನು ವಿಧಿಸಲಾಗುವುದು. ಪರಿಸರ (ಸಂರಕ್ಷಣೆ) ಕಾಯ್ದೆ 1986ರನ್ವಯ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ನಗರದ ಹೊರವಲಯದಲ್ಲಿ ಕಟ್ಟಡ ತ್ಯಾಜ್ಯದ ಅನಧಿಕೃತ ವಿಲೇವಾರಿಗಾಗಿ ಸಂಚರಿಸುವ ಎಲ್ಲಾ ವಾಹನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆಯ ಕಿರಿಯ ಆರೋಗ್ಯ ಪರಿವೀಕ್ಷಕರು, ವಾರ್ಡ್ ಮಾರ್ಷಲ್ಸ್, ಮಾರ್ಷಲ್ ಸೂಪರವೈಸರ್ ತಪಾಸಣೆ ಮಾಡಬೇಕು. ನಿಯಮಾನುಸಾರ ದಂಡ ವಿಧಿಸಿ, ವಾಹನಗಳನ್ನು ವಶಪಡಿಸಿಕೊಂಡು ಹತ್ತಿರದ ಪೊಲೀಸ್ ಠಾಣೆಯ ಸುಪರ್ದಿಗೆ ನೀಡಬೇಕು.

ಇದೇ 23ಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಜಲಮಂಡಳಿಯ ಐದು ಹಂತದ ಜಲರೇಚಕ ಯಂತ್ರಾಗಾರಗಳನ್ನು ಇದೇ 23ರಂದು (ಶನಿವಾರ) ಸ್ಥಗಿತಗೊಳಿಸುವುದರಿಂದ ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೂ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಜಲಮಂಡಳಿಯ ತಾತಗುಣಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ ಮತ್ತು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಾಪಿಸುವ ಕಾರ್ಯ ಕೈಗೊಳ್ಳಲಾಗಿದೆ. ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲ 5 ಹಂತದ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸುವುದರಿಂದ, ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಖಾಲಿ ಬಕೆಟ್‌ಗಳ ಹಿಡಿದು ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು: ಎಎಪಿ ನಾಯಕರ, ಕಾರ್ಯಕರ್ತರ ಆಕ್ರೋಶ

ಪ್ರಜಾವಾಣಿ ವಾರ್ತೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಬುಧವಾರ ಖಾಲಿ ಬಿಂದಿಗೆ ಹಾಗೂ ಖಾಲಿ ಬಕೆಟ್ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪಕ್ಷದ ರಾಜ್ಯ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಮಾತನಾಡಿ, 'ರಾಜ್ಯದಲ್ಲಿ ಬರ ಪರಿಸ್ಥಿತಿಯಿದೆ. ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ? ಆದೇಶ ಪಾಲನೆ ಸಾಧ್ಯವಿಲ್ಲ. ಏನೇ ತೊಂದರೆ ಎದುರಾದರೂ ಸರ್ಕಾರದ ಜತೆಗೆ ನಾವಿದ್ದೇವೆ' ಎಂದು ಹೇಳಿದರು. 'ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕು' ಎಂದು ಆಗ್ರಹಿಸಿದರು.

'ಸಾಹಿತಿಗಳು, ಚಿತ್ರನಟರು, ಬೆಂಗಳೂರು ನಿವಾಸಿಗಳು ಕಾವೇರಿ ನೀರಿನ ಹೋರಾಟಕ್ಕೆ ಕೈಜೋಡಿಸಬೇಕು. ಕಾವೇರಿ ಇಲ್ಲದಿದ್ದರೆ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯಾಗಲಿದೆ' ಎಂದು ಹೇಳಿದರು.



ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಮತ್ತು ಕಾರ್ಯಕರ್ತರು ಬುಧವಾರ ಖಾಲಿ ಬಕೆಟ್ ಹಿಡಿದು ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ

ರಾಜ್ಯ ಘಟಕದ ಉಪಾಧ್ಯಕ್ಷ ಮೋಹನ್ ದಾಸರಿ, 'ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಡಿ.ಕೆ.ಶಿವಕುಮಾರ್ ಈಗ ಮಲಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಒಪ್ಪಂದ ಮಾಡಿಕೊಂಡಿದ್ದು, ಮತ ಬ್ಯಾಂಕ್‌ಗೆ ತೊಂದರೆಯಾಗಲಿದೆ ಎಂಬ ಕಾರಣಕ್ಕಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ನಗರ ಅಧ್ಯಕ್ಷ ಸತೀಶ್ ಕುಮಾರ್, 'ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಅವರೂ ಈ ವಿಚಾರದಲ್ಲಿ ಮಾತನಾಡುತ್ತಿಲ್ಲ' ಎಂದು ದೂರಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ, ಮಾಧ್ಯಮ ಉಸ್ತುವಾರಿಗಳಾದ ಜಗದೀಶ್ ವಿ ಸದಂ, ಅನಿಲ್ ನಾಚಪ್ಪ ಇದ್ದರು.

ಬೆಂಗಳೂರಿನಲ್ಲೂ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರ

ಬೆಂಗಳೂರು: ವಿಜಯಪುರದ ಬಿಎಲ್‌ಡಿಇ ಶಿಕ್ಷಣ ಸಂಸ್ಥೆಗಳ ಸಮೂಹದ ವಚನ ಪಿತಾಮಹ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಮತ್ತೊಂದು ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆಯಲಾಗುತ್ತಿದೆ.

ನಗರದಲ್ಲಿ ಬುಧವಾರ ಗೊ.ರು. ಚನ್ನಬಸಪ್ಪ, ಎಸ್.ಜಿ.ಸಿದ್ದರಾಮಯ್ಯ, ಟಿ.ಆರ್. ಚಂದ್ರಶೇಖರ, ಅಶೋಕ ದೊಮ್ಮಲೂರು ಅವರ ಜತೆ ಚರ್ಚೆ ನಡೆಸಿದ ನಂತರ ಸಂಸ್ಥೆಯ ಪೋಷಕರೂ ಆಗಿರುವ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಈ ಮಾಹಿತಿ ನೀಡಿದರು.

ಕೇಂದ್ರದ ರೂಪುರೇಷೆಗಳ ಚೌಕಟ್ಟನ್ನು ಸಿದ್ಧಪಡಿಸುವ ಹೊಣೆಯನ್ನು ಅಶೋಕ ದೊಮ್ಮಲೂರು ಅವರಿಗೆ ವಹಿಸಲಾಗಿದೆ. ವಚನ ಸಾಹಿತ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಂಶೋಧನೆ ಸೇರಿದಂತೆ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ವಚನಗಳ ಅಧ್ಯಯನಕ್ಕೆ ಶಾಸ್ತ್ರೀಯ ನೆಲೆಯನ್ನು ರೂಪಿಸಿದ ಹಿರಿಮೆ ಹಳಕಟ್ಟಿ ಅವರದಾಗಿದೆ. ಅವರು ಬಿಎಲ್‌ಡಿಇ ಶಿಕ್ಷಣ ಸಂಸ್ಥೆಗಳ ಸ್ಥಾಪಕರಲ್ಲಿ ಒಬ್ಬರು. ಅವರ ಹೆಸರಿನ ಸಂಶೋಧನಾ ಕೇಂದ್ರವು ವಚನ ಸಾಹಿತ್ಯದ ಕುರಿತು ಅರ್ಥಪೂರ್ಣ ಚಟುವಟಿಕೆ ನಡೆಸಿಕೊಂಡು ಬಂದಿದೆ ಎಂದು ವಿವರ ನೀಡಿದರು.

ಕಿದ್ವಾಯಿ: ಅಕ್ರಮ ತನಿಖೆಗೆ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಟೆಂಡರ್ ಸೇರಿ ವಿವಿಧ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಿರುವ ವೈದ್ಯಕೀಯ ಶಿಕ್ಷಣ ಇಲಾಖೆ, ತನಿಖಾ ವರದಿಯನ್ನು 15 ದಿನಗಳೊಳಗೆ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದೆ.

ಸಂಸ್ಥೆಯ ಪೆಟ್ ಸ್ಕ್ಯಾನ್ ಟೆಂಡರ್ ಅನ್ನು ಬೆಂಗಳೂರು ಮೆಡಿಕಲ್ ಸಿಸ್ಟಮ್ಸ್ (ಬಿಎಂಎಸ್) ಸಂಸ್ಥೆಗೆ ಕಾರ್ಯಾದೇಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 'ಅಧಿಕಾರಕ್ಕೆ ಮುನ್ನವೇ ಕಾರ್ಯಾದೇಶ!' ಎಂಬ ಶೀರ್ಷಿಕೆಯಡಿ 'ಪ್ರಜಾವಾಣಿ' ಆ.17ರಂದು ವಿಶೇಷ ವರದಿ ಪ್ರಕಟಿಸಿತ್ತು. ಬಳಿಕ ಸಂಸ್ಥೆಯಲ್ಲಿನ ವೈದ್ಯರು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಾಲ್ಕು ಪುಟಗಳ ವರದಿ ಸಹಿತ ದೂರು ನೀಡಿ, ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಇದರಿಂದಾಗಿ ಸೂಕ್ತ ತನಿಖೆ ನಡೆಸಿ, ವರದಿ ನೀಡುವಂತೆ ಮುಖ್ಯಮಂತ್ರಿ ಆದೇಶಿಸಿದ್ದರು.

ಈಗ ಖಜಾನೆ ಇಲಾಖೆ ಆಯುಕ್ತೆ ಅರುಂಧತಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸಹಕಾರ ಸಂಘಗಳ ಅಪರ ನಿಬಂಧಕ ಗುರುಸ್ವಾಮಿ ಮತ್ತು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಆಯುಕ್ತ ಮಹದೇವ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.



ಸಂಸ್ಥೆಯಲ್ಲಿ ಒದಗಿಸುತ್ತಿರುವ ಸೇವೆಗಳಿಗೆ ರೋಗಿಗಳಿಂದ ಹೆಚ್ಚಿನ ಶುಲ್ಕವನ್ನು ಪಡೆಯುತ್ತಿರುವುದು, ಅನುದಾನದ ದುರ್ಬಳಕೆ, ಭ್ರಷ್ಟಾಚಾರ, ಸಂಸ್ಥೆಯ ಸಿಬ್ಬಂದಿ ಖಾಸಗಿ ಸಂಸ್ಥೆಗಳೊಂದಿಗೆ ಕೈಜೋಡಿಸಿ ಸಂಸ್ಥೆಗೆ ಆರ್ಥಿಕ ನಷ್ಟ ಉಂಟು ಮಾಡುತ್ತಿರುವುದು, ರೋಗಿಗಳಿಗೆ ಕಳಪೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿರುವುದು, ಔಷಧಗಳ ಕೊರತೆ, ನಿಗದಿತ ಸಂಸ್ಥೆಗೆ ಹೆಚ್ಚಿನ ಲಾಭ ಬರುವಂತೆ ಟೆಂಡರ್ ನೀಡಿರುವುದು ಹಾಗೂ ಔಷಧಗಳ ಖರೀದಿಯಲ್ಲಿ ಪಾರದರ್ಶಕತೆ ಇಲ್ಲದಿರುವುದರ ಬಗ್ಗೆ ದೂರುಗಳು ಬಂದಿವೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ಸಂಸ್ಥೆಯಲ್ಲಿ ಒದಗಿಸಲಾಗುತ್ತಿರುವ ಪೆಟ್ ಸ್ಕ್ಯಾನ್ ಸೇವೆಗೆ ಸಂಬಂಧಿಸಿದ ಟೆಂಡರ್ ಪಾರದರ್ಶಕವಾಗಿ ನಡೆಯದೇ ಇರುವ ಬಗ್ಗೆ ಹಾಗೂ ಅಸ್ಥಿಮಜ್ಜೆ (ಬೋನ್ ಮ್ಯಾರೊ) ಕಸಿ ಚಿಕಿತ್ಸೆಯ ಅವ್ಯವಸ್ಥೆಯ ಬಗ್ಗೆ ಪತ್ರಿಕೆಯಲ್ಲಿ ವರದಿಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಆದ್ದರಿಂದ, ಈ ಎಲ್ಲಾ ದೂರುಗಳ ಬಗ್ಗೆ ಪರಿಶೀಲಿಸಿ, ವರದಿಯನ್ನು ನೀಡಬೇಕು ಎಂದು ಹೇಳಲಾಗಿದೆ.

ನಗರದ ಕೆಲವೆಡೆ ಉತ್ತಮ ಮಳೆ

ಬೆಂಗಳೂರು: ನಗರದಲ್ಲಿ ಕೆಲವು ಕಡೆ ಬುಧವಾರ ಮಧ್ಯಾಹ್ನದಿಂದ ರಾತ್ರಿಯವರೆಗೆ ಉತ್ತಮ ಮಳೆಯಾಗಿದೆ.

ಮಧ್ಯಾಹ್ನದಿಂದ ಮೋಡಕವಿದ ವಾತಾವರಣವಿತ್ತು. ಸಂಜೆ ಹಾಗೂ ರಾತ್ರಿ ಕೆಲವು ಭಾಗಗಳಲ್ಲಿ ಮಳೆಯಾಯಿತು. ರಸ್ತೆಗಳಲ್ಲಿ ಹೆಚ್ಚಿನ ನೀರು ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಹೇರೋಹಳ್ಳಿ (22 ಮಿ.ಮೀ), ಕೊಟ್ಟಿಗೆಪಾಳ್ಯದಲ್ಲಿ (21ಮಿ.ಮೀ) ಹೆಚ್ಚಿನಮಳೆಯಾಗಿದೆ. ವಿದ್ಯಾಪೀಠ, ಸಂಪಂಗಿರಾಮನಗರ, ಕೆಂಗೇರಿ, ರಾಜರಾಜೇಶ್ವರಿ ನಗರ, ಕಾಟನ್‌ಪೇಟೆ, ಮಾರುತಿ ಮಂದಿರ ಮುಂತಾದೆಡೆ ಮಳೆಯಾಗಿದೆ.





ಹೈಕೋರ್ಟ್ ನಿರ್ದೇಶನದ ಕ್ರಿಯಾಯೋಜನೆಯಂತೆ ಬಿಬಿಎಂಪಿಯಿಂದ 30 ಕೆರೆಗಳ ಪಟ್ಟಿ ಸಲ್ಲಿಕೆ

ಸರ್ವೆಗೆ ಮುಂದಾಗದ ತಹಶೀಲ್ದಾರ್‌ಗಳು

• ಆರ್. ಮಂಜುನಾಥ್


ಬೆಂಗಳೂರು: ಬಿಬಿಎಂಪಿ ಎಂಜಿನಿಯರ್‌ಗಳು ಕೆರೆಗಳ ಒತ್ತುವರಿ ತೆರವುಗೊಳಿಸುವಂತೆ ಸೆಪ್ಟೆಂಬರ್ ಮೊದಲ ವಾರದಲ್ಲಿ ವರದಿ ಸಲ್ಲಿಸಿದ್ದು, ಈವರೆಗೂ ತಹಶೀಲ್ದಾರ್‌ಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಹೈಕೋರ್ಟ್ ನಿರ್ದೇಶಿಸಿರುವಂತೆ 159 ಕೆರೆಗಳಲ್ಲಿರುವ ಒತ್ತುವರಿ ತೆರವಿಗೆ ಬಿಬಿಎಂಪಿ ಕ್ರಿಯಾಯೋಜನೆ ಅನುಷ್ಠಾನಗೊಳಿಸಿದೆ. ಆ ಪ್ರಕಾರ ಸೆಪ್ಟೆಂಬರ್ ಮೊದಲ ವಾರದಿಂದ ವಾರಕ್ಕೆ 10 ಕೆರೆಗಳಂತೆ ಈವರೆಗೂ 30 ಕೆರೆಗಳ ಪಟ್ಟಿ ಮಾಡಿ, ಆಯಾ ತಹಶೀಲ್ದಾರ್‌ಗಳಿಗೆ ರವಾನಿಸಲಾಗಿದೆ.

ಕ್ರಿಯಾ ಯೋಜನೆಯಂತೆ 16 ವಾರಗಳಲ್ಲಿ 159 ಕೆರೆಗಳ ಒತ್ತುವರಿ ತೆರವು ಪ್ರಕ್ರಿಯೆ ಆರಂಭವಾಗಬೇಕು. ಒಂದು ಬಾರಿ ಪ್ರಕ್ರಿಯೆ ಆರಂಭವಾದ ಮೇಲೆ 70 ದಿನಗಳಲ್ಲಿ ಪೂರ್ಣಗೊಳ್ಳಬೇಕು. ಮೊದಲ ವಾರ (ಸೆ.5) 10 ಕೆರೆಗಳನ್ನು ಪಟ್ಟಿ ಮಾಡಿ ಪ್ರಕ್ರಿಯೆ ಆರಂಭಿಸಲಾಗಿತ್ತು. ಇದಾದ ಮೇಲೆ ಎರಡನೇ ಹಾಗೂ ಮೂರನೇ ವಾರದ ಕೆರೆಗಳ ಒತ್ತುವರಿಯನ್ನು ಪಟ್ಟಿ ಮಾಡಿ, ಬಿಬಿಎಂಪಿ ಕೆರೆಗಳ ವಿಭಾಗದ ಆಯಾ ಕಾರ್ಯಪಾಲಕ ಎಂಜಿನಿಯರ್‌ಗಳು ತಹಶೀಲ್ದಾರ್ ಅವರಿಗೆ ಸಲ್ಲಿಸಿದ್ದಾರೆ.

ಮೊದಲ ವಾರದಂದು ಸಲ್ಲಿಸಿದ ಒತ್ತುವರಿ ಪಟ್ಟಿಯ ಪ್ರಕ್ರಿಯೆಯನ್ನೇ ತಹಶೀಲ್ದಾರ್ ಅವರು ಆರಂಭಿಸಿಲ್ಲ. ಈ ವರದಿಯಂತೆ ಒತ್ತುವರಿಯನ್ನು ಗುರುತಿಸಿ, ಸರ್ವೆ ನಡೆಸಲು ತಹಶೀಲ್ದಾರ್ 7 ದಿನಗಳಲ್ಲಿ ಆದೇಶ ಹೊರಡಿಸಬೇಕಿತ್ತು. ಆದರೆ, ಈವರೆಗೆ 8 ವಲಯದಲ್ಲಿರುವ ಯಾವ ಕೆರೆಗೂ ಇಂತಹ ಯಾವುದೇ ಆದೇಶ ಹೊರಬಿದ್ದಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

ಕೆರೆಗಳ ಒತ್ತುವರಿ ತೆರವಿಗೆ ತಹಶೀಲ್ದಾರ್‌ಗಳು ಕ್ರಮ ಕೈಗೊಳ್ಳದಿರುವ ಬಗ್ಗೆ ಜಿಲ್ಲಾಧಿಕಾರಿ ದಯಾನಂದ ಪ್ರತಿಕ್ರಿಯಿಸಲಿಲ್ಲ.



₹8 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಯಾಗಿದ್ದ ಹಲಗೆವಡೇರಹಳ್ಳಿ ಕೆರೆಯ ದುಸ್ಥಿತಿ. ಬಿಬಿಎಂಪಿ ವರದಿ ಪ್ರಕಾರ, ಈ ಕೆರೆಯಲ್ಲಿ 4 ಎಕರೆ 38 ಗುಂಟೆ ಒತ್ತುವರಿ ಇದೆ ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.

ವಾರದ ಪಟ್ಟಿಯಲ್ಲಿರುವ ಕೆರೆಗಳು

ಮೊದಲನೇ ವಾರ (ಸೆ.5): ವೀರಸಾಗರ ಕೆರೆ, ಭಟ್ಟರಹಳ್ಳಿ ಕೆರೆ, ವೆಂಗಯ್ಯನಕೆರೆ, ಶ್ರೀಗಂಧದ ಕಾವಲ್ ಕೆರೆ, ದಾಸರಹಳ್ಳಿ (ಚೊಕ್ಕಸಂದ್ರ) ಕೆರೆ, ಮಂಗಮ್ಮನಪಾಳ್ಯ ಕೆರೆ, ಪುಟ್ಟೇನಹಳ್ಳಿ ಕೆರೆ (ಬ್ರಿಗೇಡ್ ಮಿಲೇನಿಯಂ ಬಳಿ), ಬೈರಸಂದ್ರ ಕೆಳಗಿನ ಕೆರೆ, ನಾಯಂಡಹಳ್ಳಿ ಕೆರೆ, ಕೆಂಪಾಂಬುಧಿ ಕೆರೆ.

ಎರಡನೇ ವಾರ (ಸೆ.12): ಕಟ್ಟಿಗೇನಹಳ್ಳಿ ಕೆರೆ, ಅಮೃತಹಳ್ಳಿ ಕೆರೆ, ರಾಮಪುರ ಕೆರೆ, ಚಿಕ್ಕಬೆಳ್ಳಂದೂರು ಕೆರೆ, ಹೊಸಕೆರೆಹಳ್ಳಿ ಕೆರೆ, ಬೂಸೆಗೌಡನ ಕೆರೆ, ಬಾಗಲಗುಂಟೆ ಕೆರೆ, ದೊರೆಕೆರೆ, ಕೂಡ್ಲು ಚಿಕ್ಕಕೆರೆ- ಆನೇಕಲ್, ಬೈರಸಂದ್ರ- ಚಿಕ್ಕಪೇಟೆ ಕೆರೆ.

ಮೂರನೇ ವಾರ (ಸೆ.19): ಅಗ್ರಹಾರ ಕೆರೆ, ಪಟ್ಟಂದೂರು ಅಗ್ರಹಾರ ಕೆರೆ, ಪಟ್ಟಂದೂರು ಕೆರೆ, ಹಲಗೆವಡೇರಹಳ್ಳಿ ಕೆರೆ, ಹೇರೋಹಳ್ಳಿ ಕೆರೆ, ಅಬ್ಬಿಗೆರೆ ಕೆರೆ, ದೊಡ್ಡಬಿದರಕಲ್ಲು- ನಾಗಸಂದ್ರ ಕೆರೆ, ಕೊಡಿಗೆ ಸಿಂಗಸಂದ್ರ ಕೆರೆ, ಸ್ಯಾಂಕಿ ಕೆರೆ, ಮೇಸ್ತ್ರಿಪಾಳ್ಯ ಕೆರೆ.

ಕೆರೆ ನಿರ್ವಹಣೆ: ಆ್ಯಪ್‌ನಲ್ಲಿ ಮಾಹಿತಿ

ಪ್ರಜಾವಾಣಿ ವಿಶೇಷ

ಕೆರೆಗಳಲ್ಲಿ ಯಾವ ಕಾಮಗಾರಿಗಳು ನಡೆಯುತ್ತಿವೆ, ನಿರ್ವಹಣೆ ಕೆಲಸಗಳು ಯಾವುವು, ಸ್ವಚ್ಛತಾ ಕಾರ್ಯಗಳನ್ನು ಯಾವ ಸಮಯದಲ್ಲಿ ಕೈಗೊಳ್ಳಲಾಯಿತು... ಮುಂತಾದ ಮಾಹಿತಿಗಳನ್ನು ನಾಗರಿಕರಿಗೆ ಒದಗಿಸುವ ಆ್ಯಪ್ ಅನ್ನು ಬಿಬಿಎಂಪಿ ಸಿದ್ಧಪಡಿಸುತ್ತಿದೆ.

ಈ ಆ್ಯಪ್ ತಯಾರಿ ಹಂತದಲ್ಲಿದ್ದು, ದತ್ತಾಂಶವನ್ನು ಸಂಗ್ರಹಿಸಲಾಗುತ್ತಿದೆ. ಇನ್ನೊಂದು ತಿಂಗಳಲ್ಲಿ ಅಂತಿಮವಾಗಬಹುದು. ₹10 ಲಕ್ಷ ವೆಚ್ಚದಲ್ಲಿ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯ 174 ಕೆರೆಗಳಲ್ಲಿ 2023-24ನೇ ಸಾಲಿನಲ್ಲಿ ನಿರ್ವಹಣೆ ಕಾಮಗಾರಿಗಳಿಗೆ ₹35 ಕೋಟಿ ವೆಚ್ಚ ಮಾಡಲಾಗುತ್ತಿದೆ. ಬಜೆಟ್‌ನಲ್ಲಿ ಈ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಇದೀಗ ಆರಂಭವಾಗಿ ನವೆಂಬರ್‌ನಲ್ಲಿ ಮುಕ್ತಾಯವಾಗಲಿದೆ.

174 ಕೆರೆಗಳಲ್ಲಿ 109 ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದ್ದು, ಇದರಲ್ಲಿ 96 ಕಾಮಗಾರಿಗಳಿಗೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ. ಇದರ ಮೊತ್ತ ₹32.33 ಕೋಟಿಯಾಗಿದ್ದು, ಉಳಿದ ₹2.66 ಕೋಟಿಗೆ 13 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮಹದೇವಪುರ ವಲಯದಲ್ಲಿ 53, ಬೊಮ್ಮನಹಳ್ಳಿ- 42, ಆರ್.ಆರ್. ನಗರ- 33, ಯಲಹಂಕ-24, ದಾಸರಹಳ್ಳಿ-11, ದಕ್ಷಿಣ- 5, ಪೂರ್ವ- 4, ಪಶ್ಚಿಮ ವಲಯದಲ್ಲಿ 2 ಕೆರೆಗಳ ವಾರ್ಷಿಕ ನಿರ್ವಹಣಾ ಕಾಮಗಾರಿಗಳು ಇದಾಗಿವೆ.



ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ಮನವಿ ಸಲ್ಲಿಸಲು ಬಂದ ಸಾಲುಮರದ ತಿಮ್ಮಕ್ಕ. 'ಪರಿಸರ' ಮಂಜು, ಬಳ್ಳೂರು ಉಮೇಶ್, ಎ.ಎಚ್.ಬಸವರಾಜು ಇದ್ದರು ಪ್ರಜಾವಾಣಿ ಚಿತ್ರ

'ಸುಳ್ಳು ಸುದ್ದಿ ಹಬ್ಬಿಸಿ ತೇಜೋವಧೆ'

ಬೆಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ನನ್ನ ಹಾಗೂ ನನ್ನ ದತ್ತು ಪುತ್ರ ಬಳ್ಳೂರು ಉಮೇಶ್ ಹೆಸರು ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸಿ ತೇಜೋವಧೆ ಮಾಡಲಾಗಿದ್ದು ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ ನಗರ ಪೊಲೀಸ್ ಕಮಿಷನರ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

'ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಹಾಗೂ ಗಗನ್ ಕಡೂರು ಅವರನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ನಮ್ಮಿಬ್ಬರ ಹೆಸರು ಪ್ರಕರಣಕ್ಕೆ ತಳುಕು ಹಾಕಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ' ಎಂದು ನೋವು ತೋಡಿಕೊಂಡರು.

'ನನ್ನ ಬದುಕನ್ನೇ ಪರಿಸರಕ್ಕೆ ಮೀಸಲಿಟ್ಟಿದ್ದೇನೆ. ಆದರೆ, ಸರ್ಕಾರ ನೀಡಿದ್ದ ಸವಲತ್ತನ್ನು ಬೇರೆಯವರಿಗೆ ನೀಡಿ ವಂಚನೆ ಮಾಡಲು ಅವಕಾಶ ಕೊಟ್ಟಿದ್ದೇನೆ ಎಂದು ಸುದ್ದಿ ವಾಹಿನಿಯೊಂದು ವರದಿ ಪ್ರಸಾರ ಮಾಡಿದೆ. ವರದಿ ಮಾಡಿದ್ದವರು ಸಾಕ್ಷ್ಯಗಳನ್ನು ಸಿಸಿಬಿ ಪೊಲೀಸರಿಗೆ ಹಸ್ತಾಂತರಿಸಲಿ. ಕಲ್ಪಿತ ವರದಿ ಮಾಡಿ ನನ್ನ ಗೌರವಕ್ಕೆ ಧಕ್ಕೆ ತರಲಾಗಿದೆ' ಎಂದು ತಿಮ್ಮಕ್ಕ ಹೇಳಿದರು.

ಸುದ್ದಿ 2 ನಿಮಿಷ

ಇನ್‌ಸ್ಪೆಕ್ಟರ್ ವರ್ಗ: ಗೃಹಸಚಿವರಿಗೆ ಶಾಸಕ ಸುರೇಶ್‌ಕುಮಾರ್ ಪತ್ರ

ಬೆಂಗಳೂರು: 'ಸಿಐಡಿ ಎಂದರೆ ಕರ್ತವ್ಯ ಲೋಪ ಎಸಗಿದವರು, ಅದಕ್ಷತೆ ತೋರಿದವರು, ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸಿದವರನ್ನು ವರ್ಗಾವಣೆ ಮಾಡುವ ಕೇಂದ್ರವೇ' ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.

ಹಲಸೂರು ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮಂಜುನಾಥ್ ಅವರನ್ನು ನಗರದ ಪೊಲೀಸ್ ಆಯುಕ್ತರು ಒಂದು ಪ್ರಕರಣದಲ್ಲಿ ವಿಚಾರಣೆ ನಡೆಸಿದ ಬಳಿಕ ಅಮಾನತು ಮಾಡಿದ್ದರು. ಇದರ ಬೆನ್ನಲ್ಲೇ ಈ ಅಧಿಕಾರಿಯನ್ನು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಇದು ಸರಿಯೇ ಎಂದು ಪ್ರಶ್ನಿಸಿ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.

ಪೊಲೀಸ್ ಆಯುಕ್ತರು ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡಿರುವ ಆದೇಶ ಇಂದು ಯಾವ ಸ್ಥಿತಿಯಲ್ಲಿದೆ? ಅಮಾನತುಗೊಳಿಸಿದ ಬೆನ್ನಲ್ಲೇ ಅವರನ್ನು ಸಿಐಡಿಗೆ ವರ್ಗಾವಣೆ ಮಾಡಿಸಿರುವುದರ ಹಿಂದಿನ ಶಕ್ತಿ ಯಾವುದು ಎಂದು ಪ್ರಶ್ನಿಸಿದ್ದಾರೆ.

ಇನ್‌ಸ್ಪೆಕ್ಟರ್ ಕರ್ತವ್ಯಲೋಪ ಎಸಗಿದ್ದರಿಂದಲೇ ಆಯುಕ್ತರು ಅಮಾನತು ಮಾಡಿದ್ದರು. ಆ ಆದೇಶವನ್ನು ನಿರ್ಲಕ್ಷಿಸಿ ವರ್ಗಾವಣೆ ಮಾಡಿರುವುದರಿಂದ ಆಯುಕ್ತರ ನೈತಿಕ ಬಲ ಕುಸಿದಂತೆ ಆಗಿದೆಯಲ್ಲವೇ ಎಂದೂ ಸುರೇಶ್ ಕುಮಾರ್ ಕೇಳಿದ್ದಾರೆ.



ಕರ್ತವ್ಯ ಲೋಪ: ಹಲಸೂರು ಠಾಣೆ ಇನ್‌ಸ್ಪೆಕ್ಟರ್ ಅಮಾನತು

ಬೆಂಗಳೂರು: ಕರ್ತವ್ಯ ಲೋಪದ ಆರೋಪ ಮೇಲೆ ಹಲಸೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ್ ಅವರನ್ನು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ಅಮಾನತುಗೊಳಿಸಿ ಆದೇಶಿದ್ದಾರೆ.

'ಹಲಸೂರು ಠಾಣೆಗೆ ಇತ್ತೀಚೆಗೆ ಕಮಿಷನರ್ ಭೇಟಿ ಕೊಟ್ಟಿದ್ದರು. ಆ ವೇಳೆ ಠಾಣೆಯ ದಾಖಲಾತಿ ನಿರ್ವಹಣೆಯಲ್ಲಿ ಲೋಪ ಕಂಡುಬಂದಿತ್ತು. ವರದಿ ನೀಡುವಂತೆ ಕಮಿಷನರ್ ಎಸಿಪಿಗೆ ಸೂಚಿಸಿದ್ದರು. ಎಸಿಪಿ ಆಂತರಿಕ ತನಿಖೆ ನಡೆಸಿದಾಗ ಹಲಸೂರು ಠಾಣೆಯ ಹಲವು ಪ್ರಕರಣಗಳಲ್ಲಿ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾಗಿತ್ತು. ಎಸಿಪಿ ವರದಿ ಆಧರಿಸಿ ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಯಾವ ಆಧಾರದಲ್ಲಿ ₹ 50 ಲಕ್ಷ ದಂಡ: ಹೈಕೋರ್ಟ್ ಪ್ರಶ್ನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಆಕ್ಷೇಪಾರ್ಹ ಟ್ವೀಟ್‌ಗಳನ್ನು ತೆಗೆಯಲು ಆದೇಶಿಸಿದ ವಿಚಾರಕ್ಕೆ ಸಂಬಂಧಿಸಿದ ರಿಟ್ ಅರ್ಜಿಯಲ್ಲಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು, ಎಕ್ಸ್ ಕಾರ್ಪ್ (ಟ್ವಿಟರ್) ಸಂಸ್ಥೆಗೆ ಯಾವ ಆಧಾರದಲ್ಲಿ ₹50 ಲಕ್ಷ ದಂಡ ವಿಧಿಸಿದೆ' ಎಂದು ವಿಭಾಗೀಯ ನ್ಯಾಯಪೀಠ ಮೌಖಿಕವಾಗಿ ಪ್ರಶ್ನಿಸಿದೆ.

ಈ ಸಂಬಂಧ ಎಕ್ಸ್ ಕಾರ್ಪ್ (ಟ್ವಿಟರ್) ಸಲ್ಲಿಸಿರುವ ಮೇಲ್ಮನವಿ ಯನ್ನು ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ವಿಜಯಕುಮಾರ್ ಎ. ಪಾಟೀಲ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಜನ್ ಪೂವಯ್ಯ, 'ವೈಯಕ್ತಿಕ ಖಾತೆಗಳ ಮೇಲೆ ನಿರ್ಬಂಧ ಹೇರಿರುವುದಕ್ಕೆ ಸಕಾರಣ ನೀಡಬೇಕು ಎಂಬ ನಿಯಮವಿದ್ದರೂ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಇದನ್ನು ಪಾಲನೆ ಮಾಡಿಲ್ಲ. ಆದ್ದರಿಂದ, ಖಾತೆಗಳನ್ನು ಸ್ಥಗಿತಗೊಳಿಸಿರುವ ಆದೇಶದ ಬಗ್ಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಬೇಕು' ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು, 'ದಂಡ ವಿಧಿಸುವುದಕ್ಕೆ ನಿಯಮಗಳಲ್ಲಿ ಅವಕಾಶ ಇಲ್ಲದಿದ್ದರೂ ಹೇಗೆ ದಂಡ ವಿಧಿಸಲಾಗಿದೆ' ಎಂದು ಪ್ರಶ್ನಿಸಿತಲ್ಲದೆ, 'ಆಕ್ಷೇಪಾರ್ಹ ಟ್ವೀಟ್‌ಗಳನ್ನು ತೆಗೆದು ಹಾಕುವುದಕ್ಕೆ ಸಂಬಂಧಿಸಿದಂತೆ ಸಕಾರಣ ನೀಡಿಲ್ಲ. ಈ ಸಂಬಂಧ ಪರಿಶೀಲನೆ ನಡೆಸಬೇಕು ಎಂಬ ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ನಿಮ್ಮ ನಿಲುವು ಏನೆಂಬುದನ್ನು ತಿಳಿಸಿ' ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯಕ್ಕೆ ಸೂಚಿಸಿ ವಿಚಾರಣೆಯನ್ನು ಇದೇ 27ಕ್ಕೆ ಮುಂದೂಡಿತು.

ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ: ಕ್ರಮಕ್ಕೆ ನಿರ್ದೇಶನ

ಪ್ರಜಾವಾಣಿ ವಾರ್ತೆ

ಹೈಕೋರ್ಟ್ ಸುದ್ದಿ

ಬೆಂಗಳೂರು: 'ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಸೂಕ್ತ ತೀರ್ಮಾನ ಕೈಗೊಳ್ಳಿ' ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್ ಮೌಖಿಕ ನಿರ್ದೇಶನ ನೀಡಿದೆ.

ಈ ಸಂಬಂಧ 'ಚಾಮರಾಜಪೇಟೆ ನಾಗರಿಕರ ಒಕ್ಕೂಟ'ದ ಪರ ಹೈಕೋರ್ಟ್ ವಕೀಲ ಶ್ರೀಧರ ಪ್ರಭು ಅರ್ಜಿಯನ್ನು ತುರ್ತಾಗಿ ಪರಿಗಣಿಸುವಂತೆ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಬುಧವಾರ ಮೆಮೊ (ಜ್ಞಾಪನಾ ಪತ್ರ) ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 'ಸೆಪ್ಟೆಂಬರ್ 18 ರಂದು ಗಣೇಶ ಚತುರ್ಥಿ ಎಂಬುದು ಬಹಳ ಹಿಂದೆಯೇ ನಿಗದಿಯಾಗಿತ್ತು. ಈಗ ಹಬ್ಬ ಮುಗಿದು ಎರಡು ದಿನಗಳಾಗಿವೆ. ಈ ವಿಚಾರ ನಿಮಗೆ ಗೊತ್ತಿರಲಿಲ್ಲ ಎಂದು ಹೇಳುವಂತಿಲ್ಲ. ಅಧಿಕ ಮಾಸದ ಕಾರಣಕ್ಕೆ ಕೆಲವು ಕಡೆ ಸೆಪ್ಟೆಂಬರ್ 19ಕ್ಕೆ ಹಬ್ಬ ಆಚರಿಸಲಾಗಿದೆಯಲ್ಲಾ' ಎಂದು ಪ್ರಶ್ನಿಸಿತು.

ಅರ್ಜಿಯಲ್ಲಿ ಏನಿದೆ?: '2023ರ ಸೆಪ್ಟೆಂಬರ್ 22ರಿಂದ 24ರವರೆಗೆ ಸಾರ್ವಜನಿಕ ಗಣೇಶ ಉತ್ಸವ ಆಚರಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸೆಪ್ಟೆಂಬರ್ 13ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಒಕ್ಕೂಟದ ಮನವಿಯಂತೆ ನಿಗದಿತ ದಿನಾಂಕದಂದು ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಅನುಮತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು' ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಹೋರಾಟದ ಹಕ್ಕಿಗಾಗಿ ಆಗ್ರಹಿಸಿ ಅ.2ರಂದು ಪ್ರತಿಭಟನೆ

ಬೆಂಗಳೂರು: ಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನಕ್ಕೆ ಮಾತ್ರ ಸೀಮಿತಗೊಳಿಸಿರುವುದನ್ನು ವಿರೋಧಿಸಿ ಅಕ್ಟೋಬರ್ 2ರಂದು ಎಂ.ಜಿ. ರಸ್ತೆಯ ಗಾಂಧಿ ಪ್ರತಿಮೆಯಿಂದ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ. ಆರ್. ಅಂಬೇಡ್ಕರ್ ಪ್ರತಿಮೆವರೆಗೂ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟದ ಹಕ್ಕಿಗಾಗಿ ಜನಾಂದೋಲನ ಸಮಿತಿ ತಿಳಿಸಿದೆ.

ಹೊಸ ಆದೇಶ ರದ್ದತಿಗೆ ಕೆಂಪಣ್ಣ ಮನವಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಿಬಿಎಂಪಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್ ಪಾವತಿಸಲು ಸರ್ಕಾರ ಹೊರಡಿಸಿರುವ ಹೊಸ ಆದೇಶಗಳನ್ನು ರದ್ದು ಮಾಡಬೇಕು ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಮನವಿ ಮಾಡಿದ್ದಾರೆ.

ಅನುದಾನ ಬಿಡುಗಡೆ ಮಾಡಲು, ಕಾಮಗಾರಿ ವರ್ಗೀಕರಣ ಮಾಡಿ ಸೆ.13 ಮತ್ತು ಸೆ.19ರಂದು ಆದೇಶ ಹೊರಡಿಸಲಾಗಿದೆ. ಇದರಿಂದ, ಹಿರಿತನ ತಾರತಮ್ಯ ಮತ್ತು ಆರ್ಥಿಕ ಅಸಮಾನತೆಗೆ ಕಾರಣವಾಗಿದೆ. ಹೀಗಾಗಿ ಹೊಸದಾಗಿ ಹೊರಡಿಸಿರುವ ಎಲ್ಲ ಆದೇಶಗಳನ್ನು ರದ್ದು ಮಾಡಿ, ಹಿರಿತನದ ಆಧಾರದಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಬೇಕು ಎಂದಿದ್ದಾರೆ.


ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಕೆಂಪಣ್ಣ ಪತ್ರ ಬರೆದಿದ್ದಾರೆ.

'ಮೇಲ್ಸೇತುವೆ, ಅಂಡರ್‌ಪಾಸ್, ಪಾದಚಾರಿ ರಸ್ತೆ, ವೈಟ್‌ಟಾಪಿಂಗ್, ವಾರ್ಡ್ ಕಾಮಗಾರಿಗಳಿಗೆ ಇಂತಿಷ್ಟು ಪ್ರಮಾಣದ ಅನುದಾನ ಬಿಡುಗಡೆ ಎಂದು ವರ್ಗೀಕರಿಸಲಾಗಿದೆ. ಇದರಿಂದ ಹಿರಿತನಕ್ಕೆ ಧಕ್ಕೆ ಉಂಟಾಗುತ್ತದೆ' ಎಂದಿದ್ದಾರೆ.

'ದಶಕಗಳಿಂದ ಗುತ್ತಿಗೆದಾರರರಾಗಿರುವ ನಮಗೆ ಇಂತಹ ಅನಪೇಕ್ಷಿತ ಮತ್ತು ತಾರತಮ್ಯಕ್ಕೆ ಕಾರಣವಾಗುವ ವ್ಯವಸ್ಥೆ ಜಾರಿಗೊಳಿಸುತ್ತಿರುವ ಉದ್ದೇಶ ಏನು ಎಂಬುದು ಅರ್ಥ ಆಗುತ್ತಿಲ್ಲ. ಗುತ್ತಿಗೆದಾರರ ಯಾವುದೇ ಸಂಘ ಈ ಬೇಡಿಕೆಯನ್ನು ತಮ್ಮ ಮುಂದಿಟ್ಟಿಲ್ಲ. ಆದರೂ ಪ್ರಭಾವಿ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಈ ನಿಯಮ ರೂಪಿಸಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಇದು ಭ್ರಷ್ಟಾಚಾರಕ್ಕೆ ಆಸ್ಪದವಾಗುವ ಸಂಭವವಿರುತ್ತದೆ' ಎಂದು ಹೇಳಿದ್ದಾರೆ.







ವಿಸರ್ಜನೆ ಗಣೇಶ ಹಬ್ಬದ ಮೂರನೇ ದಿನವಾದ ಬುಧವಾರ, ಬೆಂಗಳೂರಿನ ಹಲಸೂರು ಕೆರೆಯಲ್ಲಿ ಬೃಹದಾಕಾರದ ಗಣಪ ಮೂರ್ತಿಗಳನ್ನು ಕ್ರೇನ್ ಸಹಾಯದಿಂದ ವಿಸರ್ಜನೆ ಮಾಡಲಾಯಿತು ಪ್ರಜಾವಾಣಿ ಚಿತ್ರಗಳು: ರಂಜು ಪಿ

ಆಜ್ ತಕ್: ಬಲವಂತದ ಕ್ರಮ ಬೇಡ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ರಾಜ್ಯ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿ ಕೋಮು ಗಲಭೆಗೆ ಪ್ರಚೋದನೆ ನೀಡುವ ಕೃತ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಅನುಸಾರ, 'ಆಜ್ ತಕ್' ಹಿಂದಿ ಸುದ್ದಿ ವಾಹಿನಿ ಮತ್ತು ಅದರ ಮುಖ್ಯ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಅ.3ರವರೆಗೆ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.

'ನನ್ನ ವಿರುದ್ಧ ಶೇಷಾದ್ರಿಪುರಂ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು' ಎಂದು ಕೋರಿ ಸುಧೀರ್ ಚೌಧರಿ ಮತ್ತು ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಾದ ಆಲಿಸಿದ ನ್ಯಾಯಪೀಠ, 'ಇದೇ 15ರಂದು ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಅರ್ಜಿಯ ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು' ಎಂದು ಶೇಷಾದ್ರಿಪುರಂ ಠಾಣಾ ಪೊಲೀಸರಿಗೆ ನಿರ್ದೇಶಿಸಿ ಅಕ್ಟೋಬರ್ 3ಕ್ಕೆ ವಿಚಾರಣೆ ಮುಂದೂಡಿತು.

ಆರ್‌ಎಸ್‌ಎಸ್ ಕಾರ್ಯಕರ್ತರ ಸೋಗಿನಲ್ಲಿ ಅಪಹರಣ

ಪ್ರಜಾವಾಣಿ ವಾರ್ತೆ

ಅಪರಾಧ ಸುದ್ದಿ

ಬೆಂಗಳೂರು: ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಆರ್‌ಎಸ್‌ಎಸ್ ಕಾರ್ಯಕರ್ತರ ಸೋಗಿನಲ್ಲಿ ಅಪಹರಿಸಿದ ಮಾಂಸ ಮಾರಾಟ ಅಂಗಡಿಯ ಮಾಲೀಕ ಸೇರಿದಂತೆ ನಾಲ್ವರನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

ಅಂಗಡಿ ಮಾಲೀಕ ಮೊಹಮ್ಮದ್, ಮಧು, ದಿನೇಶ್, ಕಾರ್ತಿಕ್ ಬಂಧಿತರು.

'ಸೆ.10ರಂದು ಜಾವೀದ್ ಮಹಮದ್ ಎಂಬುವರು ಗಾಡಿಯಲ್ಲಿ ಗೋಮಾಂಸ ತುಂಬಿಕೊಂಡು ರಾಮನಗರದಿಂದ ಬೆಂಗಳೂರಿನ ತಿಲಕನಗರಕ್ಕೆ ಬರುತ್ತಿದ್ದರು. ಮೈಕೋಲೇಔಟ್ ಸಿಗ್ನಲ್ ಬಳಿ ಜಾವೀದ್‌ನನ್ನು ಆರೋಪಿಗಳು ಅಡ್ಡಗಟ್ಟಿ ಆರ್‌ಎಸ್‌ಎಸ್ ಕಾರ್ಯಕರ್ತರೆಂದು ಹೇಳಿ ಬೆದರಿಸಿದ್ದರು. ಬಳಿಕ ಜಾವೀದ್‌ನನ್ನು ಅಪಹರಿಸಿ ₹ 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ₹10 ಸಾವಿರ ಪಡೆದು ಜಾವೀದ್‌ನನ್ನು ಬಿಟ್ಟು ಕಳುಹಿಸಿದ್ದರು' ಎಂದು ಮೂಲಗಳು ಹೇಳಿವೆ.

ಸೇಂಟ್‌ಜಾನ್ ಸಿಗ್ನಲ್ ಬಳಿ ವಾಹನ ನಿಲುಗಡೆ ಮಾಡಲಾಗಿದೆ ಎಂದು ಜಾವೀದ್‌ಗೆ ಹೇಳಿದ್ದರು. ಅವರು ಬಂದು ನೋಡುವಾಗ ಗೋಮಾಂಸ ಇರಲಿಲ್ಲ. ಆರ್‌ಎಸ್‌ಎಸ್ ಕಾರ್ಯಕರ್ತರ ಸೋಗಿನಲ್ಲಿ ಆರೋಪಿಗಳು ಗೋಮಾಂಸ ಕಳವು ಮಾಡಿ ಮಾರಾಟ ಮಾಡಿರುವುದು ಪೊಲೀಸರ ವಿಚಾರಣೆಯಿಂದ ಗೊತ್ತಾಗಿದೆ.

ಪಾರ್ಟಿಯಲ್ಲಿ ಪುತ್ರಿಯ ನಿಂದನೆ: ವ್ಯಕ್ತಿ ಕೊಲೆ

ಬೆಂಗಳೂರು: ದಿಣ್ಣೂರು ಸೀಗೆಹಳ್ಳಿಯ ನೇಪಾಳಿ ಕಾಲೊನಿಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಸೀಗೆಹಳ್ಳಿ ನಿವಾಸಿ ತೇಜೇಶ್ವರ್(40) ಕೊಲೆಯಾದ ವ್ಯಕ್ತಿ. ಆರೋಪಿ ಧರ್ಮೇಂದ್ರ ಸಿಂಗ್‌ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.

'ಆರೋಪಿ ಮದ್ಯ ವ್ಯಸನಿಯಾ ಗಿದ್ದ. ಬೆಳಿಗ್ಗೆಯೇ ಮದ್ಯ ಸೇವಿಸಿ ಕೆಲಸಕ್ಕೆ ತೆರಳುತ್ತಿದ್ದ. ಇದರಿಂದ ಧರ್ಮೇಂದ್ರ ಸಿಂಗ್‌ನನ್ನು ಹೋಟೆಲ್‌ನ ಸೆಕ್ಯೂರಿಟಿ ಕೆಲಸದಿಂದ ತೆಗೆದುಹಾಕಲಾಗಿತ್ತು. ಬುಧವಾರ ಬೆಳಿಗ್ಗೆ ಆರೋಪಿ ಸೇರಿದಂತೆ ನಾಲ್ವರು ಬಾರ್‌ವೊಂದಕ್ಕೆ ತೆರಳಿ ಮದ್ಯ ಸೇವಿಸಿದ್ದರು. ಮಧ್ಯಾಹ್ನದ ಬಳಿಕ ಕೊಲೆಯಾದ ವ್ಯಕ್ತಿ ಹಾಗೂ ಆರೋಪಿ ಮನೆಯೊಂದರಲ್ಲಿ ಪಾರ್ಟಿ ನಡೆಸುತ್ತಿದ್ದರು. ಆಗ ಪುತ್ರಿಯ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ, ತೇಜೇಶ್ವರ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ' ಎಂದು ಮೂಲಗಳು ಹೇಳಿವೆ.

'ಮೃತದೇಹವನ್ನು ಮನೆಯಿಂದ ಹೊರಕ್ಕೆ ಸಾಗಿಸುವಂತೆ ಪರಿಚಯಸ್ಥ ವ್ಯಕ್ತಿಗೆ ಆರೋಪಿ ಕರೆ ಮಾಡಿದ್ದ. ₹10 ಸಾವಿರ ನೀಡುವುದಾಗಿಯೂ ಹೇಳಿದ್ದ. ವ್ಯಕ್ತಿ ನೀಡಿದ ಮಾಹಿತಿಯಂತೆ ಆರೋಪಿಯನ್ನು ಬಂಧಿಸಲಾಗಿದೆ' ಎಂದು ಪೊಲೀಸರು ಹೇಳಿದರು.

ಪೊಲೀಸರ ಕಿರುಕುಳ ಆರೋಪ: ವ್ಯಕ್ತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ತಲಘಟ್ಟಪುರದ ನಿವಾಸಿ ನಾಗರಾಜ್(47) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

'ವೈಯಾಲಿಕಾವಲ್ ಠಾಣೆ ಪೊಲೀಸರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ' ಎಂದು ಮೂಲಗಳು ಹೇಳಿವೆ.

ಸನಾವುಲ್ಲಾ ಎಂಬಾತನ ಒಡೆತನದ ಇಪಿಪಿ ಕಂಪನಿಯಲ್ಲಿ ನಾಗರಾಜ್ ಅವರು ಕೆಲಸ ಮಾಡುತ್ತಿದ್ದರು. ಈ ಕಂಪನಿ ಹೆಸರಿನಲ್ಲಿ ಹಣ ಪಡೆದು ವಂಚನೆ ನಡೆಸಲಾಗಿದೆ ಎಂದು ನಟರಾಜ್ ಎಂಬುವರು ವೈಯಾಲಿಕಾವಲ್ ಠಾಣೆಗೆ ದೂರು ನೀಡಿದ್ದರು. ಕಂಪನಿ ಮಾಲೀಕನ ಬದಲಾಗಿ ನಾಗರಾಜ್ ಅವರನ್ನು ಪೊಲೀಸರು ಕರೆದೊಯ್ದು ಕಿರುಕುಳ ನೀಡಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ನಾಗರಾಜ್ ಎರಡು ಪುಟಗಳ ಡೆತ್‌ನೋಟ್ ಬರೆದು ಬುಧವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ವೈಯಾಲಿಕಾವಲ್ ಪೊಲೀಸರು ಬೆಲ್ಟ್‌ನಿಂದ ಹಲ್ಲೆ ನಡೆಸಿದ್ದರು. ಶೂನಿಂದ ಒದ್ದಿದ್ದರು ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಕೆಲವು ಪೊಲೀಸ್ ಅಧಿಕಾರಿಗಳ ಹೆಸರನ್ನೂ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಇನ್‌ಸ್ಪೆಕ್ಟರ್ ಸೇರಿ ಐವರ ವಿರುದ್ಧ ಎಫ್‌ಐಆರ್: ನಾಗರಾಜ್ ಪತ್ನಿ ವಿನುತಾ ನೀಡಿದ ದೂರಿನ ಆಧಾರದ ಮೇಲೆ ಸನಾವುಲ್ಲಾ, ನಟರಾಜ್, ಈರೇಗೌಡ, ವೈಯಾಲಿಕಾವಲ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್, ಹೆಣ್ಣೂರು ಪೊಲೀಸ್ ಸಿಬ್ಬಂದಿ ಶಿವಕುಮಾರ್ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

'ಖಾಸಗಿ ಕಂಪನಿಯಲ್ಲಿ ಟೀಮ್ ಲೀಡರ್ ಆಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಪತಿ ನಾಗರಾಜ್ ಕಂಪನಿಯಲ್ಲಿ ಟೆಕ್ನಿಷಿಯನ್ ಕೆಲಸ ಮಾಡಿ ಕಳೆದ 2 ವರ್ಷಗಳ ಹಿಂದೆ ವಾಲೆಂಟರಿ ರಿಟೈರ್‌ಮೆಂಟ್ ಪಡೆದಿದ್ದರು. ಆತ್ಮಹತ್ಯೆಗೂ ಮುನ್ನ ನನ್ನ ವಾಟ್ಸ್‌ಆ್ಯಪ್‌ನಲ್ಲಿ ಡೆತ್‌ನೋಟ್ ಕಳುಹಿಸಿದ್ದರು. ಹೆಣ್ಣೂರು ಪೊಲೀಸ್ ಠಾಣೆಯ ಶಿವಕುಮಾರ್‌ಗೆ ₹ 8 ಲಕ್ಷ ನೀಡಿದ್ದೇನೆ. ದೇವರಾಜ್‌ಗೆ ₹ 9 ಲಕ್ಷ ಕೊಡಬೇಕು. ದಯವಿಟ್ಟು ನನ್ನನ್ನು ಕ್ಷಮಿಸು' ಎಂದು ಹೇಳಿದ್ದರು. ಡೆತ್‌ನೋಟ್‌ನಲ್ಲಿ ಹೆಸರು ಬರೆದಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದರು.

ಪ್ರತ್ಯೇಕ ಅಪಘಾತ ಪ್ರಕರಣ: 3 ಸಾವು

ಬೆಂಗಳೂರು: ನಗರದಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಮೃತಪಟ್ಟಿದ್ದಾರೆ.

ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಞಾನಭಾರತಿ ಮುಖ್ಯರಸ್ತೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಹಿಂಬದಿ ಸವಾರರಾದ ವಸಂತಮ್ಮ (65) ಅವರು ಮೃತಪಟ್ಟಿದ್ದಾರೆ.

ಸವಾರ ಸತೀಶ್ ಅವರ ಜತೆಗೆ ವಸಂತಮ್ಮ ತೆರಳುತ್ತಿದ್ದರು. ಮೈಸೂರು ರಸ್ತೆ ಕಡೆಯಿಂದ ಉಲ್ಲಾಳ ಜಂಕ್ಷನ್ ಕಡೆಗೆ ತೆರಳುವಾಗ ರೈಲ್ವೆ ಸೇತುವೆಯಿಂದ ಸ್ವಲ್ಪ ದೂರದಲ್ಲಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ವಸಂತಮ್ಮ ಅವರ ತಲೆಗೆ ಗಂಭೀರವಾದ ಗಾಯವಾಗಿತ್ತು. ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಕೆಂಗೇರಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಆರ್‌ಆರ್ ನಗರ ಮುಖ್ಯರಸ್ತೆಯಲ್ಲಿ ಪಾದಚಾರಿ ಮಾರ್ಗಕ್ಕೆ ಬೈಕ್ ಡಿಕ್ಕಿಯಾಗಿ ಧನುಶ್ (23) ಎಂಬುವರು ಮೃತಪಟ್ಟಿದ್ದಾರೆ.

ಆರ್‌ಆರ್ ಆರ್ಚ್ ಕಡೆಯಿಂದ ಉತ್ತರಹಳ್ಳಿ ಕಡೆಗೆ ಧನುಶ್ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ರಸ್ತೆಯಿಂದ ಸ್ವಲ್ಪ ದೂರಕ್ಕೆ ಹಾರಿ ಬಿದ್ದಿದ್ದರು. ದೇಹದ ವಿವಿಧ ಭಾಗಗಳಿಗೆ ಗಾಯವಾಗಿತ್ತು ಎಂದು ಪೊಲೀಸರು ಹೇಳಿದರು.

ಮರೀಗೌಡ ರಸ್ತೆಯ 12ನೇ ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದಾಗ ಸ್ಕೂಟಿ ಡಿಕ್ಕಿ ಹೊಡೆದು ಪಾದಚಾರಿ ವೇಣುಗೋಪಾಲ್ (60) ಮೃತಪಟ್ಟಿದ್ದಾರೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ಸ್ಕೂಟಿ ಚಾಲನೆ ಮಾಡಿದ ದೀಪಿಕಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಗಣೇಶ ಮೂರ್ತಿ ಮೆರವಣಿಗೆ, ವಿಸರ್ಜನೆ

ನಗರದಲ್ಲಿ ಸಂಚಾರ ಮಾರ್ಗ ಬದಲು

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕಾಡುಗೊಂಡನ ಹಳ್ಳಿ (ಕೆ.ಜಿ.ಹಳ್ಳಿ), ಪುಲಕೇಶಿನಗರ, ಹಲಸೂರು ಹಾಗೂ ಸುತ್ತಮುತ್ತ ಸೆ. 22ರಂದು ಗಣೇಶ ಮೂರ್ತಿ ಬೃಹತ್ ಮೆರವಣಿಗೆಗಳು ನಡೆಯಲಿದ್ದು, ವಾಹನಗಳ ದಟ್ಟಣೆ ಉಂಟಾಗುವ ಸಾಧ್ಯತೆ. ಅಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

'ಹಲಸೂರು ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮಗಳು ಇವೆ. ದಟ್ಟಣೆ ಉಂಟಾಗುವುದರಿಂದ, ಮಾರ್ಗ ಬದಲಾವಣೆ ಮಾಡಲಾಗಿದೆ' ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಂಚಾರ ನಿರ್ಬಂಧಿಸಿರುವ ರಸ್ತೆಗಳು:

- ನಾಗವಾರ ಜಂಕ್ಷನ್‌ನಿಂದ ಪಾಟರಿ ವೃತ್ತ
- ನೇತಾಜಿ ಜಂಕ್ಷನ್‌ನಿಂದ ಪಾಟರಿ ವೃತ್ತ-ಟ್ಯಾನರಿ ರಸ್ತೆ
- ಕೆನ್ಸಿಂಗ್‌ಟನ್ ಕಡೆಯಿಂದ ಎಂ.ಇ.ಜಿ - ಹಲಸೂರು ಕೆರೆವರೆಗೆ

ಪರ್ಯಾಯ ಮಾರ್ಗ:

- ಥಣಿಸಂದ್ರ ಕಡೆಯಿಂದ ಶಿವಾಜಿನಗರ ಜಂಕ್ಷನ್ ಕಡೆಗೆ ಹೋಗುವವರು, ನಾಗವಾರ ಜಂಕ್ಷನ್‌ನಿಂದ ಹೆಣ್ಣೂರು ಜಂಕ್ಷನ್-ರಾಬರ್ಟ್‌ಸನ್ ರಸ್ತೆ ಜಂಕ್ಷನ್ ಮೂಲಕ ಸಂಚರಿಸಬಹುದು
- ಶಿವಾಜಿನಗರದಿಂದ ನಾಗವಾರ್ ಜಂಕ್ಷನ್ ಹೋಗುವವರು, ಸ್ಪೆನ್ಸರ್ ರಸ್ತೆ-ಕೋಲ್ಸ್ ರಸ್ತೆ-ಹೆಣ್ಣೂರು ಮೂಲಕ ತೆರಳಬಹುದು
- ಆರ್.ಟಿ.ನಗರದಿಂದ ಕಾವಲ್ ಬೈರಸಂದ್ರ ಹೋಗುವವರು, ಪುಷ್ಪಾಂಜಲಿ ಚಿತ್ರಮಂದಿರ-ವೀರಣ್ಣ ಪಾಳ್ಯ ಜಂಕ್ಷನ್ ಮೂಲಕ ಸಾಗಬಹುದು
- ನೇತಾಜಿ ಜಂಕ್ಷನ್‌ನಿಂದ ನಾಗವಾರ ಜಂಕ್ಷನ್ ಹೋಗುವವರು, ಮಾಸ್ಕ್ ಜಂಕ್ಷನ್-ಪಾಟರಿ ವೃತ್ತ- ಹೆಣ್ಣೂರು ರಸ್ತೆ ಜಂಕ್ಷನ್- ಲಿಂಗಾರಾಜಪುರ ಮೇಲ್ಸೇತುವೆ ಮೂಲಕ ತೆರಳಬಹುದು

ವಾಹನ ನಿಲುಗಡೆಗೆ ನಿರ್ಬಂಧ:

- ಪಾಟರಿ ವೃತ್ತದಿಂದ ನಾಗವಾರ ಜಂಕ್ಷನ್, ಗೋವಿಂದಪುರ ಜಂಕ್ಷನ್, ಎಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್‌ನಿಂದ ನರೇಂದ್ರ ಟೆಂಟ್ ಜಂಕ್ಷನ್‌ವರೆಗೆ
- ಪಾಟರಿ ವೃತ್ತದ ಎಂ.ಎಂ. ರಸ್ತೆಯಿಂದ ಲಾಜರ್ ರಸ್ತೆಯವರೆಗೆ
- ಹಲಸೂರು ಕೆರೆ ಮುಖ್ಯದ್ವಾರ ಹಾಗೂ ಸುತ್ತಮುತ್ತಲ ರಸ್ತೆಗಳು (ಸೆ. 22 ಹಾಗೂ ಸೆ. 24ರಂದು ವಾಹನ ನಿಲುಗಡೆ ನಿರ್ಬಂಧ)

5 ಲಕ್ಷ ಮಂದಿಗೆ ಮರೆಗುಳಿತನ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದಲ್ಲಿ 5 ಲಕ್ಷ ಮಂದಿ ಮರೆವು ಕಾಯಿಲೆ (ಡಿಮೆನ್ಶಿಯಾ) ಹೊಂದಿದ್ದು, 2036ರ ವೇಳೆಗೆ ಈ ಸಂಖ್ಯೆ ದುಪ್ಪಟ್ಟಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಿಶ್ವ ಅಲ್ಝೈಮರ್ ದಿನದ ಪ್ರಯುಕ್ತ ಇಲಾಖೆಯು ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಸಹಯೋಗದಲ್ಲಿ ಗುರುವಾರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ರೋಗ ನಿಯಂತ್ರಣಕ್ಕೆ ನಿಮ್ಹಾನ್ಸ್ ಹಾಗೂ ಡಿಮೆನ್ಶಿಯಾ ಇಂಡಿಯಾ ಅಲೈನ್ಸ್ ಸಹಯೋಗದಲ್ಲಿ ಇಲಾಖೆಯು ಕ್ರಿಯಾಯೋಜನೆ ರೂಪಿಸಿದೆ.

'ಮಿದುಳಿನ ನರಕೋಶ ನಶಿಸುವಿಕೆಯಿಂದ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಕಾಯಿಲೆಗೆ ಒಳಗಾದವರಿಗೆ ನೆನಪಿನ ಶಕ್ತಿ ಕುಂದುವ ಜತೆಗೆ ಇನ್ನಿತರ ಕ್ಷಮತೆಗಳಲ್ಲಿಯೂ ಮಹತ್ತರವಾದ ಬದಲಾವಣೆಯಾಗುತ್ತದೆ. ಸಂವಹನ ತೊಂದರೆ ಸೇರಿ ವಿವಿಧ ಸಮಸ್ಯೆ ಕಾಣಿಸಿಕೊಳ್ಳುತ್ತವೆ. ಇದು ಕುಟುಂಬದ ಮೇಲೆ ಪರಿಣಾಮ ಬೀರಲಿದೆ. 60 ವರ್ಷ ಮೇಲ್ಪಟ್ಟವರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡಲಿದ್ದು, ದೇಶದಲ್ಲಿ ಸುಮಾರು 90 ಲಕ್ಷ ಮಂದಿ ಈ ಸಮಸ್ಯೆ ಎದುರಿಸುತ್ತಿದ್ದಾರೆ. ಶೇ 10ಕ್ಕಿಂತ ಕಡಿಮೆ ಪ್ರಕರಣಗಳಲ್ಲಿ ಮಾತ್ರ ರೋಗ ನಿರ್ಣಯಿಸಿ, ಚಿಕಿತ್ಸೆ ಒದಗಿಸಲಾಗುತ್ತಿದೆ' ಎಂದು ಇಲಾಖೆಯ ಉಪ ನಿರ್ದೇಶಕಿ (ಮಾನಸಿಕ ಆರೋಗ್ಯ) ಡಾ. ರಜನಿ ಪಿ. ತಿಳಿಸಿದ್ದಾರೆ.

'ರೋಗ ನಿರ್ವಹಣೆಗೆ ಸಂಬಂಧಿಸಿದಂತೆ ಈ ಸಮಸ್ಯೆ ಎದುರಿಸುತ್ತಿರುವವರಿಗೆ ಚಿಕಿತ್ಸೆ ನೀಡುವ ಜತೆಗೆ ಅವರ ಪಾಲನೆ ಮಾಡುವವರಿಗೂ ಆರೈಕೆ ಬಗ್ಗೆ ಅಗತ್ಯ ತರಬೇತಿ ನೀಡಬೇಕು. ಹೀಗಾಗಿ, ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಆರಂಭಿಕ ಹಂತದಲ್ಲೇ ರೋಗ ಲಕ್ಷಣ ಆಧರಿಸಿ ಹೆಚ್ಚಿನ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಇದಕ್ಕಾಗಿ ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಗಳು, ವೈದ್ಯರು, ಸಲಹೆಗಾರರು ಮತ್ತು ಮನಃಶಾಸ್ತ್ರಜ್ಞರಿಗೆ ಅಗತ್ಯ ತರಬೇತಿ ಒದಗಿಸಲಾಗುವುದು' ಎಂದು ಹೇಳಿದ್ದಾರೆ.

'ರಾಜ್ಯದಾದ್ಯಂತ ಜಾಗೃತಿ ಮೂಡಿಸಲಾಗುವುದು. ಸಮಗ್ರ ಆರೋಗ್ಯ ಪ್ಯಾಕೇಜ್ ಒದಗಿಸಲಾಗು ವುದು' ಎಂದು ಅವರು ತಿಳಿಸಿದ್ದಾರೆ.

G20 | Government of Madhya Pradesh | Azadi Ka Amrit Mahotsav

॥सर्वं खल्विदं ब्रह्म॥

Experience the grandeur of oneness at **Ekatma Dham, Omkareshwar**, Madhya Pradesh in the world's sole monument of its kind

ekatma dham
a journey of oneness



108-feet-tall STATUE OF ONENESS

Bharat's ultimate tribute to its unifier

ADI SHANKARACHARYA

Śaṇkarāvataraṇaṃ

Unveiling of the **Statue of Oneness** and foundation stone-laying ceremony of **Advaita Lok** (museum)


Brahmotsavam

A cultural show celebrating the Vedic tradition and the diversity of Indian music and dance



Madhya Pradesh Chief Minister Shivraj Singh Chouhan
unveils the Statue of Oneness and lays the foundation (Shilanyas) for Advaita Lok (museum)

Venue: Mandhata Hill
Omkareshwar, Madhya Pradesh
September 21, 2023 | 10.30 a.m.



- Vedic chants and captivating dances from various States
- Choreography celebrating 'Omkar Naad'
- Enlightening discourses by spiritual leaders and scholars
- Renowned vocalists singing Adi Shankaracharya's hymns
- Launch of the preparations for the Acharya Shankar International Institute of Advaita Vedanta

Be a part of the Journey of Oneness
Be a part of history in the making

www.oneness.org.in

LIVE TELECAST @Cmmadhyapradesh @jansampark.madhyapradesh @Ekatmadham | @Cmmadhyapradesh @jansampark.mp @Ekatmadham | DDMP | webcast.gov.in/mp/cmevents | @jansamparkMP @EkatmaDham

D-11111/23

Released by the Department of Public Relations, M.P.

ಎಸ್‌ಬಿಐನಲ್ಲಿ 2,000 ಹುದ್ದೆ!

ಆರ್ ಕೆ ಬಾಲಚಂದ್ರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೇಷನರಿ ಆಫೀಸರ್‌ಗಳ (ಪಿಒ) ನೇಮಕಕ್ಕೆ ಆನ್‌ಲೈನ್‌ನಲ್ಲಿ ಒಟ್ಟು 2000 ಪ್ರೊಬೇಷನರಿ ಅಧಿಕಾರಿ (Probationary Officer) ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್ 27 ಆಗಿದೆ.

ಬ್ಯಾಂಕ್ ಅಧಿಕಾರಿಯಾಗಬೇಕೆಂದು ಕನಸು ಹೊತ್ತವರಿಗೆ ಇಲ್ಲಿದೆ ಸಿಹಿ ಸುದ್ದಿ, ದೇಶದ ಅತ್ಯಂತ ದೊಡ್ಡ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೇಷನರಿ ಆಫೀಸರ್‌ಗಳ (ಪಿಒ) ನೇಮಕಕ್ಕೆ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಆಹ್ವಾನಿಸಿದೆ.

ಪರಿಶಿಷ್ಟ ಜಾತಿಯವರಿಗೆ 300, ಪರಿಶಿಷ್ಟ ಪಂಗಡದವರಿಗೆ 150, ಹಿಂದುಳಿದ ವರ್ಗದವರಿಗೆ 540, ಸಾಮಾನ್ಯ ವರ್ಗದವರಿಗೆ 810,ಆರ್ಥಿಕವಾಗಿ ದುರ್ಬಲ ವರ್ಗದವರಿಗೆ 200 ಹುದ್ದೆಗಳು ಮೀಸಲಾಗಿವೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ?: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ. ಪದವಿ ಅಂತಿಮ ವರ್ಷ/ಸೆಮಿಸ್ಟರ್ ನಲ್ಲಿರುವವರು ತಾತ್ಕಾಲಿಕವಾಗಿ ಅರ್ಜಿ ಸಲ್ಲಿಸಬಹುದು, ಒಂದು ವೇಳೆ ಸಂದರ್ಶನಕ್ಕೆ ಕರೆ ಬಂದರೆ, ಅವರು 31 ನೇ ಡಿಸೆಂಬರ್ 2023 ಅಥವಾ ಅದಕ್ಕಿಂತ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದಕ್ಕೆ ಪುರಾವೆಗಳನ್ನು ಒದಗಿಸಬೇಕು. ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (ಐಡಿಡಿ) ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಐಡಿಡಿ ಉತ್ತೀರ್ಣರಾದ ದಿನಾಂಕ 31 ಡಿಸೆಂಬರ್ 2023 ಅಥವಾ ಅದಕ್ಕಿಂತ ಮುಂಚೆಯೇ ಎಂಬುದನ್ನು ಖಚಿತಪಡಿಸಿ ಕೊಳ್ಳಬೇಕು.

ವಯೋಮಿತಿ: 01.04.2023ಕ್ಕೆ, 21 ವರ್ಷಕ್ಕಿಂತ ಕಡಿಮೆ ಇರಬಾರದು. ಮತ್ತು 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ 21 ವರ್ಷದಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಿಷಯ	ಪ್ರಶ್ನೆ	ಅಂಕ	ಅವಧಿ (ನಿಮಿಷಗಳಲ್ಲಿ)
I. Reasoning & Computer Aptitude	40	50	50
II. Data Analysis & Interpretation	30	50	45
III. General/ Economy/ Banking Awareness	50	60	45
IV. English Language	35	40	40
Total	155	200	3 ಗಂಟೆ
Descriptive Paper			
Letter Writing & Essay	2	50	30



ಪರೀಕ್ಷೆ ಸ್ವರೂಪ

ಪೂರ್ವಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದ್ದು,(ಪ್ರತಿ ಪತ್ರಿಕೆಗೂ 20 ನಿಮಿಷಗಳಂತೆ ಒಟ್ಟಾರೆ 60 ನಿಮಿಷಗಳು) 100 ಅಂಕಗಳಿಗೆ ನೂರು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದರಲ್ಲಿ ಇಂಗ್ಲಿಷ್ ಭಾಷೆಗೆ 30, ಕ್ವಾಂಟಿಟೇಟಿವ್ ಎಪ್ಟಿಟ್ಯೂಡ್ ನ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಠ ಅಂಕ ಗಳಿಸಬೇಕೆಂಬ ನಿಯಮವಿಲ್ಲ.ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.(ಆಯಾ ವರ್ಗಗಳಿಗೆ ಇರುವ ಹುದ್ದೆಗಳ ಸಂಖ್ಯೆಗಿಂತ 10 ಪಟ್ಟು ಹೆಚ್ಚು ಅಭ್ಯರ್ಥಿಗಳನ್ನ ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡುವುದರಿಂದ 1:10 ಅನುಪಾತ)

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಪರೀಕ್ಷೆಗಳು ಎರಡು ಹಂತಗಳಲ್ಲಿ ನಡೆಯಲಿದೆ. ನಿಗದಿತ ದಿನ ಆನ್ ಲೈನ್‌ನಲ್ಲಿಯೇ ಎರಡೂ ಲಿಖಿತ ಪರೀಕ್ಷೆಗಳು ನಡೆಯಲಿವೆ. ಮುಖ್ಯ ಪರೀಕ್ಷೆಯು ಮೂರು ಗಂಟೆ ಗಳ ಕಾಲ ನಡೆಯಲಿದ್ದು, 155 ಪ್ರಶ್ನೆಗಳನ್ನು 200 ಅಂಕಗಳಿಗೆ ಕೇಳಲಾಗುತ್ತದೆ.

ಕನ್ನಡದಲ್ಲಿ ಅವಕಾಶ ಇಲ್ಲ

ಎಸ್ ಬಿ ಐ ತನ್ನ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಕಳೆದ ಸಲ ಎರಡೂ ಹಂತಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿತ್ತು.ಆದರೆ ಅಧಿಕಾರಿ ಹುದ್ದೆಗಳಿಗೆ ಅವಕಾಶವಿಲ್ಲ ಎಂಬುದನ್ನು ಮರೆಯಬೇಡಿ.

ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತಕ್ಕೆ ಅರ್ಹರಾಗುತ್ತಾರೆ. ಕನಿಷ್ಠ ಅರ್ಹತಾ ಅಂಕಗಳನ್ನು ಬ್ಯಾಂಕ್ ನಿರ್ಧರಿಸುತ್ತದೆ.

ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಸೈಕೋ ಮೆಟ್ರಿಕ್ ಪರೀಕ್ಷೆ/ ಸಂದರ್ಶನ (30 ಅಂಕಗಳು) ಮತ್ತು ಗುಂಪು ಚರ್ಚೆ (20 ಅಂಕಗಳು) ಬ್ಯಾಂಕ ನಡೆಸಲಿವೆ. ಸಂದರ್ಶನದ ಸಂದರ್ಭದಲ್ಲಿ 'ಒಬಿಸಿ' ವರ್ಗದ ಅಡಿಯಲ್ಲಿ ಹಂತ -3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು 'ಕೆನೆರಹಿತ ಪದರ' ('Non-Creamy layer') ಷರತ್ತನ್ನು ಒಳಗೊಂಡಿರುವುದನ್ನು ಸಲ್ಲಿಸಬೇಕಾಗುತ್ತದೆ.

ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳಿವೆ?

ರಾಜ್ಯದಲ್ಲಿ 13 ಪರೀಕ್ಷಾ ಕೇಂದ್ರಗಳಿವೆ: ಬೆಳಗಾವಿ, ಬೆಂಗಳೂರು, ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.

ಮುಖ್ಯ ಪರೀಕ್ಷೆ: ಕೇವಲ ಬೆಂಗಳೂರಿನಲ್ಲಿ ಮಾತ್ರ ನಡೆಯಲಿದೆ.

ವಯೋಮಿತಿ ಸಡಿಲಿಕೆ: ಸರಕಾರದ ನಿಯಮದಂತೆ ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ/ ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ/ ಮತ್ತು ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕವೆಷ್ಟು?: ಸಾಮಾನ್ಯ, ಒಬಿಸಿ ಮತ್ತು ಆರ್ಥಿಕ ದುರ್ಬಲ ವರ್ಗದ ಅಭ್ಯರ್ಥಿಗಳಿಗೆ ₹ 750 ಹಾಗೂ ಎಸ್‌ಸಿ/ಎಸ್‌ಟಿ / ಅಂಗ ವಿಕಲ ಅಭ್ಯರ್ಥಿಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಶುಲ್ಕಪಾವತಿ: ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಉಚಿತ ಪರೀಕ್ಷಾ ತರಬೇತಿ: ಎಸ್.ಸಿ/ಎಸ್.ಟಿ/ಒಬಿಸಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಬ್ಯಾಂಕ್ ವತಿಯಿಂದ ಉಚಿತ ಪರೀಕ್ಷಾ ತರಬೇತಿ ಪಡೆಯಲು ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಕೋರಿಕೆ ಸಲ್ಲಿಸಬೇಕು. ಪೂರ್ವಭಾವಿ ಪರೀಕ್ಷೆಗೆ ನಿಗದಿಪಡಿಸಿದ ಕೇಂದ್ರಗಳಲ್ಲಿಯೇ ಉಚಿತ ಪರೀಕ್ಷಾ ತರಬೇತಿಯನ್ನೂ ನೀಡಲಾಗುತ್ತದೆ.

ಕೆಟಗರಿ ಕೋಡ್ ಗಮನಿಸಿ: ಅರ್ಜಿ ಸಲ್ಲಿಸುವಾಗ 01 ರಿಂದ 25 ರವರೆಗೆ ಆಯಾಯ ವರ್ಗಕ್ಕೆ ಸಂಬಂಧಿಸಿದ ಕೋಡ್ ನೀಡಲಾಗಿದೆ. ಅದನ್ನು ತುಂಬಲು ಮರೆಯದಿರಿ. ಈ ಬಾರಿ ಗರಿಷ್ಠ ಪರೀಕ್ಷೆಗೆ ಅನುಮತಿಸಲಾದ ಅವಕಾಶಗಳ ಸಂಖ್ಯೆ ನಿಗದಿಪಡಿಸಲಾಗಿದೆ:

ಪ.ಜಾ,/ಪ.ಪಂ ಹಾಗೂ ಇದೇ ಪಂಗಡಗಳ ಅಂಗ ವಿಕಲ ಅಭ್ಯರ್ಥಿಗಳಿಗೆ ಪರೀಕ್ಷೆ ಯನ್ನು ಎಷ್ಟು ಸಲ ಬೇಕಾದರೂ ತೆಗೆದುಕೊಳ್ಳಲು ಅವಕಾಶವಿದೆ. ಆರ್ಥಿಕವಾಗಿ ದುರ್ಬಲ ವರ್ಗ ಮತ್ತು ಸಾಮಾನ್ಯ ವರ್ಗದವರಿಗೆ ಗರಿಷ್ಠ 4 ಅವಕಾಶಗಳು, ಒಬಿಸಿ ವರ್ಗದವರಿಗೆ ಗರಿಷ್ಠ 7 ಅವಕಾಶಗಳನ್ನು ನೀಡಲಾಗಿದೆ.

ಪರೀಕ್ಷಾ ಪ್ರಕ್ರಿಯೆ ವಿವರ

ಮೊದಲ ಹಂತ: ಆನ್‌ಲೈನ್ ಪೂರ್ವಭಾವಿ ಪರೀಕ್ಷೆ ನಡೆಯುವ ದಿನಾಂಕ: ನವೆಂಬರ್, 2023

ಎರಡನೇ ಹಂತ: ಆನ್‌ಲೈನ್ ಮುಖ್ಯ ಪರೀಕ್ಷೆ-ಡಿಸೆಂಬರ್-ಜನವರಿ- 2024

ಮೂರನೇ ಹಂತ: -ಜನವರಿ-ಫೆಬ್ರುವರಿ-2024

ಸೈಕೋಮೆಟ್ರಿಕ್ ಪರೀಕ್ಷೆ: ಸೈಕೋ ಮೆಟ್ರಿಕ್ ಪರೀಕ್ಷೆಯನ್ನು ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಡೆಸಲಾಗುತ್ತದೆ. ಅಭ್ಯರ್ಥಿಗಳ ದೃಷ್ಟಿಕೋನವನ್ನು ಪರಿಶೀಲನೆ ಮಾಡುವುದು ಇದರ ಉದ್ದೇಶ. ಸೈಕೋಮೆಟ್ರಿಕ್ ಪರೀಕ್ಷೆ ನಂತರ ಸಂದರ್ಶನಕ್ಕೆ ಆಯ್ಕೆ ಮಾಡುತ್ತಾರೆ.

ಸೈಕೊ ಮೆಟ್ರಿಕ್ ಪರೀಕ್ಷೆ, ಸಂದರ್ಶನ ಮತ್ತು ಗುಂಪು ಚರ್ಚೆ ಜನವರಿ-ಫೆಬ್ರುವರಿ/ಮಾರ್ಚ್ 2024

ಲೇಖಕರು: ಅಂಕಣಕಾರರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಮಡಿಕೇರಿ

ಯುಪಿಎಸ್‌ಸಿ -ಪ್ರಿಲಿಮ್ಸ್ ಮತ್ತು ಸಾಮಾನ್ಯ ಅಧ್ಯಯನ ಪತ್ರಿಕೆ- 2, ಕೆಪಿಎಸ್‌ಸಿ -ಪ್ರಿಲಿಮ್ಸ್ ಮತ್ತು ಸಾಮಾನ್ಯ ಅಧ್ಯಯನ ಪತ್ರಿಕೆ-2, ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪ್ರಚಲಿತ ವಿದ್ಯಮಾನಗಳ ಕುರಿತು ಹನುಮನಾಯಕ್ ರಾಥೋಡ್ ಮಾಹಿತಿ ನೀಡಿದ್ದಾರೆ

ಪ್ರಚಲಿತ ವಿದ್ಯಮಾನಗಳು

ಇಂಡಿಯಾ – ಭಾರತ ಆಗುವುದೇ: ಚರ್ಚೆ

ಹಿನ್ನೆಲೆ: ಇಂಡಿಯಾ ಅದೇ ಭಾರತ ಎಂದು ಕರೆಯಲಾಗುವ ದೇಶದ ಹೆಸರನ್ನು ಅಧಿಕೃತವಾಗಿ ಬದಲಿಸಲು ಕೇಂದ್ರ ಸರ್ಕಾರ ಆಲೋಚಿಸುತ್ತಿದೆ ಎಂಬ ಸುದ್ದಿ ಹರಡಿದ ನಂತರ ದೇಶದಲ್ಲಿ ಮಿಶ್ರ ಪ್ರತಿಕ್ರಿಯ ವ್ಯಕ್ತವಾಗಿದೆ. ಇಂತಹ ಯಾವುದೇ ವಿಚಾರವಿಲ್ಲ ಎಂದು ಕೇಂದ್ರಸರ್ಕಾರವೇ ಸ್ಪಷ್ಟೀಕರಣ ನೀಡಿದ್ದರೂ ಈ ಕುರಿತು ಚರ್ಚೆಯ ಕಾವು ಕಡಿಮೆಯಾಗಿಲ್ಲ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ.

ವಿವಾದ ಆರಂಭವಾದದ್ದು ಹೇಗೆ?: ದೆಹಲಿಯಲ್ಲಿ ಆಯೋಜಿಸಿದ್ದ G-20 ಶೃಂಗಸಭೆಯಲ್ಲಿ ಅತಿಥಿಗಳನ್ನು ರಾಷ್ಟ್ರಪತಿಗಳ ಔತಣಕೂಟಕ್ಕೆ ಆಹ್ವಾನಿಸುವ ವೇಳೆ ಆಂಗ್ಲಭಾಷೆಯ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಇಂಡಿಯಾ ಎಂದಿರಬೇಕಿದ್ದ ಜಾಗದಲ್ಲಿ ಪ್ರೆಸಿಡೆಂಟ್ ಆಫ್ ಭಾರತ್ ಎಂದು ಬರೆಯಲಾಗಿತ್ತು. ಇದು ಕೇಂದ್ರ ಸರ್ಕಾರವು ದೇಶದ ಹೆಸರನ್ನು ಬದಲಾಯಿಸಲು ಹೊರಟಿದೆಯೇ ಎಂಬ ಪ್ರಶ್ನೆಯನ್ನು ಮೂಡಿಸಿತು.

ದೇಶದ ಸಾಂವಿಧಾನಿಕ ಸಂಸ್ಥೆಗಳು ನೀಡುವ ಆಹ್ವಾನ, ಆದೇಶ, ಸುತ್ತೋಲೆ ಮತ್ತು ಸೂಚನೆಗಳಲ್ಲಿ ಪತ್ರವು ಇಂಗ್ಲಿಷ್‌ನಲ್ಲಿದ್ದರೆ ದೇಶದ ಹೆಸರನ್ನು 'ಇಂಡಿಯಾ' ಎಂದು, ಹಿಂದಿಯಲ್ಲಿದ್ದರೆ 'ಭಾರತ್' ಎಂದು ಉಲ್ಲೇಖಿಸುವುದು ವಾಡಿಕೆ. ಆದರೆ ರಾಷ್ಟ್ರಪತಿಗಳ ಔತಣಕೂಟದ ಆಮಂತ್ರಣ ಪತ್ರ ಇಂಗ್ಲಿಷ್‌ನಲ್ಲಿದ್ದರೂ ಇಂಡಿಯಾದ ಜಾಗದಲ್ಲಿ ಭಾರತ್ ಇತ್ತು.

ಬದಲಾವಣೆ ಸುಲಭವಲ್ಲ: ಇಂಡಿಯಾ ಎಂಬುದನ್ನು ಭಾರತ ಎಂದು ಬದಲಿಸಲು ಔಪಚಾರಿಕ ಕ್ರಮಗಳನ್ನು ಅನುಸರಿಸಿದ ನಂತರವೂ ಹಲವು ನೆಲೆಗಟ್ಟುಗಳಲ್ಲಿ ಈ ಮರುನಾಮಕರಣವನ್ನು ಕಾರ್ಯರೂಪಕ್ಕೆ ತರಬೇಕಾಗುತ್ತದೆ. ಅಂದರೆ ಸರ್ಕಾರಿ ಸಂಸ್ಥೆಗಳು, ಕರೆನ್ಸಿ ನೋಟುಗಳಿಂದ ಶುರುವಾಗಿ ಬಳಕೆಯಲ್ಲಿರುವ ಪಾನ್ ಕಾರ್ಡ್, ಆಧಾರ್ ಗುರುತಿನ ಚೀಟಿ, ವಾಹನ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯಲ್ಲಿನ ವಿವರ ಹೀಗೆ ಎಲ್ಲ ಕಡೆ ಬದಲಾಯಿಸಬೇಕಾಗುತ್ತದೆ.

ಸಂವಿಧಾನದಲ್ಲಿನ ಅಂಶಗಳು: ಸಂವಿಧಾನದ ಇಂಗ್ಲಿಷ್ ಆವೃತ್ತಿಯ ಪೀಠಿಕೆಯಲ್ಲಿ 'ನಾವು ಭಾರತದ (ಇಂಡಿಯಾದ) ಜನರು' ಎಂದು ಆರಂಭವಾಗುತ್ತದೆ. ಇಂಡಿಯಾ ಎಂದರೆ ಭಾರತವು ರಾಜ್ಯಗಳ ಒಂದು ಒಕ್ಕೂಟ ಎನ್ನಲಾಗಿದೆ. ಇಂಗ್ಲಿಷ್‌ನಲ್ಲಿ ಬರೆಯುವಾಗ ಇಂಡಿಯಾ ಎಂದೂ ಇತರ ಭಾರತೀಯ ಭಾಷೆಗಳಲ್ಲಿ ಭಾರತ್ ಅಥವಾ ಭಾರತ ಎಂದು ಬಳಸಬೇಕು ಎಂದಿದೆ.

ದೇಶದ ಹೆಸರಿನ ಇತಿಹಾಸ: ದೇಶಕ್ಕೆ ಇಂಡಿಯಾ ಎಂಬ ಹೆಸರು ವಸಾಹತುಶಾಹಿ ಬ್ರಿಟಿಷರು ನೀಡಿದ ಹೆಸರು ಎಂದು ಕೆಲವರು ಅಭಿಪ್ರಾಯಪಟ್ಟರೆ ಬ್ರಿಟಿಷರ ಆಳ್ವಿಕೆಗೂ ಮುನ್ನವೇ ಈ ಹೆಸರು ಚಾಲ್ತಿಯಲ್ಲಿತ್ತು ಎನ್ನುತ್ತಾರೆ ಬ್ರಿಟಿಷ್ ಇತಿಹಾಸಕಾರರು. ಕ್ರಿ. ಪೂ. ಮೂರನೇ ಶತಮಾನದಲ್ಲಿ ದೇಶದ ಮೇಲೆ ದಂಡಯಾತ್ರೆಗೆ ಬಂದಿದ್ದ ಗ್ರೀಸ್ ಸಾಮ್ರಾಟ ಅಲೆಕ್ಸಾಂಡರ್ ಇಂಡಸ್ (ಸಿಂಧೂ) ನದಿಯಾಚೆಗಿನ ಭೂಭಾಗವನ್ನು ಇಂಡಿಯಾ ಎಂದು ಗುರುತಿಸಿದ್ದ. ಗ್ರೀಸ್ ಪ್ರವಾಸಿಗರು ಇಂಡಸ್ ನದಿಯ ಆಗ್ನೇಯ ಭಾಗವನ್ನು ಇಂಡಿಯಾ ಎಂದಿದ್ದರು.

ವಿಷ್ಣು ಪುರಾಣದ ಉಲ್ಲೇಖ: ಪ್ರಧಾನಿ ನರೇಂದ್ರ ಮೋದಿಯವರು ಭಾರತ ಎಂಬ ಪರಿಕಲ್ಪನೆಯ ವೈಶಿಷ್ಟ್ಯವನ್ನು ಸಾರುವ ಯತ್ನದ ಭಾಗವಾಗಿ ವಿಷ್ಣುಪುರಾಣದ ಸಾಲನ್ನು 2022ರಲ್ಲಿಯೇ ಸಂಸತ್ತಿನಲ್ಲಿ ಉಲ್ಲೇಖಿಸಿದ್ದರು.

ಹೆಸರು ಬದಲಿಗೆ ನಾವು ಸಿದ್ಧ ಎಂದ ವಿಶ್ವಸಂಸ್ಥೆ: ದೇಶದ ಹೆಸರನ್ನು ಅಧಿಕೃತವಾಗಿ ಭಾರತ ಎಂದು ಬದಲಿಸಲು ಮನವಿ ಬಂದರೆ ಪರಿಗಣಿಸಲಾಗುತ್ತದೆ ಎಂದು ವಿಶ್ವಸಂಸ್ಥೆ ಹೇಳಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ಉಪವಕ್ತಾರ ಫರ್ಹಾನ್ ಹಕ್ 'ತನ್ನ ಹೆಸರನ್ನು ಟರ್ಕಿ ಎಂಬುದರಿಂದ ಟರ್ಕಿಯೆ ಎಂದು ಬದಲಿಸುವಂತೆ ಟರ್ಕಿ ಸರ್ಕಾರ ಕಳೆದ ವರ್ಷ ಔಪಚಾರಿಕವಾಗಿ ಮನವಿ ಮಾಡಿಕೊಂಡಿತ್ತು. ಅದಕ್ಕೆ ಸ್ಪಂದಿಸಿ ಮರುನಾಮಕರಣಕ್ಕೆ ಅನುವು ಮಾಡಿಕೊಡಲಾಯಿತು. ಭಾರತ ಸರ್ಕಾರದಿಂದಲೂ ಅಂತಹ ಮನವಿ ಬಂದರೆ ಪರಿಗಣಿಸಲಾಗುವುದು' ಎಂದಿದ್ದಾರೆ. ❖

ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆ ದಿಕ್ಸೂಚಿ

ಎಸ್ಸೆಸ್ಸೆಲ್ಸಿ ವಿಜ್ಞಾನ

ಲೋಹಗಳು ಮತ್ತು ಅಲೋಹಗಳು

ಬಹು ಆಯ್ಕೆ ಪ್ರಶ್ನೆಗಳು

1. ಈ ಕೆಳಗಿನವುಗಳಲ್ಲಿ ಯಾವ ಜೋಡಿಯು ಸ್ಥಾನಪಲ್ಲಟ ಕ್ರಿಯೆಯನ್ನು ಉಂಟುಮಾಡುತ್ತದೆ?

(a) NaCl ದ್ರಾವಣ ಮತ್ತು ತಾಮ್ರದ ಲೋಹ

(b) MgCl2 ದ್ರಾವಣ ಮತ್ತು ಅಲ್ಯುಮಿನಿಯಂ ಲೋಹ

(c) FeSO4 ದ್ರಾವಣ ಮತ್ತು ಬೆಳ್ಳಿಯ ಲೋಹ

d) AgNO3 ದ್ರಾವಣ ಮತ್ತು ತಾಮ್ರದ ಲೋಹ.

2. ಕಬ್ಬಿಣದ ಕಾವಲಿ ತುಕ್ಕು ಹಿಡಿಯದಂತೆ ತಡೆಗಟ್ಟಲು ಈ ಕೆಳಗಿನವುಗಳಲ್ಲಿ ಯಾವ ವಿಧಾನ ಸೂಕ್ತವಾಗಿದೆ?

(ಎ) ಗ್ರೀಸ್ ಹಚ್ಚುವುದು (ಬಿ) ಬಣ್ಣ ಹಚ್ಚುವುದು

(ಸಿ) ಸತುವಿನ ಲೇಪನ ಮಾಡುವುದು (ಡಿ) ಮೇಲಿನ ಎಲ್ಲವೂ

3. ಒಂದು ಧಾತುವು ಆಕ್ಸಿಜನ್‌ನ ಜೊತೆ ಪ್ರತಿವರ್ತಿಸಿ ಹೆಚ್ಚಿನ ಕರಗುವ ಬಿಂದುವನ್ನು ಹೊಂದಿರುವ ಸಂಯುಕ್ತವನ್ನು ಉಂಟುಮಾಡುತ್ತದೆ. ಈ ಸಂಯುಕ್ತವು ನೀರಿನಲ್ಲಿ ಸುಲಭವಾಗಿ ಕರಗುತ್ತದೆ. ಸಾಮಾನ್ಯವಾಗಿ ಆ ಧಾತು ಯಾವುದಾಗಿರಬಹುದೆಂದರೆ ....

(ಎ) ಕ್ಯಾಲ್ಸಿಯಂ (ಬಿ) ಕಾರ್ಬನ್

(ಸಿ) ಸಿಲಿಕಾನ್ (ಡಿ) ಕಬ್ಬಿಣ

4. ಆಹಾರ ಪದಾರ್ಥಗಳ ಡಬ್ಬಿಗಳನ್ನು ತವರದಿಂದ ಲೇಪನಮಾಡಲಾಗಿರುತ್ತದೆಯೇ ಹೊರತು ಸತುವಿನಿಂದಲ್ಲ ಕಾರಣ......

(ಎ) ಸತು ತವರಕ್ಕಿಂತ ದುಬಾರಿ.

(ಬಿ) ಸತುವಿನ ಕರಗುವ ಬಿಂದು ತವರಕ್ಕಿಂತ ಹೆಚ್ಚು.

(ಸಿ) ಸತುವು ತವರಕ್ಕಿಂತ ಹೆಚ್ಚು ಕ್ರಿಯಾಶೀಲವಾಗಿದೆ.

(ಡಿ) ಸತುವು ತವರಕ್ಕಿಂತ ಕಡಿಮೆ ಕ್ರಿಯಾಶೀಲವಾಗಿದೆ.

ಉತ್ತರ:- (1)ಡಿ (2)ಸಿ (3)ಎ (4)ಸಿ

ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ

1) ಯಾವುದನ್ನು ಲೋಹೀಯ ಕಾಂತಿ ಅಥವಾ ಹೊಳಪು (lustre) ಎನ್ನುವರು

ಉತ್ತರ:- ಲೋಹಗಳು ಶುದ್ಧ ಸ್ಥಿತಿಯಲ್ಲಿ ಹೊಳಪಾದ ಮೇಲ್ಮೈಯನ್ನು ಹೊಂದಿರುತ್ತವೆ. ಇದನ್ನೇ ಲೋಹೀಯ ಕಾಂತಿ ಅಥವಾ ಹೊಳಪು (lustre) ಎನ್ನುವರು.

2) ಲೋಹದ ಭೌತ ಗುಣಗಳನ್ನು ಬರೆಯಿರಿ

ಉತ್ತರ:- ಲೋಹದ ಭೌತ ಗುಣಗಳು

ಅ) ಲೋಹವು ಹೊಳಪನ್ನು ಹೊಂದಿದೆ

ಆ) ಲೋಹವು ಕಠಿಣವಾಗಿರುತ್ತವೆ

ಇ) ಲೋಹವು ಕುಟ್ಯತೆ ಗುಣವನ್ನು ಹೊಂದಿದೆ.

{ಲೋಹಗಳನ್ನು ಕುಟ್ಟಿ ತೆಳುವಾದ ಹಾಳೆಗಳನ್ನಾಗಿ ಮಾಡಬಹುದು. ಈ ಗುಣವನ್ನು ಕುಟ್ಯತೆ (malleability) ಎನ್ನುವರು}

ಈ) ಲೋಹಗಳು ತನ್ಯತೆಯ ಗುಣವನ್ನು ಹೊಂದಿದೆ.

{ತೆಳುವಾದ ತಂತಿಗಳನ್ನಾಗಿ ಎಳೆಯಬಹುದಾದ ಲೋಹಗಳ ಸಾಮರ್ಥ್ಯಕ್ಕೆ ತನ್ಯತೆ (ductility)ಎನ್ನುವರು.

ಉ) ಲೋಹಗಳು ಉಷ್ಣದ ಉತ್ತಮ ವಾಹಕಗಳು ಮತ್ತು ಅತಿ ಹೆಚ್ಚಿನ ಕರಗುವ ಬಿಂದುಗಳನ್ನು ಹೊಂದಿವೆ

ಊ) ಲೋಹಗಳ ಮೂಲಕ ವಿದ್ಯುತ್ ಪ್ರವಹಿಸುತ್ತದೆ

ಎ) ಲೋಹಗಳು ಒಂದು ಗಟ್ಟಿಯಾಗಿ ಬಡಿದರೆ ಶಬ್ದ ಉತ್ಪತ್ತಿ ಮಾಡುತ್ತವೆ

3) ಯಾವುದಕ್ಕೆ ಶಾಬ್ದನ (sonorous) ಎನ್ನುವರು?

ಉತ್ತರ:- ಒಂದು ಗಟ್ಟಿಯಾದ ಮೇಲ್ಮೈಗೆ ಬಡಿದಾಗ ಶಬ್ದ ಉಂಟುಮಾಡುವ ಲೋಹಗಳ ಗುಣವನ್ನು ಶಾಬ್ದನ(sonorous) ಎನ್ನುವರು

4) ಒಂದು ದ್ರವರೂಪದ ಅಲೋಹವನ್ನು ಹೆಸರಿಸಿ

ಉತ್ತರ:- ಬ್ರೋಮಿನ್

5) ಒಂದು ದ್ರವರೂಪದ ಲೋಹವನ್ನು ಹೆಸರಿಸಿ

ಉತ್ತರ:- ಪಾದರಸ

6) ಹೊಳೆಯುವ ಅಲೋಹವನ್ನು ಬರೆಯಿರಿ

ಉತ್ತರ:- ಅಯೋಡಿನ್

7) ವಿಭಿನ್ನ ರೂಪದಲ್ಲಿ ದೊರೆಯುವ ಅಲೋಹ ಯಾವುದು?

ಉತ್ತರ:- ಕಾರ್ಬನ್

8) ಕ್ಷಾರ ಲೋಹಗಳನ್ನು ಹೆಸರಿಸಿ

ಉತ್ತರ:- ಲೀಥಿಯಂ, ಸೋಡಿಯಂ, ಪೊಟ್ಯಾಸಿಯಂ

9) ಕ್ಷಾರ ಲೋಹಗಳ ವಿಶಿಷ್ಟತೆಯನ್ನು ಬರೆಯಿರಿ

ಉತ್ತರ:- ಕ್ಷಾರ ಲೋಹಗಳು ತುಂಬಾ ಮೃದುವಾಗಿರುತ್ತವೆ. ಇವುಗಳನ್ನು ಚಾಕುವಿನಿಂದ ಕತ್ತರಿಸಬಹುದು. ಇವು ಕಡಿಮೆ ಸಾಂದ್ರತೆ ಮತ್ತು ಕಡಿಮೆ ಕರಗುವ ಬಿಂದುಗಳನ್ನು ಹೊಂದಿವೆ.

10) ಯಾವುದಕ್ಕೆ ಉಭಯಧರ್ಮಿ (amphoteric) ಆಕ್ಸೈಡ್‌ಗಳು ಎನ್ನುವರು?

ಉತ್ತರ:- ಅಲ್ಯುಮಿನಿಯಂ ಆಕ್ಸೈಡ್, ಸತುವಿನ ಆಕ್ಸೈಡ್‌ಗಳಂಥ ಕೆಲವು ಲೋಹದ ಆಕ್ಸೈಡ್‌ಗಳು ಆಮ್ಲೀಯ ಹಾಗೂ ಪ್ರತ್ಯಾಮ್ಲೀಯ ಗುಣಗಳೆರಡನ್ನೂ ಪ್ರದರ್ಶಿಸುತ್ತವೆ. ಇಂತಹ ಲೋಹದ ಆಕ್ಸೈಡ್‌ಗಳು ಆಮ್ಲ ಮತ್ತು ಪ್ರತ್ಯಾಮ್ಲಗಳೆರಡರ ಜೊತೆಗೂ ಪ್ರತಿವರ್ತಿಸಿದಾಗ ಲವಣ ಮತ್ತು ನೀರನ್ನು ಉತ್ಪತ್ತಿ ಮಾಡುತ್ತವೆ. ಇವುಗಳಿಗೆ ಉಭಯಧರ್ಮಿ (amphoteric) ಆಕ್ಸೈಡ್‌ಗಳು ಎನ್ನುವರು.

11) ಸೋಡಿಯಂ ಮತ್ತು ಪೊಟ್ಯಾಸಿಯಂನಂಥ ಲೋಹಗಳನ್ನು ಸೀಮೆ ಎಣ್ಣೆಯಲ್ಲಿ ಯಾಕೆ ಸಂಗ್ರಹಿಸಿಡುತ್ತಾರೆ.

ಉತ್ತರ:- ಸೋಡಿಯಂ ಮತ್ತು ಪೊಟ್ಯಾಸಿಯಂನಂಥ ಲೋಹಗಳು ಗಾಳಿಗೆ ತೆರೆದಿಟ್ಟಾಗ ಕ್ಷಿಪ್ರವಾಗಿ ವರ್ತಿಸಿ ಬೆಂಕಿ ಹೊತ್ತಿಕೊಳ್ಳುತ್ತದೆ. ಆದ್ದರಿಂದ ಅವುಗಳನ್ನು ಸಂರಕ್ಷಿಸಲು ಮತ್ತು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಳ್ಳುವುದನ್ನು ತಪ್ಪಿಸಲು ಸೀಮೆಎಣ್ಣೆಯಲ್ಲಿ ಸಂಗ್ರಹಿಸಿಡುತ್ತಾರೆ.

12) ಯಾವುದಕ್ಕೆ ಆನೋಡೀಕರಣ (anodising) ಎನ್ನುವರು.

ಉತ್ತರ:- ಅಲ್ಯುಮಿನಿಯಂನ ಮೇಲೆ ದಪ್ಪ ಆಕ್ಸೈಡ್ ಪದರವನ್ನು ಉಂಟು ಮಾಡುವ ಕ್ರಿಯೆಗೆ ಆನೋಡೀಕರಣ ((anodising)) ಎನ್ನುವರು.

13) ಲೋಹಗಳ ರಾಸಾಯನಿಕ ಗುಣಗಳನ್ನು ಬರೆಯಿರಿ

ಉತ್ತರ:- (1) ಬಹುತೇಕ ಎಲ್ಲ ಲೋಹಗಳು ಆಕ್ಸಿಜನ್‌ನ ಜೊತೆ ಸಂಯೋಗ ಹೊಂದಿದಾಗ ಆಯಾ ಲೋಹಗಳ ಆಕ್ಸೈಡ್‌ಗಳಾಗುತ್ತವೆ.

ಲೋಹ + ಆಕ್ಸಿಜನ್ ⟶ ಲೋಹದ ಆಕ್ಸೈಡ್

(1) ಬಹುತೇಕ ಎಲ್ಲ ಲೋಹಗಳು ಆಕ್ಸಿಜನ್‌ನ ಜೊತೆ ಸಂಯೋಗ ಹೊಂದಿದಾಗ ಆಯಾ ಲೋಹಗಳ ಆಕ್ಸೈಡ್‌ಗಳಾಗುತ್ತವೆ. ಉದಾಹರಣೆ ತಾಮ್ರವನ್ನು ಗಾಳಿಯಲ್ಲಿ ಕಾಸಿದಾಗ ಆಕ್ಸಿಜನ್ ಜೊತೆ ಸೇರಿ ತಾಮ್ರದ ಆಕ್ಸೈಡ್ ಆಗುತ್ತದೆ. ಇದು ಕಪ್ಪು ಆಕ್ಸೈಡ್

$2Cu + O_2 \longrightarrow 2CuO$

(ತಾಮ್ರ) (ತಾಮ್ರದ ಆಕ್ಸೈಡ್)

(2) ಎಲ್ಲಾ ಲೋಹಗಳು ಒಂದೇ ರೀತಿಯಾಗಿ ಆಕ್ಸಿಜನ್‌ನ ಜೊತೆ ವರ್ತಿಸುವುದಿಲ್ಲ

3) ಲೋಹಗಳು ನೀರಿನ ಜೊತೆ ಪ್ರತಿವರ್ತಿಸಿದಾಗ ಲೋಹದ ಆಕ್ಸೈಡ್ ಮತ್ತು ಹೈಡ್ರೋಜನ್ ಅನಿಲವನ್ನು ಬಿಡುಗಡೆ ಮಾಡುತ್ತವೆ. ಲೋಹದ ಆಕ್ಸೈಡ್‌ಗಳು ಪುನಃ ನೀರಿನಲ್ಲಿ ಕರಗಿ ಲೋಹದ ಹೈಡ್ರಾಕ್ಸೈಡ್‌ಗಳಾಗುತ್ತವೆ. ಆದರೆ ಎಲ್ಲಾ ಲೋಹಗಳು ನೀರಿನ ಜೊತೆ ಪ್ರತಿವರ್ತಿಸುವುದಿಲ್ಲ.

(ಮುಂದುವರಿಯುವುದು)

ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಇಂಗ್ಲಿಷ್ ಮಾಧ್ಯಮದ ಪ್ರಶ್ನೋತ್ತರಕ್ಕಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ

ಮಾಹಿತಿ: ಜ್ಞಾನಭಾರತಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ

II PUC MATHEMATICS

MATRICES

Answer the following:-

1. What is Negative of a matrix?

Ans:- The negative of a matrix A is denoted by – A. i.e., $-A = (-1)A$

2. What is Symmetric matrix?

Ans:- A square matrix $A = [a_{ij}]$ is said to be symmetric if $A^T = A$, that is, $a_{ij} = a_{ji}$ for all possible values of *i* and *j*.

Eg:- In general $\begin{bmatrix} a & h & g \\ h & b & f \\ g & f & c \end{bmatrix}$ is a symmetric matrix.

Problems:-

1. If $A = \begin{bmatrix} 7 & 6 \\ -3 & -4 \end{bmatrix}$ **then find A'?**

Ans : – Given, $A = \begin{bmatrix} 7 & 6 \\ -3 & -4 \end{bmatrix}$

By interchanging the rows and columns we get, $A' = \begin{bmatrix} 7 & -3 \\ 6 & -4 \end{bmatrix}$

2. Given that $\begin{bmatrix} 1 & 3 \\ 5 & -2 \end{bmatrix}\begin{bmatrix} x \\ y \end{bmatrix} = \begin{bmatrix} -2 & 3 \\ 0 & 1 \end{bmatrix}\begin{bmatrix} 2 \\ -1 \end{bmatrix}$;

Find x & y.

Soln : – $\begin{bmatrix} 1 & 3 \\ 5 & -2 \end{bmatrix}\begin{bmatrix} x \\ y \end{bmatrix} = \begin{bmatrix} -2 & 3 \\ 0 & 1 \end{bmatrix}\begin{bmatrix} 2 \\ -1 \end{bmatrix}$

$\begin{bmatrix} x + 3y \\ 5x - 2y \end{bmatrix} = \begin{bmatrix} -7 \\ -1 \end{bmatrix}$

$\Rightarrow x + 3y = -7$ ....(i)

& $5x - 2y = -1$ ....(ii)

Solving eqns (i) and (ii) we get,

$x = -1$ and $y = -2$

3. If $A = \begin{bmatrix} \cos\theta & \sin\theta \\ -\sin\theta & \cos\theta \end{bmatrix}$ **prove that** $A^2 = \begin{bmatrix} \cos 2\theta & \sin 2\theta \\ -\sin 2\theta & \cos 2\theta \end{bmatrix}$

Soln:- $A^2 = A \times A$

$= \begin{bmatrix} \cos\theta & \sin\theta \\ -\sin\theta & \cos\theta \end{bmatrix} \times \begin{bmatrix} \cos\theta & \sin\theta \\ -\sin\theta & \cos\theta \end{bmatrix}$

$= \begin{bmatrix} \cos^2\theta - \sin^2\theta & \cos\theta\sin\theta + \sin\theta\cos\theta \\ -\sin\theta\cos\theta - \sin\theta\cos\theta & -\sin^2\theta + \cos^2\theta \end{bmatrix}$

$= \begin{bmatrix} \cos 2\theta & 2\sin\theta\cos\theta \\ -2\sin\theta\cos\theta & \cos 2\theta \end{bmatrix}$

$\therefore A^2 = \begin{bmatrix} \cos 2\theta & \sin 2\theta \\ -\sin 2\theta & \cos 2\theta \end{bmatrix}$

4. If $A = \begin{bmatrix} 5 \\ 4 \\ 3 \end{bmatrix}$, $B = \begin{bmatrix} 3 \\ -1 \\ 2 \end{bmatrix}$;

Show that $AB^T \neq A^TB$

Soln : – Given, $A = \begin{bmatrix} 5 \\ 4 \\ 3 \end{bmatrix}$ and $B = \begin{bmatrix} 3 \\ -1 \\ 2 \end{bmatrix}$

$\therefore B^T = [3 \quad -1 \quad 2]$

$\Rightarrow AB^T = \begin{bmatrix} 5 \\ 4 \\ 3 \end{bmatrix}[3 \quad -1 \quad 2]$

$= \begin{bmatrix} 15 & -5 & 10 \\ 12 & -4 & 8 \\ 9 & -3 & 6 \end{bmatrix}$

and $A^T = [5 \quad 4 \quad 3]$

$\Rightarrow A^TB = [5 \quad 4 \quad 3]\begin{bmatrix} 3 \\ -1 \\ 2 \end{bmatrix}$

$= [15 - 4 + 6] = [17]$

Hence, $AB^T \neq A^TB$

5. If $A = \begin{bmatrix} 5 & -3 \\ -1 & 2 \end{bmatrix}$ **and** $B = \begin{bmatrix} -2 & -1 \\ 4 & 7 \end{bmatrix}$;

Prove that $AB \neq BA$

Soln : – Given, $A = \begin{bmatrix} 5 & -3 \\ -1 & 2 \end{bmatrix}$ & $B = \begin{bmatrix} -2 & -1 \\ 4 & 7 \end{bmatrix}$

$\therefore AB = \begin{bmatrix} 5 & -3 \\ -1 & 2 \end{bmatrix} \times \begin{bmatrix} -2 & -1 \\ 4 & 7 \end{bmatrix}$

$AB = \begin{bmatrix} -10-12 & -5-21 \\ 2+8 & 1+14 \end{bmatrix} = \begin{bmatrix} -22 & -26 \\ 10 & 15 \end{bmatrix}$

$BA = \begin{bmatrix} -2 & -1 \\ 4 & 7 \end{bmatrix} \times \begin{bmatrix} 5 & -3 \\ -1 & 2 \end{bmatrix}$

$BA = \begin{bmatrix} -10+1 & 6-2 \\ 20-7 & -12+14 \end{bmatrix} = \begin{bmatrix} -9 & 4 \\ 13 & 2 \end{bmatrix}$

$\begin{bmatrix} -22 & -26 \\ 10 & 15 \end{bmatrix} \neq \begin{bmatrix} -9 & 4 \\ 13 & 2 \end{bmatrix}$

$\therefore AB \neq BA$

6. If $A = \begin{bmatrix} 0 & c & -b \\ -c & 0 & a \\ b & -a & 0 \end{bmatrix}$ **&** $B = \begin{bmatrix} a^2 & ab & ac \\ ab & b^2 & bc \\ ac & bc & c^2 \end{bmatrix}$;

Show that AB is a zero matrix.

Soln : – $AB = \begin{bmatrix} 0 & c & -b \\ -c & 0 & a \\ b & -a & 0 \end{bmatrix} \times \begin{bmatrix} a^2 & ab & ac \\ ab & b^2 & bc \\ ac & bc & c^2 \end{bmatrix}$

$\Rightarrow \begin{bmatrix} 0 + abc - abc & 0 + b^2c - b^2c & 0 + b^2c - b^2c \\ -a^2c + 0 + a^2c & -abc + 0 + abc & -ac^2 + 0 + ac^2 \\ a^2b - a^2b + 0 & -ab^2 - ab^2 + 0 & abc - abc + 0 \end{bmatrix}$

$\Rightarrow \begin{bmatrix} 0 & 0 & 0 \\ 0 & 0 & 0 \\ 0 & 0 & 0 \end{bmatrix} \Rightarrow$ zero matrix

7. If $A = \begin{bmatrix} 3 & 1 \\ 2 & 5 \end{bmatrix}$ **prove that**

$A^2 - 8A + 13I = 0$

Soln : – Given, $A = \begin{bmatrix} 3 & 1 \\ 2 & 5 \end{bmatrix}$

(Contd…..)

ಯತೀಂದ್ರ ಹೇಳಿಕೆ: ಬೊಮ್ಮಾಯಿ ಭೇಟಿ ಮಾಡಿ ಚರ್ಚಿಸಿದ ವಿ. ಸೋಮಣ್ಣ

ಆಮಿಷ: ದೂರು ನೀಡಲು ಸಿದ್ಧತೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ವರುಣ ಕ್ಷೇತ್ರದಲ್ಲಿ ಮತದಾರರಿಗೆ ಕುಕ್ಕರ್, ಇಸ್ತ್ರಿ ಪೆಟ್ಟಿಗೆಗಳನ್ನು ಹಂಚಿರುವ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಬಿಜೆಪಿ ಸಿದ್ಧತೆ ನಡೆಸಿದೆ.

ಅಲ್ಲದೇ, ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದ ಮಾಜಿ ಸಚಿವ ವಿ. ಸೋಮಣ್ಣ ಅವರು, ಶಾಸಕ ಬಸವರಾಜ ಬೊಮ್ಮಾಯಿ ಅವರನ್ನು ಬುಧವಾರ ಭೇಟಿಯಾಗಿ ಚರ್ಚಿಸಿದರು.

ಚುನಾವಣಾ ಆಯೋಗಕ್ಕೆ ದೂರು ನೀಡುವ ಮತ್ತು ನ್ಯಾಯಾಲಯದ ಮೆಟ್ಟಿಲು ಹತ್ತುವ ಕುರಿತು ಇಬ್ಬರೂ ನಾಯಕರ ನಡುವೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

'ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು' ಎಂದು ಯತೀಂದ್ರ ಹೇಳಿಕೆ ನೀಡಿದ್ದರು.

ನನಗೆ ಮಾಹಿತಿ ಇಲ್ಲ: 'ಯತೀಂದ್ರ ಅವರ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಹಿಟ್ ಅಂಡ್ ರನ್ ಮಾಡಲು ನಾನು ರೆಡಿ ಇಲ್ಲ. ಈ ಬಗ್ಗೆ ಪಕ್ಷದ ಮುಖಂಡರ ಬಳಿ ಮಾಹಿತಿ ಪಡೆದುಕೊಳ್ಳುತ್ತೇನೆ. ಒಬ್ಬ ಸೀನಿಯರ್ ಆಗಿ ಮಾಹಿತಿ ಇಲ್ಲದೇ ಮಾತನಾಡುವುದಿಲ್ಲ' ಎಂದು ಸೋಮಣ್ಣ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

'ನಾನು ಮತ್ತು ಬೊಮ್ಮಾಯಿ ಸ್ನೇಹಿತರು. ಅವರ ತಂದೆಯವರ ಗರಡಿಯಲ್ಲಿ ಬೆಳೆದವನು. ಬೊಮ್ಮಾಯಿ ಅವರನ್ನು ಭೇಟಿ ಮಾಡದೇ ಬಹಳ ದಿನಗಳಾಗಿತ್ತು. ಭೇಟಿಯಾಗಿ ಬಂದಿದ್ದೇನೆ, ಬೇರೆಯವರ ರೀತಿ ಹೊಟ್ಟೆ ಪಾಡಿಗಾಗಿ ನಾನು ಬಂದವನಲ್ಲ' ಎಂದು ತಿಳಿಸಿದರು.

ದೂರು ನೀಡಲಾಗುವುದು: ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಆಧರಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ.

> **ಕಳೆದ ವಿಧಾನಸಭೆ ಚುನಾವಣೆ ವೇಳೆ ವರುಣ ಕ್ಷೇತ್ರದಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಹಂಚಿದ್ದನ್ನು ಯತೀಂದ್ರ ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಚುನಾವಣಾ ಆಯೋಗ ಅನರ್ಹಗೊಳಿಸಬೇಕು**
> **ಕೆ.ಎಸ್.ಈಶ್ವರಪ್ಪ**, ಬಿಜೆಪಿ ಮುಖಂಡ

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಪ್ರಕಟಿಸಿರುವ ಬಿಜೆಪಿ, 'ಚುನಾವಣೆ ಗೆಲುವಿಗೆ ವಾಮಮಾರ್ಗವೇ ರಾಜಮಾರ್ಗವೆಂದು ಭಾವಿಸಿರುವ ಸಿದ್ದರಾಮಯ್ಯ ಮತ್ತು ಯತೀಂದ್ರ ಅವರು ಜನರಿಗೆ ಸುಳ್ಳು ಆಮಿಷಗಳನ್ನು ನೀಡಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆಗಳ ಆಸೆ ಹುಟ್ಟಿಸಿ ಮತಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಸಿದ್ದರಾಮಯ್ಯ ಗೆದ್ದಿದ್ದು, ಅವರ ಅನರ್ಹತೆಯೊಂದೇ ಮುಂದಿರುವ ದಾರಿ' ಎಂದು ಹೇಳಿದೆ.

ಕ್ರಮ ಕೈಗೊಳ್ಳಿ: ಎಚ್‌ಡಿಕೆ

ಚನ್ನಪಟ್ಟಣ (ರಾಮನಗರ): 'ಜನರಿಗೆ ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಜರುಗಿಸಬೇಕು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, 'ಜನರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರ ಗ್ಯಾರಂಟಿ ಕೂಪನ್ ಮೇಲೆ ಸಹಿ ಮಾಡಿ ಮನೆ ಮನೆಗೂ ಹಂಚಿದ್ದಾರೆ. ಈ ಬಗ್ಗೆ ಆಯೋಗ ತನಿಖೆ ನಡೆಸಿ ಕಾಂಗ್ರೆಸ್‌ನ 135 ಶಾಸಕರ ಸದಸ್ಯತ್ವ ರದ್ದುಗೊಳಿಸಬೇಕು' ಎಂದರು.

'ವಿಧಾನಸಭೆ ಚುನಾವಣೆ ನಡೆದಿದ್ದೇ ಕುಕ್ಕರ್, ಮಿಕ್ಸಿ, ತವಾ, ಇಸ್ತ್ರಿಪೆಟ್ಟಿಗೆ ಹಂಚಿಕೆ ಮೇಲೆ. ಅವುಗಳಿಂದಲೇ ಕಾಂಗ್ರೆಸ್ ಚುನಾವಣೆ ಗೆದ್ದಿದೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು. ಚನ್ನಪಟ್ಟಣದಲ್ಲಿ ಜನ ಆಮಿಷಗಳಿಗೆ ಮರುಳಾಗಲಿಲ್ಲ. ಆದರೆ, ರಾಮನಗರದಲ್ಲಿ ಅದೇ ನಡೆಯಿತು. ಗಿಫ್ಟ್ ಕೂಪನ್‌ಗಳನ್ನು ಹಂಚಲಾಯಿತು. ಆಯೋಗ ತನಿಖೆ ಮಾಡಿದರೆ ಸತ್ಯ ಹೊರಬರುತ್ತದೆ' ಎಂದರು.

'ಲೋಕಸಭೆಗೆ ಸ್ಪರ್ಧಿಸಲ್ಲ': 'ಲೋಕಸಭೆ ಚುನಾವಣೆಗೆ ಯಾವುದೇ ಕಾರಣಕ್ಕೂ ನಾನು ಸ್ಪರ್ಧಿಸುವುದಿಲ್ಲ. ಅಂತಹ ಆಲೋಚನೆಯೂ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

'ಬಿಜೆಪಿ ಜತೆ ಮೈತ್ರಿ ಕುರಿತ ಚರ್ಚೆಗೆ ಗುರುವಾರ ದೆಹಲಿಗೆ ಹೋಗುತ್ತಿದ್ದೇನೆ. ಆ ಪಕ್ಷದ ಕೆಲ ಉನ್ನತ ನಾಯಕರನ್ನು ಭೇಟಿ ಮಾಡುತ್ತೇನೆ. ಭೇಟಿ ಬಳಿಕ ಏನು ಚರ್ಚೆ ಆಗುತ್ತದೋ ನೋಡೋಣ' ಎಂದರು.

'ತರಕಾರಿ ಅಕ್ಷಯ ಪಾತ್ರೆ'

ಬನ್ನಿಕುಪ್ಪೆ ಬಿ. ಗ್ರಾಮ ಪಂಚಾಯಿತಿಯ ಮಾದರಿ ಕಾರ್ಯ

• ಓದೇಶ ಸಕಲೇಶಪುರ



ರಾಮನಗರ ತಾಲ್ಲೂಕಿನ ಬನ್ನಿಕುಪ್ಪೆ ಬಿ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಾನ ಮನಸ್ಕರ ಗುಂಪು ಅಂಗನವಾಡಿ ಮತ್ತು ಸರ್ಕಾರಿ ಶಾಲೆಗಳಿಗೆ 'ತರಕಾರಿ ಅಕ್ಷಯ ಪಾತ್ರೆ' ಕಾರ್ಯಕ್ರಮದಡಿ ತರಕಾರಿ ವಿತರಣೆ ಮಾಡಿತು

ರಾಮನಗರ: ತಾಲ್ಲೂಕಿನ ಬನ್ನಿಕುಪ್ಪೆ ಬಿ. ಗ್ರಾಮ ಪಂಚಾಯಿತಿಯಲ್ಲಿ ಸಮಾನ ಮನಸ್ಕರ ಗುಂಪೊಂದು ಅಂಗನವಾಡಿ ಮತ್ತು ಸರ್ಕಾರಿ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಉಚಿತವಾಗಿ ತರಕಾರಿ ಪೂರೈಕೆ ಮಾಡುತ್ತಿದೆ.

'ತರಕಾರಿ ಅಕ್ಷಯ ಪಾತ್ರೆ' ಹೆಸರಿನ ಈ ಕಾರ್ಯಕ್ರಮಕ್ಕೆ ಸ್ಥಳೀಯವಾಗಿಯೂ ಮೆಚ್ಚುಗೆ ವ್ಯಕ್ತವಾಗಿದೆ. ಜನರು ಕೂಡ ಸ್ವಯಂ ಪ್ರೇರಿತವಾಗಿ ತರಕಾರಿ ತಂದು ಕೊಡುವ ಮೂಲಕ ಈ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಇದರಿಂದಾಗಿ ಪಂಚಾಯಿತಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಪೌಷ್ಟಿಕಾಂಶಭರಿತ ಆಹಾರ ಸಿಗುತ್ತಿದೆ.

'ಶಿಕ್ಷಣ ಇಲಾಖೆಯು ಮಕ್ಕಳ ಬಿಸಿಯೂಟಕ್ಕೆ ಕೊಡುವ ಮೊತ್ತ ಅತ್ಯಲ್ಪ. ಇದರಿಂದ ಪೌಷ್ಟಿಕಾಂಶಯುಕ್ತ ತರಕಾರಿ ಖರೀದಿಸಲು ಅಸಾಧ್ಯ. ಇದನ್ನು ಹಲವು ಅಂಗನವಾಡಿ, ಶಾಲೆ ಹಾಗೂ ಹಾಸ್ಟೆಲ್‌ಗಳಲ್ಲಿ ಗಮನಿಸಿದ್ದೇನೆ. ಬಿಸಿಯೂಟಕ್ಕೆ ಹೆಚ್ಚುವರಿಯಾಗಿ ಸಮಾನ ಮನಸ್ಕರೆಲ್ಲರೂ ಸೇರಿ ತರಕಾರಿ ಅಕ್ಷಯ ಪಾತ್ರೆ ಕಾರ್ಯಕ್ರಮ ರೂಪಿಸಿದೆವು' ಎಂದು ಕಾರ್ಯಕ್ರಮದ ರೂವಾರಿ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗಾಣಕಲ್ ನಟರಾಜ್ 'ಪ್ರಜಾವಾಣಿ'ಗೆ ತಿಳಿಸಿದರು.

ವಾರಕ್ಕೆ ₹ 5ಸಾವಿರ ಖರ್ಚು: 'ವಾರಕ್ಕೊಮ್ಮೆ ಎಪಿಎಂಸಿಯಿಂದ ತಾಜಾ ತರಕಾರಿ ತರುತ್ತೇವೆ. ಪ್ರತಿ ವಿದ್ಯಾರ್ಥಿಗೆ ಅರ್ಧ ಕೆ.ಜಿ.ಯಂತೆ ಶಾಲೆಯ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ತರಕಾರಿ ವಿಂಗಡಿಸುತ್ತೇವೆ. ಪಂಚಾಯಿತಿಯ ನೀರಗಂಟಿಗಳು ಪ್ರತಿ ಸೋಮವಾರ ಬೆಳಿಗ್ಗೆ ತಮ್ಮ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ತರಕಾರಿ ಚೀಲವನ್ನು ತಲುಪಿಸುತ್ತಾರೆ. ಇದರಿಂದ ಶಾಲೆಯವರಿಗೂ ಹೊರೆಯಾಗುವುದಿಲ್ಲ' ಎಂದು ಹೇಳಿದರು.

ಪ್ರಜಾವಾಣಿ ವಿಶೇಷ

'ಪ್ರತಿ ವಾರ ಖರೀದಿಸುವ ಸುಮಾರು 3 ಕ್ವಿಂಟಲ್ ತರಕಾರಿಗೆ ಗರಿಷ್ಠ ₹5 ಸಾವಿರವಾಗುತ್ತದೆ. ನಾವು ನಾಲ್ಕು ದಿನಕ್ಕಾಗುವಷ್ಟು ಬಗೆ ಬಗೆ ತರಕಾರಿ ಕೊಡುತ್ತೇವೆ. ಉಳಿದ ಎರಡು ದಿನಕ್ಕೆ ಅಗತ್ಯವಿರುವ ತರಕಾರಿಯನ್ನು ಶಿಕ್ಷಣ ಇಲಾಖೆ ನೀಡುವ ಮೊತ್ತದಲ್ಲಿ ಶಾಲೆಯವರೇ ಖರೀದಿಸುತ್ತಾರೆ' ಎಂದು ತಿಳಿಸಿದರು.


720 ಮಕ್ಕಳಿಗೆ ಅನುಕೂಲ

'ತರಕಾರಿ ಅಕ್ಷಯ ಪಾತ್ರೆ' ಕಾರ್ಯಕ್ರಮದಿಂದಾಗಿ ಬನ್ನಿಕುಪ್ಪೆ ಬಿ. ಗ್ರಾಮ ಪಂಚಾಯಿತಿಯಲ್ಲಿರುವ 16 ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳ 540 ವಿದ್ಯಾರ್ಥಿಗಳು ಹಾಗೂ 16 ಅಂಗನವಾಡಿಗಳ 180 ಮಕ್ಕಳು ಸೇರಿ, 720 ಮಕ್ಕಳಿಗೆ ತರಕಾರಿ ಪೂರೈಕೆಯಾಗುತ್ತಿದೆ.'ಸರ್ಕಾರಿ ಶಾಲೆಗಳಿಗೆ ತರಕಾರಿ ವಿತರಿಸುವ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನರು ಕೂಡ ಆರ್ಥಿಕ ನೆರವು ನೀಡಲು ಮುಂದೆ ಬರುತ್ತಿದ್ದಾರೆ ಎಂದು ಬನ್ನಿಕುಪ್ಪೆ ಬಿ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಯೋಗೇಶ್ ತಿಳಿಸಿದರು.

ಲಕ್ಷ್ಮಿಸಾಗರ: ಪ್ರಜಾವಾಣಿ ವರದಿಗೆ ಸ್ಪಂದಿಸಿದ ಬೋಸರಾಜು

ಗ್ರಾಮಸ್ಥರಿಗೆ ಸೌಲಭ್ಯದ ಭರವಸೆ

ಪ್ರಜಾವಾಣಿ ವಾರ್ತೆ



ಕೋಲಾರ ತಾಲ್ಲೂಕಿನ ಲಕ್ಷ್ಮಿಸಾಗರ ಗ್ರಾಮಕ್ಕೆ ಬುಧವಾರ ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು ಭೇಟಿ ನೀಡಿ ಕೆ.ಸಿ.ವ್ಯಾಲಿ ನೀರಿನ ಕಾಲುವೆ ವೀಕ್ಷಿಸಿದರು

ಕೋಲಾರ: 'ಪ್ರಜಾವಾಣಿ'ಯಲ್ಲಿ ಸೆ.16ರಂದು ಪ್ರಕಟವಾಗಿದ್ದ 'ಊರ ಮಧ್ಯೆ ಕೆ.ಸಿ.ವ್ಯಾಲಿ ಕೊಳಚೆ' ಎಂಬ ವರದಿ ಪರಿಣಾಮ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಬುಧವಾರ ತಾಲ್ಲೂಕಿನ ಲಕ್ಷ್ಮಿಸಾಗರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೆ.ಸಿ.ವ್ಯಾಲಿ ನೀರಿನಿಂದ ಉಂಟಾಗಿರುವ ಸಮಸ್ಯೆ ಗ್ರಾಮಸ್ಥರು ಈ ಸಂದರ್ಭದಲ್ಲಿ ತೆರೆದಿಟ್ಟರು. ಐಐಎಸ್‌ಸಿ ವಿಜ್ಞಾನಿಗಳು, ಇಎಚ್‌ಎಸ್‌ಆರ್‌ಡಿಸಿ ಪ್ರಯೋಗಾಲಯದ ತಜ್ಞರು, ಸಣ್ಣ ನೀರಾವರಿ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನಾ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಚಿವರು ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ವಿಜ್ಞಾನಿಗಳು ನೀರಿನ ಗುಣಮಟ್ಟ ಪರೀಕ್ಷಿಸಿದರು.

'ಗ್ರಾಮದ ಬಾವಿ, ಕಾಲುವೆ ನೀರಿನ ಗುಣಮಟ್ಟ ಪರೀಕ್ಷೆ ಮಾಡಲಾಗಿದೆ. ಹಾನಿಕಾರಕ ಅಂಶ ಇಲ್ಲ ಎಂದು ತಜ್ಞರು ಹೇಳಿದ್ದಾರೆ. ಕೆ.ಸಿ.ವ್ಯಾಲಿ ನೀರು ಬಂದಿದ್ದರಿಂದ ಅಂತರ್ಜಲ ವೃದ್ಧಿ ಆಗಿರುವುದಾಗಿ ಜನ ಹೇಳುತ್ತಿದ್ದಾರೆ. ಗ್ರಾಮದಲ್ಲಿ ಕಾಲುವೆ ಹಾದು ಹೋಗಿರುವುದರಿಂದ ಕಳೆ ಬೆಳೆದು, ಅನೈರ್ಮಲ್ಯ ನೆಲೆಸಿದೆ. ಸ್ವಚ್ಛತೆ ಕಾರ್ಯ ಕೈಗೊಳ್ಳುವಂತೆ ಸೂಚಿಸಿದ್ದೇನೆ' ಎಂದರು.

'ಕಾಲುವೆಗೆ ಮಕ್ಕಳು, ಜಾನುವಾರು ಬೀಳದಂತೆ ಫೆನ್ಸಿಂಗ್ ಅಳವಡಿಸುವಂತೆ, ಕಾಲುವೆ ಮೇಲೆ ಕಾಲುದಾರಿ ಮಾಡಿಕೊಡುವಂತೆ ಗ್ರಾಮಸ್ಥರು ಸಚಿವರನ್ನು ಕೋರಿದರು. ಈ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ನಿರ್ಮಾಣ ಮಾಡಿಕೊಡಲಾಗುವುದು. 3ನೇ ಹಂತದ ಶುದ್ಧೀಕರಣ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು' ಎಂದು ಭರವಸೆ ನೀಡಿದರು.

ಮೂವರು ಡಿಸಿಎಂ ಹೇಳಿಕೆಗೆ ಈಗಲೂ ಬದ್ಧ: ರಾಜಣ್ಣ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಪಕ್ಷದ ಹಿತದೃಷ್ಟಿಯಿಂದ ಮೂರು ಉಪ ಮುಖ್ಯಮಂತ್ರಿಗಳನ್ನು ನೇಮಿಸಬೇಕು ಎಂಬ ಹೇಳಿಕೆಗೆ ನಾನು ಈಗಲೂ ಬದ್ಧ. ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ' ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, 'ಪಕ್ಷಕ್ಕೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಈ ಮಾತು ಹೇಳಿದ್ದೇನೆ. ಇದರಲ್ಲಿ ಯಾವ ಸವಾಲು ಎದುರಿಸುವುದಕ್ಕೂ ಸಿದ್ಧ' ಎಂದರು.

'ಲೋಕಸಭಾ ಚುನಾವಣೆ ಆದ ಬಳಿಕ ರಾಜ್ಯದ ಸಚಿವ ಸಂಪುಟ ವಿಸರ್ಜಿಸಿದ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ, ಬಿ.ಡಿ. ಜತ್ತಿ ಅವರ ಕಾಲದಲ್ಲಿ ಹಾಗೆಯೇ ಆಗಿತ್ತು. ಈಗಲೂ ಹಾಗೆ ಆಗುವುದಿಲ್ಲ ಎಂದು ಹೇಳಲಾಗದು. ಏನು ಬೇಕಾದರೂ ಆಗಬಹುದು. ಈ ಕಾರಣಕ್ಕಾಗಿ ಸಮುದಾ ಯವಾರು ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು' ಎಂದು ಮತ್ತೊಮ್ಮೆ ಆಗ್ರಹಿಸಿದರು.

ಈ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತಮ್ಮ ಸಹಮತವೂ ಇಲ್ಲ, ವಿರೋಧವೂ ಇಲ್ಲ. ಇನ್ನೂ ಮೂವರು ಉಪ ಮುಖ್ಯಮಂತ್ರಿಗಳನ್ನು ಮಾಡಿದರೆ ಡಿಕೆಶಿ ಪ್ರಾಮುಖ್ಯ ತಗ್ಗುತ್ತದೆ ಎನ್ನುವುದು ತಪ್ಪು ಎಂದರು.

'ಮೂರು ಉಪ ಮುಖ್ಯಮಂತ್ರಿ ಮಾಡಬೇಕು ಎಂಬ ಹೇಳಿಕೆಯನ್ನು ಸಿಎಂ ಅವರು ನನ್ನಿಂದ ಕೊಡಿಸಿದ್ದಾರೆ ಎಂಬುದು ಸುಳ್ಳು. ಈ ವಿಚಾರದಲ್ಲಿ ಸಿಎಂ ಅವರನ್ನು ನಾನು ಭೇಟಿ ಮಾಡಿಲ್ಲ, ಚರ್ಚೆಯನ್ನೂ ನಡೆಸಿಲ್ಲ' ಎಂದರು.

'ಹೇಳಿಕೆ ಗಂಭೀರವಲ್ಲ'


ಮಂಗಳೂರು: ಮೂವರು ಉಪಮುಖ್ಯಮಂತ್ರಿಗಳು ಬೇಕು ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ. ಆಂತರಿಕ ವಿಷಯಗಳ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

> **ಮೂರು ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನನ್ನ ಬೆಂಬಲವಿದೆ. ಹೈಕಮಾಂಡ್ ಅಭಿಪ್ರಾಯವೇ ನನ್ನದೂ ಆಗಿರುತ್ತದೆ**
> **ಸಂತೋಷ್ ಲಾಡ್,** ಕಾರ್ಮಿಕ ಸಚಿವ

'ಪ್ರಣವಾನಂದ ಜತೆ ಸಂಘಕ್ಕೆ ಸಂಬಂಧವಿಲ್ಲ'

ಬೆಂಗಳೂರು: 'ಸ್ವಯಂಘೋಷಿತ ಪ್ರಣವಾನಂದ ಸ್ವಾಮೀಜಿಗೂ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ' ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ. ತಿಮ್ಮೇಗೌಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ಈಡಿಗ ಮತ್ತಿತರ ಉಪ ಜಾತಿಯ ಸ್ವಾಮೀಜಿ ಎಂದು ಹೇಳಿಕೊಂಡು ತಿರುಗುತ್ತಿರುವ ಸ್ವಾಮೀಜಿ ಸಮುದಾಯದಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಜಕೀಯ ಮುಖಂಡರಲ್ಲಿ ಭಿನ್ನಾಭಿಪ್ರಾಯ ಮೂಡಿಸುವ ಮೂಲಕ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಿದ್ದಾರೆ. ಜತೆಗೆ, ಕೇಂದ್ರ ಆರ್ಯ ಈಡಿಗರ ಸಂಘದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ' ಎಂದು ದೂರಿದರು.



ಡಾ.ಎಂ. ತಿಮ್ಮೇಗೌಡ

'ಈಡಿಗ ಸಮುದಾಯದಲ್ಲಿ ಬಿಲ್ಲವ, ನಾಮದಾರಿ ಸೇರಿ 26 ಪಂಗಡಗಳಿವೆ. ಸೋಲೂರಿನಲ್ಲಿರುವ ಆರ್ಯ ಈಡಿಗ ಮಹಾಸಂಸ್ಥಾನ ಮಠಕ್ಕೆ 2022ರ ಫೆ. 2ರಂದು ವಿಖ್ಯಾತನಂದ ಸ್ವಾಮೀಜಿ ಅವರನ್ನು ಪೀಠಾಧಿಪತಿಗಳನ್ನಾಗಿ ಮಾಡಲಾಗಿದೆ. ಅವರ ನಿರ್ದೇಶನದಂತೆ ನಮ್ಮ ಸಮುದಾಯ ಕಾರ್ಯ ನಿರ್ವಹಿಸುತ್ತಿದೆ' ಎಂದರು.

'ಸಮುದಾಯವನ್ನು ಎರಡು ಪಂಗಡಗಳನ್ನಾಗಿ ವಿಂಗಡಿಸುವ ಕೆಲಸ ಅವರು ಮಾಡುತ್ತಿದ್ದಾರೆ. ಇದು ಸಮುದಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬ ಉದ್ದೇಶದಿಂದ 2023ರ ಸೆ. 15ರಂದು ನಡೆದ ಸಭೆಯಲ್ಲಿ ಸಂಘದ ಪರವಾಗಿ ಸ್ಪಷ್ಟನೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಅವರಿಗೂ ಮತ್ತು ಸಂಘಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ' ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ಟಿ. ಶಿವಕುಮಾರ್, ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಇದ್ದರು.

ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿ ರಚನೆ

ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಪುಸ್ತಕಗಳನ್ನು ಆಯ್ಕೆ ಮಾಡಲು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಸಾಹಿತಿ ಕರೀಗೌಡ ಬೀಚನಹಳ್ಳಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಭಕ್ತರಹಳ್ಳಿ ಕಾಮರಾಜ್, ಧನಂಜಯ ಕುಂಬ್ಳೆ, ಡಾ.ಯಲ್ಲಪ್ಪ ಬಿ. ಹಿಮ್ಮಡಿ, ಸಿದ್ದರಾಮ ಹೊನ್ಕಲ್, ಭದ್ರಾವತಿ ರಾಮಾಚಾರಿ, ಎನ್.ಕೆ. ಲೋಲಾಕ್ಷಿ, ಮುಮ್ತಾಜ್ ಬೇಗಂ, ಕಿಗ್ಗ ರಾಜಶೇಖರ್, ಎಚ್.ಜಿ. ರಾಜೇಶ್, ಕಿಶನ್‌ರಾವ್ ಕುಲಕರ್ಣಿ, ಬಿ. ರಮೇಶ ಸಮಿತಿಯ ಸದಸ್ಯರಾಗಿ ನೇಮಕವಾಗಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ಪ್ರಕಾಶಕರ ಸಂಘ, ಕರ್ನಾಟಕ ವಿಜ್ಞಾನ ಪರಿಷತ್ತು, ಕರ್ನಾಟಕ ಗ್ರಂಥಾಲಯ ಸಂಘ, ಕನ್ನಡ ಬರಹಗಾರರು ಮತ್ತು ಪ್ರಕಾಶಕರ ಸಂಘ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಮೈಸೂರು ವಿಶ್ವವಿದ್ಯಾಲಯದ ಪ್ರಸಾರಾಂಗ ನಿರ್ದೇಶಕರು ಸಮಿತಿಯ ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಎಸ್. ಹೊಸಮನಿ ಸದಸ್ಯ ಕಾರ್ಯದರ್ಶಿಗಳಾಗಿದ್ದು, ಸಮಿತಿಗೆ 2 ವರ್ಷಗಳ ಅವಧಿಯನ್ನು ನೀಡಲಾಗಿದೆ.

ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎನ್ನುತ್ತಲೇ ನಿಲುವು ಬದಲು

ಕಾವೇರಿ: ಮಾತು ತಪ್ಪಿದ ಸರ್ಕಾರ

ಪ್ರಜಾವಾಣಿ ವಾರ್ತೆ

ನವದೆಹಲಿ: ಸೆಪ್ಟೆಂಬರ್ 12ರ ಬಳಿಕ ತಮಿಳುನಾಡಿಗೆ ಯಾವುದೇ ಕಾರಣಕ್ಕೆ ಕಾವೇರಿ ನೀರು ಹರಿಸುವುದಿಲ್ಲ ಎಂದು ಹೇಳುತ್ತಲೇ ಬಂದ ಕರ್ನಾಟಕ ಸರ್ಕಾರವು ಇದೀಗ ನಿಲುವು ಬದಲಿಸಿದೆ. ತಮಿಳುನಾಡಿಗೆ ಈಗಲೂ ನೀರು ಹರಿಸುತ್ತಿರುವುದನ್ನು ಒಪ್ಪಿಕೊಂಡಿದೆ.

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವರು ಹಾಗೂ ಸಂಸದರ ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಈಗಲೂ ತಮಿಳುನಾಡಿಗೆ ಸ್ವಲ್ಪ ನೀರು ಬಿಡುಗಡೆ ಮಾಡಲಾಗುತ್ತಿದೆ' ಎಂದು ಹೇಳಿದರು.

'ಈ ಹಿಂದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶಗಳನ್ನು ಚಾಚೂತಪ್ಪದೆ ಪಾಲಿಸಿದ್ದೇವೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಗುರುವಾರ ನಡೆಯಲಿದೆ. ಈಗ ಪ್ರಾಧಿಕಾರದ ಆದೇಶ ಪಾಲನೆ ಮಾಡದಿದ್ದರೆ ತಪ್ಪು ಸಂದೇಶ ಹೋಗಲಿದೆ' ಎಂದು ಸಮಜಾಯಿಷಿ ನೀಡಿದರು.

ಪ್ರಾಧಿಕಾರದ ಆದೇಶವನ್ನು ಪಾಲನೆ ಮಾಡಿದ್ದೇವೆ ಎಂಬುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳುತ್ತೇವೆ ಎಂದು ಅವರು ತಿಳಿಸಿದರು.

ಸೆಪ್ಟೆಂಬರ್ 12ರ ನಂತರ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದಿಲ್ಲ ಎಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸೆಪ್ಟೆಂಬರ್ 5ರಂದು ಪ್ರಮಾಣಪತ್ರ ಸಲ್ಲಿಸಿತ್ತು. 'ನಮ್ಮ ಜಲಾಶಯಗಳಲ್ಲಿ ನೀರೇ ಇಲ್ಲ. ಎಲ್ಲಿಂದ ಬಿಡುಗಡೆ ಮಾಡುವುದು' ಎಂದು ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅಸಹಾಯಕತೆ ವ್ಯಕ್ತಪಡಿಸಿದ್ದರು. ಸಂಸದರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯಮಂತ್ರಿಯವರು, 'ನಮಗೆ ಕುಡಿಯುವ ನೀರಿಗೆ 33 ಟಿಎಂಸಿ ಅಡಿ, ಬೆಳೆ ರಕ್ಷಣೆಗೆ 70 ಟಿಎಂಸಿ ಅಡಿ, ಕೈಗಾರಿಕೆಗಳಿಗೆ 3 ಟಿಎಂಸಿ ಅಡಿ ಸೇರಿ ಒಟ್ಟು 106 ಟಿಎಂಸಿ ಅಡಿ ನೀರು ಅನಿವಾರ್ಯ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ಅಡಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ' ಎಂದು ಹೇಳಿದರು.

ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹ: ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ಪ್ರಧಾನಿಯವರಿಗೆ ಇದೆ. ಹೀಗಾಗಿ, ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

'ಇಂಥಾ ಪರಿಸ್ಥಿತಿ ಎದುರಾದಾಗ ಸಮರ್ಥವಾಗಿ ಜನರ ಹಿತ ಕಾಪಾಡಲು ಮೇಕೆದಾಟು ನಮಗೆ ಅನಿವಾರ್ಯ. ಆದ್ದರಿಂದ ನಮ್ಮ ನೀರನ್ನು, ನಮ್ಮ ಜಾಗದಲ್ಲಿ ಬಳಸಿಕೊಳ್ಳಲು, ಸಂಗ್ರಹಿಸಿಕೊಳ್ಳಲು, ವಿದ್ಯುತ್ ಉತ್ಪಾದಿಸಿಕೊಳ್ಳಲು ಮೇಕೆದಾಟು ನಮಗೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಂಥಾ ಪರಿಸ್ಥಿತಿಗೆ ಮೇಕೆದಾಟು ಪರಿಹಾರ ಆಗುತ್ತದೆ' ಎಂದು ಅವರು ಪ್ರತಿಪಾದಿಸಿದರು.

ಡಿಕೆಶಿ–ಜೋಶಿ ವಾಗ್ವಾದ

ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿ, 'ರಾಜ್ಯದ ಹಿತಾಸಕ್ತಿ ಬಂದಾಗ ರಾಜಕಾರಣ ಮುಂದಕ್ಕೆ ಬರಬಾರದು. ಎಲ್ಲ ಸಂಸದರು, ರಾಜ್ಯಸಭಾ ಸದಸ್ಯರು ಒಟ್ಟಾಗಿ ನಿಂತು ರಾಜ್ಯದ ಪರವಾಗಿ ದೆಹಲಿಯಲ್ಲಿ, ಕೇಂದ್ರ ಸಚಿವರ ಎದುರು ಬೇಡಿಕೆ ಮಂಡಿಸಬೇಕು' ಎಂದರು.

ಈ ಮಾತಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆಕ್ಷೇಪ ವ್ಯಕ್ತಪಡಿಸಿದರು. ಈ ವಿಷಯದಲ್ಲಿ ರಾಜಕಾರಣ ಮಾಡಬೇಡಿ ಎಂದೂ ಜಲಸಂಪನ್ಮೂಲ ಸಚಿವರಿಗೆ ಕಿವಿಮಾತು ಹೇಳಿದರು. ಬಿಜೆಪಿಯ ಎಲ್ಲ ಸಂಸದರು ನೆಲ ಜಲದ ವಿಷಯದಲ್ಲಿ ರಾಜಕಾರಣ ಬೇಡ ಎಂದು ಸಲಹೆ ನೀಡಿದರು.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಜೋಶಿ, 'ರಾಜ್ಯ ಸರ್ಕಾರ ನೀರು ಹರಿಸಿದ ಬಳಿಕ ಸಂಸದರ ಸಭೆ ಕರೆದಿದೆ. ಇದು ತಪ್ಪು. 'ಇಂಡಿಯಾ' ಮೈತ್ರಿಕೂಟಕ್ಕೆ ಅನುಕೂಲ ಮಾಡಿಕೊಡಲು ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ. ಈಗ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಆಗಸ್ಟ್ 12ರಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿದೆ. ಆಗ ಸಂಸದರ ನೆನಪು ಆಗಲಿಲ್ಲವೇ' ಎಂದು ಪ್ರಶ್ನಿಸಿದರು. 'ತಮಿಳುನಾಡಿಗೆ ನಿತ್ಯ 2,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ಪ್ರಾಧಿಕಾರದ ಸಭೆಯಲ್ಲೇ ಸರ್ಕಾರ ಒಪ್ಪಿತ್ತು. ನೀರು ಬಿಡುವುದಿಲ್ಲ ಎಂಬುದಾಗಿ ಪ್ರಾಧಿಕಾರದ ಸಭೆಯಲ್ಲೇ ಹೇಳಬೇಕಿತ್ತು' ಎಂದರು. ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಜತೆಗೆ ಸಿದ್ದರಾಮಯ್ಯ, ಶಿವಕುಮಾರ್ ಎಷ್ಟು ಸಲ ಮಾತನಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದರು.

ನಿರ್ಮಲಾ, ಖರ್ಗೆ, ಜೈರಾಮ್ ಗೈರು

ಸಚಿವರ ಹಾಗೂ ಸಂಸದರ ಸಭೆಗೆ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಗೈರುಹಾಜರಾಗಿದ್ದರು.

ಕಾವೇರಿ ನೀರಾವರಿ ನಿಗಮದ ಕಚೇರಿಗೆ ರೈತರ ಮುತ್ತಿಗೆ



ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ನಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಭೂಮಿತಾಯಿ ರೈತ ಹೋರಾಟ ಸಮಿತಿ ಸದಸ್ಯರು ಮುತ್ತಿಗೆ ಹಾಕಿದರು

ಮಂಡ್ಯ: 'ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದರೂ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಹರಿಸಲಾಗುತ್ತಿರುವ ನೀರಿನ ಸ್ಪಷ್ಟ ಮಾಹಿತಿ ನೀಡಬೇಕು' ಎಂದು ಒತ್ತಾಯಿಸಿ ಭೂಮಿತಾಯಿ ಹೋರಾಟ ಸಮಿತಿಯ ಕಾರ್ಯಕರ್ತರು ಕೆಆರ್‌ಎಸ್‌ನಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿದರು.

ನಿಗಮದ ಕಚೇರಿ ಎದುರು ಕೆಲಕಾಲ ಘೋಷಣೆ ಕೂಗಿದ ಸದಸ್ಯರು ಬಳಿಕ ಕಚೇರಿಯ ಒಳಗೆ ತೆರಳಿ ಎಂಜಿನಿಯರ್‌ಗಳನ್ನು ಪ್ರಶ್ನಿಸಿದರು. ಉತ್ತರ ನೀಡಲು ತಡವರಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 'ನೀವು ಕರ್ನಾಟಕ ಸರ್ಕಾರದ ನೌಕರರೋ ಅಥವಾ ತಮಿಳುನಾಡು ಸರ್ಕಾರದ ನೌಕರರೋ' ಎಂದು ರೈತ ನಾಯಕ ಕೆ.ಎಸ್. ನಂಜುಂಡೇಗೌಡ ಏರುಧ್ವನಿಯಲ್ಲಿ ಪ್ರಶ್ನಿಸಿದರು. ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಪೊಲೀಸರ ವಿರುದ್ಧವೂ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕಚೇರಿ ಎದುರು ಗಣಪತಿ: ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಶ್ರೀರಂಗಪಟ್ಟಣದ ಮಿನಿ ವಿಧಾನಸೌಧದ ಮುಂದೆ ಗಣೇಶ ಮೂರ್ತಿ ಇಟ್ಟು ಪ್ರತಿಭಟಿಸಿದರು. ಮೂರ್ತಿಗೆ ಪೂಜೆ ಸಲ್ಲಿಸಿ, 'ಕಾವೇರಿ ವಿವಾದ ಬೇಗ ಬಗೆಹರಿಯಲಿ' ಎಂದು ಪ್ರಾರ್ಥಿಸಿದರು.

ನಗರದ ಸರ್ ಎಂವಿ ಪ್ರತಿಮೆ ಎದುರು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಹೋರಾಟದಲ್ಲಿ 'ಕಾವೇರಿ ಕುಟುಂಬ'ದ ಮುಖ್ಯಸ್ಥರಾಗಿದ್ದ ಪ್ರೊ.ಕೆ.ಸಿ.ಬಸವರಾಜು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.

ಸುದ್ದಿ 2 ನಿಮಿಷ

ಶಾಸಕರು, ಸಂಸದರು ಒಗ್ಗಟ್ಟಾಗಿ ನಿಲ್ಲಲಿ: ಅನಂತನಾಗ್

ಬೆಂಗಳೂರು: ಕಾವೇರಿ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯದ ಶಾಸಕರು, ಸಂಸದರು ಒಗ್ಗಟ್ಟಾಗಿ ನಿಂತುಕೊಳ್ಳಬೇಕು ಎಂದು ನಟ ಅನಂತನಾಗ್ ಆಗ್ರಹಿಸಿದ್ದಾರೆ.

ಈ ಕುರಿತು ವಿಡಿಯೊವೊಂದರಲ್ಲಿ ಮಾತನಾಡಿರುವ ಅನಂತನಾಗ್, 'ಮಳೆ ಕಡಿಮೆ ಇದ್ದ ಸಂದರ್ಭದಲ್ಲಿ ಎಂದಿನಂತೆ ತಮಿಳುನಾಡು ಕಾವೇರಿ ವಿವಾದ ಆರಂಭಿಸಿದೆ. ಇದನ್ನು ಸುಮಾರು 60 ವರ್ಷದಿಂದ ನೋಡಿಕೊಂಡು ಬಂದಿದ್ದೇವೆ. ಅಲ್ಲಿ ಅಧಿಕಾರಕ್ಕೆ ಬರುವುದು ಕೇವಲ ಡಿಎಂಕೆ ಸರ್ಕಾರಗಳೇ. ಕರ್ನಾಟಕ ಸರಿಯಾಗಿ ಕಾವೇರಿ ನೀರು ಬಿಡುತ್ತಿಲ್ಲ ಎನ್ನುವ ಭಾವನೆಯನ್ನು ಅಲ್ಲಿನ ಜನರಿಗೆ ಅವರು ತಂದಿದ್ದಾರೆ' ಎಂದಿದ್ದಾರೆ.



'ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ. ಕರ್ನಾಟಕ ಎಂದರೆ ಪಾಕಿಸ್ತಾನ, ಶ್ರೀಲಂಕಾ ಅಂದುಕೊಂಡಿದ್ದಾರೆ. ಯುದ್ಧಕ್ಕೆ ನಿಂತುಕೊಂಡಂತೆ ಅವರ ನಡೆಯಿದೆ. ಮಾತುಕತೆಯಲ್ಲಿ ಬಗೆಹರಿಸಲು ಅವರಿಗೆ ಇಷ್ಟವಿಲ್ಲ. ಅವರೆಲ್ಲರೂ ಒಗ್ಗಟ್ಟಾಗಿ ಕೇಂದ್ರ ಸರ್ಕಾರಕ್ಕೆ ಹೋಗಿ ಕಾವೇರಿ ಸಮಸ್ಯೆಯನ್ನು ಪ್ರತಿನಿಧಿಸುತ್ತಾರೆ. ನಮ್ಮವರು ಅಷ್ಟೇ ಬಲದಿಂದ ಹೋಗಿ ಪ್ರತಿನಿಧಿಸಿದ್ದು ಕೇಳಿಬರುತ್ತಿಲ್ಲ. ಕಾವೇರಿ ನೀರು ಅವರಿಗೆ ಕುಡಿಯಲು ಅಲ್ಲ ಬದಲಾಗಿ ಕೈಗಾರಿಕೆಗಳಿಗೆ ಹಾಗೂ ಕೃಷಿಗೆ ಬಳಸುತ್ತಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ. ನಮ್ಮ ಎಲ್ಲ ಶಾಸಕರು, ಸಂಸದರು ಒಗ್ಗಟ್ಟಿನಿಂದ ನಿಂತುಕೊಂಡು ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು. ಈ ಕುರಿತು ದಿಟ್ಟ ನಿಲುವು ತಾಳಬೇಕು' ಎಂದು ಅನಂತನಾಗ್ ಆಗ್ರಹಿಸಿದ್ದಾರೆ.

ಕರಾವಳಿಯಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ 'ಯೆಲ್ಲೊ ಅಲರ್ಟ್' ನೀಡಲಾಗಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30 ಕಿ.ಮೀ.ಯಿಂದ 40 ಕಿ.ಮೀ. ಇರಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಕೆಲವೆಡೆ ಮುಂದಿನ ಮೂರು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

ಸಂಕಷ್ಟ ಸೂತ್ರವೇ ಇಲ್ಲವೆಂದು ನೀರು ಬಿಟ್ಟಿದ್ದೇಕೆ?: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ



ಚನ್ನಪಟ್ಟಣ (ರಾಮನಗರ): 'ಕಾವೇರಿ ನೀರು ಹಂಚಿಕೆ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಟ್ಟಿದ್ದು ಯಾಕೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಸಂಕಷ್ಟ ಸೂತ್ರ ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಏನು ಮಾಡಬೇಕು ಎಂದು ಆಲೋಚಿಸದೆ ಹೇಳಿಕೆ ಕೊಡುತ್ತಿದ್ದರೆ ಉಪಯೋಗ ಏನು? ಸೂತ್ರ ರಚನೆಗೆ ಇಷ್ಟೊತ್ತಿಗೆ ರಾಜ್ಯ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು' ಎಂದರು.

'ನಮ್ಮ ಅಧಿಕಾರಿಗಳ ಕೆಲಸವೋ ದೇವರಿಗೆ ಪ್ರೀತಿ. ದೆಹಲಿಯಲ್ಲಿ ನಡೆಯುವ ಸಭೆಗಳಿಗೆ ಮಾಹಿತಿ, ಅಂಕಿ–ಅಂಶಗಳ ಸಮೇತ ಹೋಗಿ ಕೂತು ಚರ್ಚೆ ಮಾಡುವುದು ಬಿಟ್ಟು ಇಲ್ಲಿಂದಲೇ ವರ್ಚುವಲ್ ಆಗಿ ಹಾಜರಾಗುತ್ತಾರೆ. ತಮಿಳುನಾಡಿನಿಂದ ಹದಿನೈದು ಜನ ಅಧಿಕಾರಿಗಳು ಹೋಗುತ್ತಾರೆ. ಇದರಿಂದ ರಾಜ್ಯಕ್ಕೆ ನ್ಯಾಯ ಸಿಗಲು ಸಾಧ್ಯವೇ?' ಎಂದರು.

'ಹೊರನೋಟಕ್ಕಷ್ಟೇ ಒಗ್ಗಟ್ಟಿನ ಹೇಳಿಕೆ': 'ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ಕರೆದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಏನು ಚರ್ಚೆ ಮಾಡಿದರು? ಇವರೇನು ಹೇಳಿದರು ಎನ್ನುವ ಮಾಹಿತಿಯೂ ನನಗಿದೆ. ಹೊರನೋಟಕ್ಕೆ ನಾವು ಒಗ್ಗಟ್ಟಾಗಿದ್ದೇವೆ ಎಂದು ಹೇಳಿಕೆ ಕೊಟ್ಟರೆ ಪ್ರಯೋಜನ ಏನಿದೆ? ಅಲ್ಲಿ ಸಂಸದರನ್ನು ಕೂರಿಸಿಕೊಂಡು ಭಾಷಣ ಮಾಡಲಿಕ್ಕೆ ಹೋಗಿದ್ದರಾ? ಎಂದು ಕುಮಾರಸ್ವಾಮಿ ಕಿಡಿಕಾರಿದರು.

'ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೂ, ಸಭೆಯಲ್ಲಿ ಭಾಷಣ ಮಾಡಲಿಕ್ಕೆ ರಾತ್ರೋರಾತ್ರಿ ತರಾತುರಿಯಲ್ಲಿ ಇವರೆಲ್ಲ ದೆಹಲಿಗೆ ಹೋಗಬೇಕಿತ್ತೆ? ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಹಾಕಿ, ರಾಜ್ಯ ವಾಸ್ತವ ಪರಿಸ್ಥಿತಿಯನ್ನು ವಿವರಿಸಿ, ತುರ್ತುಕ್ರಮ ಕೈಗೊಳ್ಳುವುದು ಬಿಟ್ಟು, ಅರ್ಜಿ ಸಲ್ಲಿಸುವುದಕ್ಕೆ ಆಲೋಚಿಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಇನ್ನೊಂದೆಡೆ ತಮಿಳುನಾಡಿಗೆ ನೀರು ಹರಿದು ಹೋಗುತ್ತಿದೆ. ಅಣೆಕಟ್ಟೆಯಲ್ಲಿ ನೀರೆಲ್ಲ ಖಾಲಿಯಾದ ಮೇಲೆ ಇವರು ಕ್ರಮ ಕೈಗೊಳ್ಳುತ್ತಾರೆಯೇ?' ಎಂದು ಪ್ರಶ್ನಿಸಿದರು.

> ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ನಿಯಂತ್ರಣ ಸಮಿತಿಯವರು ದೇವಲೋಕದಿಂದ ಇಳಿದು ಬಂದಿದ್ದಾರೆಯೇ? ನಾವು ನೇಮಿಸಿಕೊಂಡಿರುವ ಸದಸ್ಯರಲ್ಲವೇ? ಈಗ ನಮ್ಮ ರಾಜ್ಯದ ಮೇಲೆ ಸವಾರಿ ಮಾಡುತ್ತಿದ್ದಾರೆ
>
> **ಎಚ್‌.ಡಿ. ಕುಮಾರಸ್ವಾಮಿ**
> ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

ನಟ–ನಟಿಯರ ವಿರುದ್ಧ ಆಕ್ರೋಶ

'ಕಾವೇರಿ ಹೋರಾಟದಲ್ಲಿ ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ' ಎಂದು ಆರೋಪಿಸಿ ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತವಾಗಿದ್ದು ಸಾರ್ವಜನಿಕರು, ವಿವಿಧ ಸಂಘಟನೆಗಳವರು ನಟ–ನಟಿಯರ ವಿರುದ್ಧ ಪೋಸ್ಟ್ ಹಾಕುತ್ತಿದ್ದಾರೆ.

ಕಾವೇರಿ ಪರ ಧ್ವನಿ ಎತ್ತಿದ ಚಿತ್ರನಟರು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಷಯದಲ್ಲಿ ಕನ್ನಡ ಚಿತ್ರರಂಗದ ನಟರು ಧ್ವನಿ ಎತ್ತಿದ್ದಾರೆ.



ಶಿವರಾಜ್ ಕುಮಾರ್

'ರೈತ ದೇಶದ ಬೆನ್ನೆಲುಬು. ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಮಳೆಯ ಅಭಾವವಿದ್ದು ರೈತರು ಸಂಕಷ್ಟದಲ್ಲಿದ್ದಾರೆ. ಎರಡು ರಾಜ್ಯದ ನಾಯಕರು ಹಾಗೂ ನ್ಯಾಯಾಲಯವು ಈ ಎಲ್ಲ ಅಂಶಗಳನ್ನು ಪರಿಶೀಲಿಸಬೇಕು. ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ' ಎಂದು ನಟ ಶಿವರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ.


'ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಕೂಡಲೇ, ತಜ್ಞರು ಕಾರ್ಯತಂತ್ರ ರೂಪಿಸಬೇಕು. ನ್ಯಾಯ ದೊರಕಿಸಬೇಕು. ನೆಲ-ಜಲ-ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ' ಎಂದು ಸುದೀಪ್ ಹೇಳಿದ್ದಾರೆ.



ಸುದೀಪ್

'ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಬೇಕು. ಆದಷ್ಟು ಬೇಗ ನ್ಯಾಯ ಸಿಗಬೇಕು' ಎಂದು ದರ್ಶನ್ ಪ್ರತಿಪಾದಿಸಿದ್ದಾರೆ.

ಕಾವೇರಿ ಹೋರಾಟಕ್ಕೆ ಸಿದ್ಧ: ರಾಘವೇಂದ್ರ ರಾಜ್‌ಕುಮಾರ್



ರಾಘವೇಂದ್ರ ರಾಜ್‌ಕುಮಾರ್

ಮೈಸೂರು: 'ಕಾವೇರಿ ನದಿ ನೀರು ವಿಷಯದಲ್ಲಿ ನಾಡಿನ ಪರವಾಗಿ ಹೋರಾಟಕ್ಕೆ ಸಿದ್ಧವಿದ್ದೇವೆ' ಎಂದು ಚಲನಚಿತ್ರ ನಟ ರಾಘವೇಂದ್ರ ರಾಜ್‌ಕುಮಾರ್ ಹೇಳಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 'ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ರೂಪರೇಷೆ ಸಿದ್ಧಪಡಿಸುತ್ತಾರೆ. ಅವರ ಕರೆಗಾಗಿ ಕಾಯುತ್ತಿದ್ದೇವೆ. ಕಲಾವಿದರಾದ ನಾವು ಇರುವುದು ಕೇವಲ ಚಲನಚಿತ್ರ ಮಾಡಲು ಹಾಗೂ ಪ್ರದರ್ಶಿಸುವುದಕ್ಕಷ್ಟೇ ಅಲ್ಲ. ನಾಡಿನ ನೆಲ, ಜಲ, ಭಾಷೆಗೆ ಕಷ್ಟ ಬಂದಾಗ ಹೋರಾಟಕ್ಕೆ ಬರಲೇಬೇಕು' ಎಂದು ತಿಳಿಸಿದರು.

'ನಾಡು, ನೆಲ, ಜಲಕ್ಕಾಗಿ ಪ್ರಾಣ ಕೊಡಲು ಸಿದ್ಧ ಎಂದು ತಂದೆ ರಾಜಕುಮಾರ್ ಹೇಳಿದ್ದರು. ಮುಂದಿನ ದಿನಗಳಲ್ಲಿ ನಮ್ಮ ಇಡೀ ಕುಟುಂಬ ಹಾಗೂ ಚಿತ್ರರಂಗ ರೈತರ ಪರವಾಗಿ ನಿಲ್ಲಲಿದೆ. ಕಾವೇರಿ ಹೋರಾಟದಲ್ಲಿ ಪಾಲ್ಗೊಳ್ಳುವುದು ನಮ್ಮ ಧರ್ಮ' ಎಂದು ಪ್ರತಿಕ್ರಿಯಿಸಿದರು.

ಜಲಾಶಯದ ನೀರಿನ ಮಟ್ಟ (ಸಮುದ್ರ ಮಟ್ಟದಿಂದ)

ಜಲಾಶಯ	ಗರಿಷ್ಠ ಮಟ್ಟ (ಅಡಿಗಳಲ್ಲಿ)	ಇಂದಿನ ಮಟ್ಟ	ಒಳಹರಿವು (ಕ್ಯೂಸೆಕ್‌ಗಳಲ್ಲಿ)	ಹೊರಹರಿವು (ಕ್ಯೂಸೆಕ್‌ಗಳಲ್ಲಿ)
ಕೆಆರ್‌ಎಸ್*	124.80	97.08	6,016	5,745
ಹಾರಂಗಿ	2,859	2,857.70	1,335	2,791
ಕಬಿನಿ	2284.00	2,275.97	3,166	4,390
ಹೇಮಾವತಿ	2,922	2,896.40	4,986	1,360
ಲಿಂಗನಮಕ್ಕಿ	1,819	1,787.50	5,493	5,392.68
ಸೂಪಾ (ಮೀ)	564	545.69	3,381	2,344
ಮಾಣಿ	595	580.52	964	00
ತುಂಗಭದ್ರಾ	1,633	1,620.56	4,850	9,968
ಮಲಪ್ರಭಾ	2079.5	2,065.58	00	194
ಘಟಪ್ರಭಾ	2175	2,163.63	1,314	181
ಭದ್ರಾ	186	160.4	290	290
ಆಲಮಟ್ಟಿ (ಮೀ)	519.60	519.11	405	405
ನಾರಾಯಣಪುರ (ಮೀ)	492.25	490.32	364	180

* ನೆಲಮಟ್ಟದಿಂದ

ಮಠಕ್ಕೆ ₹56 ಲಕ್ಷ ನಗದು ತುಂಬಿದ ಬ್ಯಾಗ್


ಒಂದನೇ ಪುಟದಿಂದ



ಪ್ರಣವ್ ಪ್ರಸಾದ್

'ಪ್ರಕರಣ ದಾಖಲಾದ ಮೇಲೆ ಮೈಸೂರಿನಲ್ಲಿರುವ ಮತ್ತೊಬ್ಬ ಪರಿಚಯಸ್ಥ ವಕೀಲರಿಗೆ ಹಣ ತಲುಪಿಸಲು ಸ್ವಾಮೀಜಿ ತೆರಳಿದ್ದರು. ಅಂದು ಆ ವಕೀಲರು ಸಿಗದಿರುವ ಕಾರಣಕ್ಕೆ ಉದ್ಯಮಿ ಮನೆಗೆ ತಮ್ಮ ಕಾರು ಚಾಲಕನ ಮೂಲಕ ಹಣ ತಲುಪಿಸಿದ್ದರು. ಅಲ್ಲಿಂದ ಸ್ವಾಮೀಜಿ ಒಡಿಶಾಕ್ಕೆ ತೆರಳಿದ್ದರು' ಎಂದೂ ಹೇಳಿವೆ.

'ಪ್ರಣವ್ ಮನೆಗೆ ಸ್ವಾಮೀಜಿ ಪ್ರವಚನ ನೀಡಲು ಹೋಗುತ್ತಿದ್ದರು ಎಂಬುದು ಗೊತ್ತಾಗಿದೆ. ಪ್ರಣವ್ ಅವರು ಸ್ವಾಮೀಜಿಯ ಸಂಬಂಧಿಯೂ ಹೌದು. ಸ್ವಾಮೀಜಿ ಕಡೆಯಿಂದ ಇನ್ನೂ ₹44 ಲಕ್ಷ ಜಪ್ತಿ ಮಾಡಿಕೊಳ್ಳಬೇಕಿದೆ' ಎಂದು ಪೊಲೀಸರು ಹೇಳಿದರು.



ಬ್ಯಾಗ್‌ನಲ್ಲಿರುವ ಹಣ

'ಪೆಟ್ರೋಲ್ ಬಂಕ್ ನಿರ್ಮಾಣ, ಜಮೀನು ಖರೀದಿ'

'ವಂಚನೆ ಪ್ರಕರಣದಲ್ಲಿ ಅಭಿನವ ಹಾಲವೀರಪ್ಪ ಸ್ವಾಮೀಜಿ ಅವರು ₹1.50 ಕೋಟಿ ಪಡೆದುಕೊಂಡಿದ್ದರು. ಅದರಲ್ಲಿ ಸ್ವಲ್ಪ ಹಣವನ್ನು ಉದ್ಯಮಿಗೆ ವಾಪಸ್ ನೀಡಿದ್ದರು' ಎಂದು ಮೂಲಗಳು ಹೇಳಿವೆ. 'ಗೋವಿಂದ ಬಾಬು ಪೂಜಾರಿಯಿಂದ ಹಣ ಪಡೆದ ಮೇಲೆ ಸ್ವಾಮೀಜಿ ಹಣಕಾಸು ವ್ಯವಹಾರದಲ್ಲಿ ಬದಲಾವಣೆ ಕಂಡುಬಂದಿದೆ. ಅವರ ಎಲ್ಲ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಹಿರೇಹಡಗಲಿ ಸಮೀಪ ಸ್ವಾಮೀಜಿ 8 ಎಕರೆ ಜಮೀನನ್ನು ತಂದೆಯ ಹೆಸರಿನಲ್ಲಿ ಖರೀದಿಸಿದ್ದಾರೆ. ಅದರಲ್ಲಿ ಕಬ್ಬು ಬೆಳೆದಿದ್ದಾರೆ. ಅಲ್ಲದೆ, ಸಂಬಂಧಿಕರ ಹೆಸರಿನಲ್ಲಿ ಹೊಸದಾಗಿ ಪೆಟ್ರೋಲ್ ಬಂಕ್ ನಿರ್ಮಿಸಿದ್ದಾರೆ. ಎಲ್ಲ ಆಸ್ತಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ' ಎಂದು ಮೂಲಗಳು ಹೇಳಿವೆ.

ಚೈತ್ರಾ, ಸ್ವಾಮೀಜಿ ಮುಖಾಮುಖಿ ವಿಚಾರಣೆ

ಒಡಿಶಾದಲ್ಲಿ ಅರ್ಚಕರ ವೇಷದಲ್ಲಿ ಕಾರ್ಯಾಚರಣೆ ನಡೆಸಿ ಸ್ವಾಮೀಜಿಯನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ನಗರಕ್ಕೆ ಕರೆ ತಂದಿದ್ದರು. ಬುಧವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ನ್ಯಾಯಾಧೀಶರು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ, ಗಗನ್ ಕಡೂರು ಹಾಗೂ ಅಭಿನವ ಹಾಲವೀರಪ್ಪ ಸ್ವಾಮೀಜಿ ಅವರನ್ನು ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ಪೊಲೀಸರು ಮುಖಾಮುಖಿ ಕೂರಿಸಿ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದರು. ಅದಕ್ಕೂ ಮೊದಲು ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ ಸ್ವಾಮೀಜಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

'ಸ್ವಾಮೀಜಿ ಇಲ್ಲೇ ಉಳಿದಿದ್ದರು'

ಮೈಸೂರು: 'ಹಾಲಶ್ರೀ ಸ್ವಾಮೀಜಿ ನಮಗೆ ಎರಡು ವರ್ಷಗಳಿಂದ ಪರಿಚಯ. ಕೆಲವು ದಿನಗಳ ಹಿಂದಷ್ಟೇ ನನ್ನ ಪತಿಯ ಸಹೋದರನ ಮನೆಯಲ್ಲಿ ಉಳಿದುಕೊಂಡಿದ್ದರು. ಆದರೆ, ಅವರ ಹಣದ ವ್ಯವಹಾರ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಯಾವುದೇ ಹಣ ಇರಲಿಲ್ಲ' ಎಂದು ಪ್ರಣವ್ ಪ್ರಸಾದ್ ಅವರ ಪತ್ನಿ ಪಲ್ಲವಿ ತಿಳಿಸಿದರು.

'ಪತಿ ಪ್ರಣವ್ ಮನೆ ಬಿಟ್ಟು ಮೂರು ದಿನ ಆಗಿತ್ತು. ಇವತ್ತು ಮಾಧ್ಯಮಗಳಲ್ಲಿ ಅವರನ್ನು ನೋಡಿ ಗಾಬರಿಯಾಯಿತು. ಅವರು ಮಠದಲ್ಲಿ ದುಡ್ಡು ಇಟ್ಟು ಬಂದ ಬಗ್ಗೆ ನನಗೆ ಯಾವ ಮಾಹಿತಿಯನ್ನೂ ನೀಡಿಲ್ಲ' ಎಂದರು.

ಹಿರೇಹಡಗಲಿ ಮಠಕ್ಕೆ ಹಾಲಶ್ರೀ ಕರೆತಂದ ಪೊಲೀಸರು

ಪ್ರಜಾವಾಣಿ ವಾರ್ತೆ

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ಉದ್ಯಮಿ ಗೋವಿಂದಬಾಬು ಪೂಜಾರಿ ವಂಚನೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲವೀರಪ್ಪ ಸ್ವಾಮೀಜಿ ಅವರನ್ನು ಸಿಸಿಬಿ ಅಧಿಕಾರಿಗಳು ಬುಧವಾರ ರಾತ್ರಿ ಹಿರೇಹಡಗಲಿಗೆ ಕರೆತಂದು ತಡರಾತ್ರಿವರೆಗೆ ವಿಚಾರಣೆ ನಡೆಸಿದರು.

ಹಾಲಸ್ವಾಮಿ ಮಠ ಆವರಣದಲ್ಲಿರುವ ಸ್ವಾಮೀಜಿ ಮನೆಗೆ ಹಾಲವೀರಪ್ಪ ಅವರನ್ನು ಅಧಿಕಾರಿಗಳು ಕರೆದೊಯ್ದು ವಿಚಾರಣೆ ನಡೆಸಿದರು. ಮನೆಯಲ್ಲಿಟ್ಟಿದ್ದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದರು.

ಟೀಷರ್ಟ್, ಬಿಳಿ ಧೋತಿ ಉಟ್ಟಿದ್ದ ಹಾಗೂ ಮುಖಕ್ಕೆ ಮಾಸ್ಕ್ ಹಾಕಿದ್ದ ಸ್ವಾಮೀಜಿ ಅವರನ್ನು ಹತ್ತಿರದಿಂದ ನೋಡಲು ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.

ಈಡುಗಾಯಿ ಒಡೆದು ಸ್ವಾಗತ

ಸ್ವಾಮೀಜಿ ಅವರು ಮಠದ ಆವರಣದೊಳಗೆ ಬರುತ್ತಿದ್ದಂತೆಯೇ ಈಡುಗಾಯಿ ಒಡೆಯಲಾಯಿತು. ಸಿಸಿಬಿ ಅಧಿಕಾರಿಗಳು ಸ್ವಾಮೀಜಿಯನ್ನು ಕರೆತರುವ ಹೊತ್ತಿನವರೆಗೂ ಮಠದ ಬಳಿ ಜನಜಂಗುಳಿ ಇತ್ತು.

ಅತ್ಯಾಚಾರಿಗೆ 25 ವರ್ಷ ಜೈಲು

ಪ್ರಜಾವಾಣಿ ವಾರ್ತೆ



ಗದಗ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಚಿತ್ರಹಿಂಸೆ ಕೊಟ್ಟ ಆರೋಪ ಸಾಬೀತಾದ ಕಾರಣ ವಿಕಾಸ ಚವ್ಹಾಣಗೆ 25 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹70 ಸಾವಿರ ದಂಡ ವಿಧಿಸಿ ಗದಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.

ವಿಚ್ಛೇದಿತನಾಗಿದ್ದ ಮಹಾರಾಷ್ಟ್ರದ ಕಂಕೋಲಿ ಗ್ರಾಮದ ವಿಕಾಸ ಚವ್ಹಾಣ ಗೋವಾದಲ್ಲಿ ಬೋಟ್ ರೈಡರ್ ಆಗಿದ್ದ. ಸಂತ್ರಸ್ತ ಬಾಲಕಿಯ ಪೋಷಕರು ಗೋವಾದಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಕೋವಿಡ್ ದಿನಗಳ ಸಂದರ್ಭದಲ್ಲಿ ಅವರ ಬಳಿಗೆ ತೆರಳಿದ್ದ ಬಾಲಕಿಯನ್ನು ಪರಿಚಯಿಸಿಕೊಂಡು ಪ್ರೀತಿಯ ನಾಟಕವಾಡಿದ. ಇದನ್ನು ತಿಳಿದ ಪೋಷಕರು ಬಾಲಕಿಯನ್ನು ಅಕ್ಕನ ಊರಿಗೆ ಕಳುಹಿಸಿದ್ದರು. ಆದರೂ, ವಿಳಾಸ ಪತ್ತೆ ಮಾಡಿ ಮನೆಯಲ್ಲಿ ಯಾರೂ ಇರದ ವೇಳೆ ಬಾಲಕಿಯನ್ನು ಅಪಹರಿಸಿ, ಮಹಾರಾಷ್ಟ್ರಕ್ಕೆ ಕರೆದೊಯ್ದು ನಿರಂತರ 25 ದಿನಗಳ ಕಾಲ ಅತ್ಯಾಚಾರವೆಸಗಿದ್ದ. ಕೆಲಸಕ್ಕೆ ಕಳುಹಿಸಿ, ಆಕೆಯನ್ನು ದುಡಿಸಿಕೊಳ್ಳುತ್ತಿದ್ದ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಎಸ್.ಎಂ.ಬೆಂಕಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆ ನಡೆದು ಆರೋಪ ಸಾಬೀತಾದ ಕಾರಣ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಅವರು ಶಿಕ್ಷೆ ವಿಧಿಸಿದ್ದಾರೆ. ದಂಡದ ಮೊತ್ತ ₹70 ಸಾವಿರ ಕೊಡಲು ತಪ್ಪಿದಲ್ಲಿ ಹೆಚ್ಚುವರಿ 5 ವರ್ಷ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಪೋಕ್ಸೊ ವಿಶೇಷ ಸರ್ಕಾರಿ ಅಭಿಯೋಜಕ ಎ.ಯು.ಹಿರೇಮಠ ವಾದ ಮಂಡಿಸಿದ್ದರು.

ಪ್ರಭಾವಿಗಳನ್ನು ತನಿಖೆಗೊಳಪಡಿಸಲು ಸಮಾನ ಮನಸ್ಕರ ಆಗ್ರಹ

'ಚೈತ್ರಾ ಪ್ರಕರಣ: ಬಿಳಲು ಅಲ್ಲ, ಬೇರು ಕತ್ತರಿಸಿ'

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಪ್ರಕರಣವು ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಚೈತ್ರಾ ಕುಂದಾಪುರ ಸಹಿತ ಈಗ ಸಿಕ್ಕಿಬಿದ್ದಿರುವವರು ಬಿಳಲುಗಳು. ಸಮಗ್ರ ತನಿಖೆ ನಡೆಸಿ ಬೇರುಗಳನ್ನೇ ಕತ್ತರಿಸುವ ಕೆಲಸವಾಗಬೇಕು...

ಬಿಜೆಪಿ ಟಿಕೆಟ್ ವಂಚನೆಯ ಬಹುಕೋಟಿ ಹಗರಣದ ಹಿಂದಿರುವ ಪ್ರಭಾವಿಗಳ ತನಿಖೆಗೆ ಒತ್ತಾಯಿಸಿ 'ಸಮಾನ ಮನಸ್ಕರು' ಬುಧವಾರ ಹಮ್ಮಿಕೊಂಡಿದ್ದ 'ಆಗ್ರಹ ಸಭೆ'ಯಲ್ಲಿ ಕೈಗೊಂಡ ನಿರ್ಣಯ ಇದು.



ಬಿಜೆಪಿ ಟಿಕೆಟ್ ವಂಚನೆಯ ಬಹುಕೋಟಿ ಹಗರಣದ ಹಿಂದಿರುವ ಪ್ರಭಾವಿಗಳನ್ನು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ಸಮಾನ ಮನಸ್ಕರು ಬುಧವಾರ ಹಮ್ಮಿಕೊಂಡಿದ್ದ 'ಆಗ್ರಹ ಸಭೆ'ಯಲ್ಲಿ ಮುನೀರ್ ಕಾಟಿಪಳ್ಳ ಮಾತನಾಡಿದರು. ಎಸ್‌. ಬಾಲನ್‌, ಅಚ್ಯುತ, ಕೆ.ಎಸ್‌. ವಿಮಲಾ, ಮಾವಳ್ಳಿ ಶಂಕರ್ ಉಪಸ್ಥಿತರಿದ್ದರು —ಪ್ರಜಾವಾಣಿ ಚಿತ್ರ

ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಹಗರಣದಲ್ಲಿ ಕಾಣುವ ಮುಖಗಳಲ್ಲಿ ಕೆಲವರನ್ನು ಬಂಧಿಸಲಾಗಿದೆ. ಕಾಣದ ಮುಖಗಳನ್ನು ಬಯಲಿಗೆಳೆಯಬೇಕು. ಸಂಘಟಿತ ಅಪರಾಧ ಇದಾಗಿರುವುದರಿಂದ ಕೋಕಾ ಅಥವಾ ಯುಎಪಿಎ ಅಡಿ ಪ್ರಕರಣ ದಾಖಲಿಸಬೇಕು. ಇದೇ ರೀತಿ ರಾಜ್ಯದ ವಿವಿಧೆಡೆ ಎಷ್ಟು ಮಂದಿಗೆ ವಂಚನೆ ಮಾಡಲಾಗಿದೆ ಎಂಬುದನ್ನು ತನಿಖೆ ಮಾಡಬೇಕು ಎಂದು ಆಗ್ರಹಿಸಲಾಯಿತು.

ದ್ವೇಷ ಭಾಷಣ ಮಾಡುವವರ, ಸಮಾಜದಲ್ಲಿ ಒಡಕು ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದ್ವೇಷ ಭಾಷಣಕಾರರನ್ನು ಸೃಷ್ಟಿಸುವ ಕುಲುಮೆಯನ್ನು ಒಡೆಯಬೇಕು. ಈಗಾಗಲೇ, ಜನರ ಮನಸ್ಸಿನಲ್ಲಿ ಬಿತ್ತಿರುವ ದ್ವೇಷವನ್ನು ಅಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಪುನೀತ್ ಕೆರೆಹಳ್ಳಿ ಬಿಡುಗಡೆಯಾದಂತೆ ಈ ಪ್ರಕರಣದ ಆರೋಪಿಗಳು ಬಿಡುಗಡೆಯಾದರೆ ಆತಂಕ ಹೆಚ್ಚಲಿದೆ. ಕಸ್ಟಡಿಯಲ್ಲಿ ಇರುವಾಗಲೇ ಚೈತ್ರಾ ಯಾವುದೇ ಅಂಜಿಕೆ ಇಲ್ಲದೇ ನಗುತ್ತಿರುವುದನ್ನು ನೋಡಿದರೆ ಅನುಮಾನ ಬರುತ್ತಿದೆ. 'ನಮಗೆ ಮೊದಲೇ ಗೊತ್ತಿತ್ತು' ಎಂದು ಹಲವರು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಅವರೆಲ್ಲರನ್ನು ತನಿಖೆಗೆ ಒಳಪಡಿಸಬೇಕು. ಗೊತ್ತಿದ್ದೂ ಯಾಕೆ ಸುಮ್ಮನೆ ಇದ್ದೀರಿ ಎಂದು ಪ್ರಶ್ನಿಸಬೇಕು. ಈ ಪ್ರಕರಣ ಹಳ್ಳ ಹಿಡಿಸಿದರೆ ಸೌಜನ್ಯ ಹೋರಾಟದ ಮಾದರಿಯಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

ಸಮಾನ ಮನಸ್ಕರಾದ ಕೆ.ಎಸ್. ವಿಮಲಾ, ಮುನೀರ್ ಕಾಟಿಪಳ್ಳ, ಎಸ್. ಬಾಲನ್, ಮಾವಳ್ಳಿ ಶಂಕರ್, ಅ.ರಾ. ಮಹೇಶ್, ಶಿವಸುಂದರ್, ಬೈರಪ್ಪ ಹರೀಶ್ ಕುಮಾರ್, ರಮೇಶ್ ಬೆಲ್ಲಂಕೊಂಡ, ಸೂರ್ಯ ಮುಕುಂದರಾಜ್, ಸುರೇಂದ್ರ ರಾವ್, ಸಿರಿಮನೆ ನಾಗರಾಜ್ ಮಾತನಾಡಿದರು.

ಮಹಿಳಾ ಮೀಸಲು ಸಂವಿಧಾನ ತಿದ್ದುಪಡಿ ಮಸೂದೆ– ಸಂಸತ್‌ನಲ್ಲಿ ಕಾವೇರಿದ ಚರ್ಚೆ

ಜಾತಿ ಗಣತಿಗೆ ಕಾಂಗ್ರೆಸ್ ಸದಸ್ಯರ ಒತ್ತಾಯ

ಪ್ರಜಾವಾಣಿ ವಾರ್ತೆ

ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಸ್ಥಾನಗಳನ್ನು ಮೀಸಲಿಡುವ ಸಂವಿಧಾನ ತಿದ್ದುಪಡಿ ಮಸೂದೆಯ ಮೇಲೆ ಬುಧವಾರ ಹೊಸ ಸಂಸತ್‌ನಲ್ಲಿ ಕಾವೇರಿದ ಚರ್ಚೆ ನಡೆಯಿತು.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಡಿಎಂಕೆ ಸಂಸದೆ ಕನಿಮೊಳಿ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಅವರು 'ಮಹಿಳೆಯರನ್ನು ಗೌರವಿಸುವಲ್ಲಿ ಸರ್ಕಾರ ವಿಫಲವಾಗಿದೆ' ಎಂದು ವಾಗ್ದಾಳಿ ನಡೆಸಿದರೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ, 'ಮಹಿಳೆಯರು ಮುಖ್ಯ ಎಂದು ಸರ್ಕಾರ ಪರಿಗಣಿಸಿದೆ' ಎಂದು ತಿರುಗೇಟು ನೀಡಿದರು.

ಹೊಸ ಜನಗಣತಿ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ನಂತರವೇ ಮೀಸಲಾತಿ ಪರಿಚಯಿಸಲಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು, 'ಭಾರತೀಯ ಮಹಿಳೆಯರು ಕಳೆದ 13 ವರ್ಷಗಳಿಂದ ತಮ್ಮ ರಾಜಕೀಯ ಜವಾಬ್ದಾರಿಗಾಗಿ ಕಾಯುತ್ತಿದ್ದಾರೆ. ಈಗ ಅವರು ಇನ್ನೂ ಕೆಲ ವರ್ಷಗಳ ಕಾಲ ಕಾಯುವಂತೆ ಹೇಳಲಾಗುತ್ತಿದೆ. ಎಷ್ಟು ವರ್ಷಗಳು? ಎರಡು ವರ್ಷ, ನಾಲ್ಕು ವರ್ಷ , ಆರು ವರ್ಷ, ಎಂಟು ವರ್ಷಗಳು? ಭಾರತೀಯ ಮಹಿಳೆಯರನ್ನು ಈ ರೀತಿ ನಡೆಸಿಕೊಳ್ಳುವುದೇ ಸೂಕ್ತವೇ ಎಂದು ಪ್ರಶ್ನಿಸಿದ್ದಾರೆ.

'ಈ ಮಸೂದೆಯನ್ನು ತಕ್ಷಣ ಜಾರಿಗೆ ತರಬೇಕು ಹಾಗೂ ಇದರೊಂದಿಗೆ ಜಾತಿ ಗಣತಿಗೂ ಒತ್ತಾಯಿಸುತ್ತೇವೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಮಹಿಳೆಯರಿಗೆ ಮೀಸಲಾತಿ ನೀಡಲು ಅವಕಾಶ ಕೇಳುತ್ತೇವೆ. ಇದನ್ನು ನನಸಾಗಿಸಲು ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.

ಮಸೂದೆಯನ್ನು 'ಜುಮ್ಲಾ' (ಸುಳ್ಳು ಭರವಸೆ) ಎಂದು ಬಣ್ಣಿಸಿರುವ ಇತರ ವಿರೋಧ ಪಕ್ಷಗಳ ಸಂಸದರು, ಮಸೂದೆಯನ್ನು ತಕ್ಷಣ ಜಾರಿಗೆ ತರಲು ಸಾಧ್ಯವಾಗದಿದ್ದಾಗ ವಿಶೇಷ ಅಧಿವೇಶನ ಕರೆಯುವ ಅಗತ್ಯವಿತ್ತೆ ಎಂದು ಪ್ರಶ್ನಿಸಿದ್ದಾರೆ.

'ಬಿಜೆಪಿಯ 303 ಲೋಕಸಭಾ ಮತ್ತು 93 ರಾಜ್ಯಸಭಾ ಸಂಸದರಿಗೆ ಬಹಿರಂಗ ಸವಾಲು– ಜಾತಿ ಜನಗಣತಿಗಾಗಿ ಸೋನಿಯಾ ಬೇಡಿಕೆ ಬೆಂಬಲಿಸುತ್ತೀರಾ? ಒಂದೇ ಒಂದು ಭಾಷಣದಲ್ಲಿಯೂ ಅದರ ಉಲ್ಲೇಖ ಕಂಡುಬರುತ್ತದೆಯೇ? ಸಂಸತ್ತಿನಲ್ಲಿ ಒಬಿಸಿ ಮಹಿಳೆಯರ ಪ್ರಾತಿನಿಧ್ಯ ಖಚಿತಪಡಿಸಿಕೊಳ್ಳಲು ನೀವು ಹೇಗೆ ಯೋಜಿಸುತ್ತೀರಿ? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಿಳಾ ರಾಜಕೀಯ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಮಸೂದೆಯ ಮೊದಲ ಭಾಷಣಕಾರರಾಗಿ ಬಿಜೆಪಿಯ ನಿಶಿಕಾಂತ್ ದುಬೆ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಮಹಿಳೆಯರ ಸಮಸ್ಯೆಗಳ ಬಗ್ಗೆ ಪುರುಷರು ಮಾತನಾಡಲು ಸಾಧ್ಯವಿಲ್ಲವೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ.

ಯಾರು ಏನೆಂದರು?

- ಮಹಿಳಾ ಮೀಸಲಾತಿ ಮಸೂದೆಯು ಚುನಾವಣಾ ಗಿಮಿಕ್. ಏಕೆಂದರೆ ಹೊಸ ಜನಗಣತಿ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯ ನಂತರವೇ ಮೀಸಲಾತಿ ಪರಿಚಯಿಸಲಾಗುವುದು ಎಂದು ಮಸೂದೆ ಹೇಳುತ್ತದೆ ಎಂಬುದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅನಿಸಿಕೆ
- ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ ನಂತರ ತನ್ನದೇ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಬಿಜೆಪಿ ಏಕೆ ಕ್ರಮ ಕೈಗೊಂಡಿಲ್ಲ? ಟಿಎಂಸಿ ಸಂಸದರಲ್ಲಿ ಶೇಕಡ 40ಕ್ಕಿಂತ ಹೆಚ್ಚು ಮಹಿಳೆಯರು ಇದ್ದಾರೆ. ಪ್ರತಿಯೊಬ್ಬರು ಮಹಿಳೆಯರಿಗೆ ಗೌರವ ನೀಡಬೇಕು ಎಂಬುದು ಟಿಎಂಸಿ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಹೇಳಿಕೆ
- ಮಹಿಳಾ ಮೀಸಲು ಮಸೂದೆಯನ್ನು ಬೆಂಬಲಿಸುತ್ತೇವೆ. ಆದರೆ, ಇದು ಸುಳ್ಳು ಭರವಸೆ ಹೊರತು ಪಡಿಸಿ ಬೇರೇನೂ ಅಲ್ಲ. 2024ರ ಲೋಕಸಭೆ ಚುನಾವಣೆ ಬಗ್ಗೆ ಬಿಜೆಪಿಗೆ ಭಯವಾಗಿದೆ. ಅದಕ್ಕಾಗಿಯೇ ಈ ಮಸೂದೆ ಪರಿಚಯಿಸಲಾಗಿದೆ– ಇದು ಜೆಡಿಯು ನಾಯಕ ರಾಜೀವ್ ರಂಜನ್ ಸಿಂಗ್ ಅಭಿಪ್ರಾಯ
- ಸರ್ಕಾರ ತಕ್ಷಣ ಮೀಸಲಾತಿ ನೀಡಲು ಒಪ್ಪಿದರೆ, ಅದು ಸಂವಿಧಾನದ ನಿಬಂಧನೆಗಳಿಗೆ ವಿರುದ್ಧವಾಗಿರುತ್ತದೆ. ಮಸೂದೆ, ತಾಂತ್ರಿಕ ಸಮಸ್ಯೆಗಳಲ್ಲಿ ಸಿಲುಕಲು ಅವಕಾಶ ನೀಡುವುದಿಲ್ಲ–ಇದು ಕಾನೂನು ಸಚಿವ ಅರ್ಜುನ್ ರಾಮ್ ಮೆಘವಾಲ್ ಅವರ ಪ್ರತಿಪಾದನೆ



ನೂತನ ಸಂಸತ್ ಭವನದ ವೀಕ್ಷಣೆಗೆ ಬಂದಿದ್ದ ಮಹಿಳೆಯರು ಕ್ಯಾಮೆರಾಗೆ ಪೋಸು ನೀಡಿದರು –ಪಿಟಿಐ ಚಿತ್ರ

'ನಾರಿ ಶಕ್ತಿ ವಂದನ್ ಅಧಿಯಮ್' ಬೆಂಬಲಿಸಲು ಇಲ್ಲಿ ನಿಂತಿದ್ದೇನೆ. ಅಡುಗೆ ಮನೆಯಿಂದ ಕ್ರೀಡಾಂಗಣದವರೆಗೆ ಮಹಿಳೆಯ ಪ್ರಯಾಣ ಸುದೀರ್ಘವಾಗಿದೆ
ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕಿ

ಸರ್ಕಾರ ಮಹಿಳೆಯರಿಗೆ ಸಮಾನ ಅವಕಾಶ ನೀಡಬೇಕು. ತಾಯಿ, ಸಹೋದರಿ ಅಥವಾ ಹೆಂಡತಿ ಎನ್ನುವುದು ಇಷ್ಟವಿಲ್ಲ. ಸಮಾನವಾಗಿ ಗೌರವಿಸಬೇಕೆಂದು ಬಯಸುತ್ತೇವೆ
ಕನಿಮೊಳಿ, ಡಿಎಂಕೆ ಸಂಸದೆ

ನಾವು ಸಂವಿಧಾನವನ್ನು ಉಲ್ಲಂಘಿಸಬೇಕೆಂದು ಅವರು ಬಯಸುತ್ತಾರೆಯೇ? ಧರ್ಮಾಧಾರಿತ ಕೋಟಾ ಕೇಳುವ ಮೂಲಕ ಕಾಂಗ್ರೆಸ್ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ
ಸ್ಮೃತಿ ಇರಾನಿ, ಕೇಂದ್ರ ಸಚಿವೆ

ಜನಗಣತಿ, ಕ್ಷೇತ್ರ ಮರುವಿಂಗಡಣೆ ಆರಂಭಿಸಲು ದಿನ ನಿಗದಿಪಡಿಸಿಲ್ಲ. ಶೇ 33ರಷ್ಟು ಮಹಿಳಾ ಸಂಸದರು ಯಾವಾಗ ಇರುತ್ತಾರೆ ಎಂಬುದಕ್ಕೆ ಖಚಿತತೆ ಇಲ್ಲ
ಮಹುವಾ ಮೊಯಿತ್ರಾ, ಸಂಸದೆ

ರಾಹುಲ್‌ಗೆ ಅಮಿತ್ ಶಾ ತಿರುಗೇಟು

'ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿ. ಅದರಲ್ಲಿ ತಪ್ಪುಗಳಿದ್ದರೆ ನಂತರದ ದಿನಗಳಲ್ಲಿ ಸರಿಪಡಿಸಬಹುದು' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಬುಧವಾರ ಮನವಿ ಮಾಡಿದರು.

ಸರ್ಕಾರದ ಪರವಾಗಿ ಪ್ರತಿಕ್ರಿಯೆ ನೀಡಿದ ಅವರು, 'ಬಿಜೆಪಿಯು ಒಬಿಸಿ ಪ್ರಧಾನಮಂತ್ರಿಯನ್ನು ನೀಡಿದೆ. ಇದನ್ನು ಒಬಿಸಿಗಳ ಪರವಾಗಿ ಮಾತನಾಡುತ್ತಿರುವವರು ಅರಿಯಬೇಕು. ಬಿಜೆಪಿಯ 89 ಸಂಸದರು ಮತ್ತು 29 ಸಚಿವರು ಇತರ ಹಿಂದುಳಿದ ವರ್ಗಗಳಿಂದ ಬಂದವರು' ಎಂದು ರಾಹುಲ್‌ಗಾಂಧಿ ಅವರ ಆರೋಪಗಳಿಗೆ ತಿರುಗೇಟು ನೀಡಿದರು.

ಮಸೂದೆ ಜಾರಿಗೆ ವಿಳಂಬವಾಗುತ್ತದೆ ಎಂಬ ಆತಂಕಗಳನ್ನು ಅಲ್ಲಗಳೆದ ಅಮಿತ್ ಶಾ ಅವರು, ಮುಂಬರಲಿರುವ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಹೊಸ ಸರ್ಕಾರವು ಜನಗಣತಿ ಮತ್ತು ಕ್ಷೇತ್ರಮರುವಿಂಗಡಣೆ ಕೆಲಸವನ್ನು ಕೈಗೆತ್ತಿಕೊಳ್ಳಲಿದೆ. ಬಳಿಕ, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಉದ್ದೇಶದ ಸಂವಿಧಾನ (128ನೇ ತಿದ್ದುಪಡಿ) ಮಸೂದೆ ಜಾರಿಗೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸುತ್ತದೆ. 2029ರ ನಂತರ ಈ ಮಸೂದೆ ಕಾರ್ಯರೂಪಕ್ಕೆ ಬರಲಿದೆ ಎಂದು ಅವರು ಹೇಳಿದರು.

ಮಹಿಳಾ ಮೀಸಲಾತಿ ಉದ್ದೇಶಿಸಿರುವ ಮಸೂದೆ ಜಾರಿಗೊಳಿಸುವ ನಿಟ್ಟಿನಲ್ಲಿ ಇದು ಐದನೇ ಬಾರಿಗೆ ನಡೆಸುತ್ತಿರುವ ಯತ್ನವಾಗಿದೆ. ಕಳೆದ ನಾಲ್ಕು ಬಾರಿಯೂ ಈ ಮಸೂದೆ ಅಂಗೀಕಾರವಾಗದ ಕಾರಣ ಮಹಿಳೆಯರು ನಿರಾಶೆಗೊಂಡಿದ್ದಾರೆ ಎಂದರು.

ಒಬಿಸಿ ಕೋಟಾ ಇಲ್ಲದ ಮಸೂದೆ ಅಪೂರ್ಣ: ರಾಹುಲ್ ಗಾಂಧಿ

'ಮಹಿಳಾ ಮೀಸಲು ಮಸೂದೆಯನ್ನು ಸ್ವಾಗತಿಸುತ್ತೇನೆ. ಆದರೆ ಇತರ ಹಿಂದುಳಿದ ವರ್ಗಗಳಿಗೆ ಇದರಲ್ಲಿ ಮೀಸಲಾತಿ ಇಲ್ಲದಿರುವ ಕಾರಣ ಇದು ಅಪೂರ್ಣವಾಗಿದೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಅಭಿಪ್ರಾಯಪಟ್ಟರು.

ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಅವರು, ಹಳೆ ಸಂಸತ್ ಭವನದಿಂದ ಹೊಸ ಸಂಸತ್ ಕಟ್ಟಡಕ್ಕೆ ಕಾರ್ಯಭಾರವನ್ನು ವರ್ಗಾಯಿಸಿದ ಸಂದರ್ಭದಲ್ಲಿ ರಾಷ್ಟ್ರಪತಿ ಅವರಿಗೆ ಆಹ್ವಾನ ನೀಡಬೇಕಿತ್ತು ಎಂದರು.

ಮಹಿಳೆಯರಿಗೆ ಅಧಿಕಾರ ವರ್ಗಾವಣೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯು ಭಾರಿ ದೊಡ್ಡ ಹೆಜ್ಜೆ. ಈಗಿನ ಮಸೂದೆ ಈ ದಿಸೆಯಲ್ಲಿ ಮತ್ತೊಂದು ಬೃಹತ್ ಹೆಜ್ಜೆ ಎಂದು ಹೇಳಿದರು.

'ಮೋದಿ ಸರ್ಕಾರ ಜಾತಿ ಗಣತಿ ನಡೆಸಬೇಕು. ಯುಪಿಎ ಸರ್ಕಾರದ ಅವಧಿಯಲ್ಲಿ ನಡೆಸಿದ್ದ ಜಾತಿ ಗಣತಿಯ ದತ್ತಾಂಶ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ನಾವೇ ಬಿಡುಗಡೆ ಮಾಡುತ್ತೇವೆ' ಎಂದು ಅವರು ತಿಳಿಸಿದರು.

'ಭಾರತ ಸರ್ಕಾರದಲ್ಲಿರುವ 90 ಕಾರ್ಯದರ್ಶಿಗಳಲ್ಲಿ ಕೇವಲ ಮೂರು ಮಂದಿ ಮಾತ್ರ ಇತರ ಹಿಂದುಳಿದ ವರ್ಗಗಳಿಂದ (ಒಬಿಸಿ) ಬಂದಿದ್ದಾರೆ. ಇವರು ಬಜೆಟ್‌ನಲ್ಲಿ ಶೇಕಡ 5ರಷ್ಟು ಮಾತ್ರ ನಿಯಂತ್ರಿಸುತ್ತಾರೆ. ಇದು ಆ ವರ್ಗಗಳಿಗೆ ಮಾಡಿದ ಅವಮಾನ. ಎಷ್ಟು ಮಂದಿ ಒಬಿಸಿಗಳು, ದಲಿತರು ಮತ್ತು ಆದಿವಾಸಿಗಳು ಇದ್ದಾರೆ ಎಂಬ ಪ್ರಶ್ನೆ ಏಳುತ್ತದೆ. ಇದಕ್ಕೆ ಉತ್ತರವನ್ನು ಜಾತಿ ಗಣತಿ ಮೂಲಕ ಪಡೆಯಬೇಕಾಗುತ್ತದೆ' ಎಂದರು.

ಮಹಿಳಾ ಮೀಸಲು ಮಸೂದೆಯನ್ನು ತಕ್ಷಣದಿಂದಲೇ ಜಾರಿಗೆ ತರಬೇಕು. ಇದಕ್ಕೆ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡನೆ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯ ಪಟ್ಟರು.

ಮಸೂದೆಗೆ ತಿದ್ದುಪಡಿ: ಪ್ರಸ್ತಾವ

ನವದೆಹಲಿ: ಲೋಕಸಭೆ, ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಿಡುವ ಶೇ 33 ಸ್ಥಾನಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮಹಿಳೆಯರಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ವಿಪಕ್ಷಗಳ ಒಕ್ಕೂಟವಾದ 'ಇಂಡಿಯಾ'ದ ಸಂಸದರು ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ಸೂಚಿಸಿದ್ದಾರೆ. ಈ ಸಂಬಂಧ ಲೋಕಸಭೆಯಲ್ಲಿ ತಿದ್ದುಪಡಿ ಪ್ರಸ್ತಾವವನ್ನು ಬುಧವಾರ ಸಲ್ಲಿಸಿದ್ದಾರೆ.

ಈ ಮೀಸಲಾತಿಯ ವ್ಯಾಪ್ತಿಯನ್ನು ರಾಜ್ಯಸಭೆ ಮತ್ತು ವಿಧಾನಪರಿಷತ್‌ಗೂ ವಿಸ್ತರಿಸುವಂತೆ ಪ್ರಸ್ತಾವದಲ್ಲಿ ಒತ್ತಾಯಿಸಿದ್ದಾರೆ.

ಒಬಿಸಿ ಮಹಿಳೆಯರಿಗೆ ಒಳಮೀಸಲಾತಿ ಕಲ್ಪಿಸುವಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸೌಗತ ರಾಯ್ ಅವರು ಸಲ್ಲಿಸಿರುವ ಪ್ರಸ್ತಾವದಲ್ಲಿ ತಿದ್ದುಪಡಿ ಸೂಚಿಸಿದ್ದಾರೆ. ಮಹಿಳೆಯರಿಗೆ ಮೀಸಲಿಡುವ ಸ್ಥಾನಗಳಲ್ಲಿ ಹತ್ತನೇ ಒಂದರಷ್ಟು ಸ್ಥಾನವನ್ನು (ಶೇ 10) ಒಬಿಸಿ ಮಹಿಳೆಯರಿಗೆ ಮೀಸಲಿಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಜ್ಯಸಭೆ ಮತ್ತು ವಿಧಾನ ಪರಿಷತ್‌ನಲ್ಲೂ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ಮೀಸಲಿಡಬೇಕು ಮತ್ತು ಮಹಿಳಾ ಮೀಸಲಾತಿಯನ್ನು 15 ವರ್ಷಗಳಿಗೆ ಸೀಮಿತಗೊಳಿಸುವ ಪ್ರಸ್ತಾವ ಕೈಬಿಡಬೇಕು ಎಂದು ಜೆಡಿಯು ಸಂಸದ ಅಲೋಕ್ ಕುಮಾರ್ ಸುಮನ್ ಅವರು ತಿದ್ದುಪಡಿ ಸೂಚಿಸಿದ್ದಾರೆ.

ರೆವಲ್ಯೂಷನರಿ ಸೋಶಿಯಲಿಸ್ಟ್ ಪಕ್ಷದ (ಆರ್‌ಎಸ್‌ಪಿ) ಸಂಸದ ಎನ್. ಕೆ. ಪ್ರೇಮಚಂದ್ರನ್ ಅವರು ಕೂಡಾ ತಿದ್ದುಪಡಿ ಪ್ರಸ್ತಾವ ಸಲ್ಲಿಸಿದ್ದಾರೆ.

ಮೀಸಲಾತಿ ಜಾರಿಯಾಗುವ ಮೊದಲು ಜನಗಣತಿ ಮತ್ತು ಕ್ಷೇತ್ರಮರು-ವಿಂಗಡಣೆ ಕಾರ್ಯಗಳನ್ನು ಮುಗಿಸುವ ಪ್ರಸ್ತಾವವನ್ನು ಕೈಬಿಡುವಂತೆ ಸಿಪಿಎಂ ಸಂಸದರು ರಾಜ್ಯಸಭೆಯಲ್ಲಿ ತಿದ್ದುಪಡಿ ಸೂಚಿಸಲಿದ್ದಾರೆ ಎಂದು ರಾಜ್ಯಸಭೆಯಲ್ಲಿ ಸಿಪಿಎಂ ನಾಯಕ ಎಲಮರಂ ಕರೀಂ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ. ಹೀಗೆ ಮಾಡುವುದರಿಂದ ಮಸೂದೆ ಜಾರಿ ತುಂಬಾ ವಿಳಂಬವಾಗಲಿದೆ ಎಂದು ಅವರು ಹೇಳಿದ್ದಾರೆ.

ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮೀಸಲಾತಿ ಕಲ್ಪಿಸುವ ಉದ್ದೇಶದ ಸಂವಿಧಾನ (128ನೇ ತಿದ್ದುಪಡಿ) ಮಸೂದೆ – 2023ರಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಲು ಮೂರು ತಿದ್ದುಪಡಿ ಮಾಡಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೆಘವಾಲ್ ಅವರು ಹೇಳಿದ್ದಾರೆ.



ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಮಾತನಾಡಿದರು –ಪಿಟಿಐ ಚಿತ್ರ

ಮೀಸಲು ಮಸೂದೆಗೆ ಲೋಕಸಭೆಯಲ್ಲಿ ಒಪ್ಪಿಗೆ

ಒಂದನೇ ಪುಟದಿಂದ

ಬುಧವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ, ಕಾನೂನು ಸಚಿವ ಅರ್ಜುನ್ ಮೆಘವಾಲ್ ಅವರು ಮಸೂದೆಯನ್ನು ಮಂಡಿಸಿದರು. ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಸೂದೆಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ಚರ್ಚೆಗೆ ನಾಂದಿ ಹಾಡಿದರು.

ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ನಡೆಸಿದ ಪ್ರಯತ್ನಗಳನ್ನು ಸೋನಿಯಾ ನೆನಪಿಸಿಕೊಂಡರು.

ಆಡಳಿತ ಪಕ್ಷದ ಮುಖ್ಯ ಭಾಷಣಕಾರನಾಗಿ ನಿಶಿಕಾಂತ್ ದುಬೆ ಅವರು ಮಾತನಾಡಲು ಎದ್ದು ನಿಂತಾಗ ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಮಹಿಳೆಯರಿಗೆ ಮೊದಲು ಮಾತನಾಡಲು ಏಕೆ ಅವಕಾಶ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ದುಬೆ ಅವರು, 'ಈ ಮಸೂದೆಯ ಪರವಾಗಿ ಅತಿ ಹೆಚ್ಚು ಮಾತನಾಡಿದವರು ಪಶ್ಚಿಮ ಬಂಗಾಳದ ಗೀತಾ ಮುಖರ್ಜಿ ಮತ್ತು ಬಿಜೆಪಿಯ ಸುಷ್ಮಾ ಸ್ವರಾಜ್. ಅವರಿಲ್ಲದಿದ್ದರೆ ಈ ಮಸೂದೆ ಅಂಗೀಕಾರದ ಸ್ಥಿತಿಗೇ ಬರುತ್ತಿರಲಿಲ್ಲ. ಈ ಮೊದಲು ಮಾತನಾಡಿದ್ದ ಸೋನಿಯಾ ಅವರು ಈ ಇಬ್ಬರ ಹೆಸರನ್ನೂ ಪ್ರಸ್ತಾಪಿಸಲಿಲ್ಲ. ಇದೆಂಥ ರಾಜಕಾರಣ' ಎಂದು ಕೇಳಿದರು.

ಮಾತನಾಡಲು ಎದ್ದು ನಿಂತಾಗ ತಮ್ಮ ಮೇಲೆ ಬಿಜೆಪಿ ಸಂಸದರು ಮುಗಿಬಿದ್ದರು ಎಂದು ಡಿಎಂಕೆ ಸಂಸದೆ ಕನಿಮೊಳಿ ಆರೋಪಿಸಿದರು. ಮಸೂದೆಗೆ ಎಲ್ಲೆಡೆಯಿಂದ ಬೆಂಬಲ ವ್ಯಕ್ತವಾಗಿದೆ. ಆದರೆ, ಮಸೂದೆ ಕುರಿತು ಸಮಾಲೋಚನೆಯನ್ನೇ ಮಾಡದೆ ಸರ್ಕಾರವು ರಾಜಕೀಯ ಮಾಡಿದೆ ಎಂದರು.

ಕೆನಡಾ ಪಯಣ: ಎಚ್ಚರ ವಹಿಸಿ–ಸಲಹೆ

ನವದೆಹಲಿ (ಪಿಟಿಐ): ಕೆನಡಾದ ಕೆಲ ಭಾಗಗಳಲ್ಲಿ ಭಾರತ ವಿರೋಧಿ ಚಟುವಟಿಕೆ ನಡೆದಿರುವ ಕಾರಣ ಆ ದೇಶದಲ್ಲಿರುವ ಭಾರತೀಯರು ಮತ್ತು ಇಲ್ಲಿಂದ ಅಲ್ಲಿಗೆ ಪ್ರಯಾಣ ಕೈಗೊಳ್ಳುವವರು, ವಿಶೇಷವಾಗಿ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು ಎಂದು ಭಾರತ ಬುಧವಾರ ಸಲಹೆ ನೀಡಿದೆ.

ಕೆನಡಾ, ಇಲ್ಲಿರುವ ತನ್ನ ಪ್ರಜೆಗಳಿಗೆ 'ಜಮ್ಮು ಮತ್ತು ಕಾಶ್ಮೀರದಲ್ಲಿ ಊಹಿಸಲಾಗದ ಪರಿಸ್ಥಿತಿ ಇರುವುದರಿಂದ ಅಲ್ಲಿಗೆ ಪ್ರಯಾಣ ಮಾಡಬೇಡಿ' ಎಂದು ಸಲಹೆ ನೀಡಿದೆ. ಆ ಬಳಿಕ ಇಲ್ಲಿನ ವಿದೇಶಾಂಗ ಸಚಿವಾಲಯ ಭಾರತೀಯರಿಗೆ ಸಲಹೆಗಳನ್ನು ನೀಡಿ ಹೇಳಿಕೆ ಬಿಡುಗಡೆ ಮಾಡಿದೆ.

ಖಾಲಿಸ್ತಾನದ ಪ್ರತ್ಯೇಕತಾವಾದಿ ನಾಯಕ ಹರ್ದೀಪ್‌ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆಯೆಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿರುವುದರಿಂದ ಉಭಯ ದೇಶಗಳ ರಾಜತಾಂತ್ರಿಕ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಈ ಸಂದರ್ಭದಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಈ ಸಲಹೆ ಹೊರಬಿದ್ದಿದೆ.

'ಕೆನಡಾದಲ್ಲಿ ಹೆಚ್ಚುತ್ತಿರುವ ಭಾರತ ವಿರೋಧಿ ಚಟುವಟಿಕೆಗಳು, ದ್ವೇಷ ಅಪರಾಧಗಳನ್ನು ಗಮನಿಸದೇ ಇರುವುದು ಹಾಗೂ ಹಿಂಸಾತ್ಮಕ ಕೃತ್ಯಗಳ ಹಿನ್ನೆಲೆಯಲ್ಲಿ ಅಲ್ಲಿರುವ ಎಲ್ಲಾ ಭಾರತೀಯರು ಮತ್ತು ಅಲ್ಲಿಗೆ ಹೋಗಲು ಬಯಸುವವರು ಬಹಳ ಎಚ್ಚರ ವಹಿಸಬೇಕು' ಎಂದು ಸಚಿವಾಲಯ ಹೇಳಿದೆ.

'ಇತ್ತೀಚೆಗೆ ಭಾರತೀಯ ರಾಜತಾಂತ್ರಿಕರನ್ನು ಮತ್ತು ಭಾರತ ವಿರೋಧಿ ಕೃತ್ಯ ವಿರೋಧಿಸಿದ ಭಾರತೀಯ ಸಮುದಾಯದವರನ್ನು ಗುರಿಯಾಗಿಸಿ ಬೆದರಿಕೆಯೊಡ್ಡಲಾಗಿದೆ. ಅಲ್ಲಿಗೆ ಪ್ರಯಾಣ ಕೈಗೊಳ್ಳುವುದನ್ನು ತಪ್ಪಿಸಬೇಕು' ಎಂದಿದೆ.

ಆ ದೇಶದಲ್ಲಿರುವ ಭಾರತೀಯ ಸಮುದಾಯದವರ ಸುರಕ್ಷತೆಗಾಗಿ ಭಾರತದ ಹೈಕಮಿಷನ್ ಮತ್ತು ರಾಜತಾಂತ್ರಿಕ ಅಧಿಕಾರಿಗಳು ಅಲ್ಲಿನ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿ ಇರುತ್ತಾರೆ ಎಂದೂ ಸಚಿವಾಲಯ ತಿಳಿಸಿದೆ.

'ನಾಚಿಕೆಗೇಡಿನ ಕ್ರಮ': ಖಾಲಿಸ್ತಾನ ನಾಯಕನ ಹತ್ಯೆ ಕುರಿತಂತೆ ಜಸ್ಟಿನ್ ಟ್ರುಡೊ ಮಾಡಿರುವ ಆರೋಪವು ನಾಚಿಕೆಗೇಡಿನ ಮತ್ತು ಸಿನಿಕತನ ಕ್ರಮ. ಅಮೆರಿಕ ಇದರಲ್ಲಿ ಭಾಗಿಯಾಗಬಾರದು ಎಂದು ಅಮೆರಿಕನ್ ಎಂಟರ್‌ಪ್ರೈಸ್ ಇನ್‌ಸ್ಟಿಟ್ಯೂಟ್‌ನ ಸೀನಿಯರ್ ಫೆಲೊ ಮೈಕೆಲ್ ರುಬಿನ್ ಹೇಳಿದ್ದಾರೆ.

ಚರ್ಚೆಯೊಂದರಲ್ಲಿ ಪಾಲ್ಗೊಂಡಿದ್ದ ಅವರು, 'ಖಾಲಿಸ್ತಾನ ಚಳವಳಿಯನ್ನು ಪುನಶ್ಚೇತನಗೊಳಿಸಲು ಹೊರಗಿನ ಕೆಲ ಶಕ್ತಿಗಳು ಪ್ರಯತ್ನಿಸುತ್ತಿವೆ ಎನಿಸುತ್ತಿದೆ' ಎಂದು ಅವರು ತಿಳಿಸಿದ್ದಾರೆ.

ರಾಯಭಾರಿ ಕಚೇರಿ ಮುಚ್ಚುವ ಬೆದರಿಕೆ

ಕೆನಡಾದ ರಾಜಧಾನಿ ಒಟ್ಟಾವದಲ್ಲಿರುವ ಭಾರತದ ರಾಯಭಾರಿ ಕಚೇರಿಯನ್ನು ಮತ್ತು ಇತರ ನಗರಗಳಲ್ಲಿರುವ ಕಾನ್ಸುಲೇಟ್ ಕಚೇರಿಗಳನ್ನು ಸೆಪ್ಟೆಂಬರ್ 25ರಂದು ಮುಚ್ಚುವ ಬೆದರಿಕೆಯನ್ನು ಖಾಲಿಸ್ತಾನ ಪರ ಹೋರಾಟಗಾರರು ಒಡ್ಡಿದ್ದಾರೆ. ಇದೇವೇಳೆ, ನಿಜ್ಜರ್ ಹತ್ಯೆ ಖಂಡಿಸಿ ಭಾರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿಯೂ ಅವರು ಹೇಳಿದ್ದಾರೆ.

ಕೆನಡಾದಲ್ಲಿ ನೆಲೆಸಿರುವ ಭಾರತೀಯರು ಸ್ವದೇಶಕ್ಕೆ ಮರಳಬೇಕು ಎಂದು ಖಾಲಿಸ್ತಾನಿ ಸಂಘಟನೆ 'ದಿ ಸಿಖ್ ಫಾರ್ ಜಸ್ಟೀಸ್' (ಎಸ್‌ಎಫ್‌ಜೆ) ಹೇಳಿದೆ.

ಕೆನಡಾದ ಸೇನಾಧಿಕಾರಿ 26ಕ್ಕೆ ದೆಹಲಿಗೆ

ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ತೀವ್ರವಾಗುತ್ತಿರುವ ನಡುವೆಯೇ, ಪ್ರಮುಖ ಸೇನಾ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ಕೆನಡಾದ ಉನ್ನತ ಮಟ್ಟದ ಸೇನಾಧಿಕಾರಿಯೊಬ್ಬರು ಮುಂದಿನ ವಾರ ಭಾರತಕ್ಕೆ ಬರಲಿದ್ದಾರೆ ಎಂದು ಭಾರತದ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆ.26, 27ರಂದು ಭಾರತ–ಪೆಸಿಫಿಕ್ ಸೇನಾ ಮುಖ್ಯಸ್ಥರ ಸಮಾವೇಶ ದೆಹಲಿಯಲ್ಲಿ ನಡೆಯಲಿದೆ. ಈ ಬಿಕ್ಕಟ್ಟು ಸಮಾವೇಶದ ಮೇಲೆ ಪ್ರಭಾವ ಬೀರುವುದಿಲ್ಲ. ಕೆನಡಾದ ನಿಯೋಗ ಇಲ್ಲಿಗೆ ಆಗಮಿಸಲಿದೆ ಎಂದು ಸೇನಾಧಿಕಾರಿ ತಿಳಿಸಿದ್ದಾರೆ.

ಆಘಾತಕಾರಿ: ಬ್ರಿಟನ್ ಸಿಖ್ ಸಂಸದರು

ಲಂಡನ್ (ಪಿಟಿಐ): ಕೆನಡಾದಲ್ಲಿ ನಡೆದಿರುವ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿಕೆ ಮತ್ತು ಅಲ್ಲಿಂದ ಬರುತ್ತಿರುವ ವರದಿಗಳ ಬಗ್ಗೆ ಬ್ರಿಟನ್ ಸಂಸತ್ ಸದಸ್ಯರಾದ ಪ್ರೀತ್ ಕೌರ್ ಗಿಲ್ ಮತ್ತು ತನ್ಮನ್‌ಜೀತ್ ಸಿಂಗ್ ಧೇಸಿ ಆಘಾತ ವ್ಯಕ್ತಪಡಿಸಿದ್ದಾರೆ.

ನಿಷೇಧಿತ 'ಖಾಲಿಸ್ತಾನ್ ಟೈಗರ್ ಫೋರ್ಸ್' ಮುಖ್ಯಸ್ಥ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಟ್ರುಡೊ ಮಾಡಿರುವ ಆರೋಪಗಳ ಬಗ್ಗೆ ನಮ್ಮ ಕ್ಷೇತ್ರಗಳ ಮತದಾರರು ನಮ್ಮನ್ನು ಸಂಪರ್ಕಿಸಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿರೋಧ ಪಕ್ಷವಾದ ಲೇಬರ್ ಪಾರ್ಟಿಯ ಸಂಸದರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ಆತಂಕವನ್ನು ಸಚಿವರ ಜತೆಯಲ್ಲಿ ಹಂಚಿಕೊಂಡಿರುವುದಾಗಿಯೂ ಅವರು ತಿಳಿಸಿದ್ದಾರೆ.

'ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಕುರಿತ ಟ್ರುಡೊ ಅವರ ಹೇಳಿಕೆಯು ಆತಂಕ್ಕೀಡು ಮಾಡಿದೆ. ಕೆನಡಾದ ತನಿಖೆಯು ಮುಕ್ತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮಗಿರುವ ಕಳವಳವನ್ನು ನಾನು ಮತ್ತು ನನ್ನ ಸಹೋದ್ಯೋಗಿಗಳು ಸಚಿವರಿಗೆ ತಿಳಿಸಿದ್ದೇವೆ. ಇದನ್ನೇ ನಮ್ಮ ಮತದಾರರಿಗೂ ತಿಳಸಬಯಸುತ್ತೇನೆ 'ಎಂದು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್ ಎಡ್ಜ್‌ಬಾಸ್ಟನ್‌ನ ಸಂಸದೆ ಪ್ರೀತ್ ಕೌರ್ ಗಿಲ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ.

ಆಗ್ನೇಯ ಇಂಗ್ಲೆಂಡ್‌ನ ಸ್ಲಫ್‌ನ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ, 'ಕೆನಡಾದಿಂದ ಬರುತ್ತಿರುವ ವರದಿಗಳು ಆಘಾತ ಮೂಡಿಸಿವೆ. ನನ್ನ ಕ್ಷೇತ್ರ ಸ್ಲಫ್ ಮತ್ತು ಇತರೆಡೆಗಳಿಂದ ಕರೆಗಳು ಬರುತ್ತಿವೆ. ಎಲ್ಲರಲ್ಲೂ ಆತಂಕ, ಕೋಪ, ಭಯವಿದೆ. ಪ್ರಕರಣದ ವಿಚಾರವಾಗಿ ಮಿತ್ರರಾಷ್ಟ್ರಗಳೊಂದಿಗೆ ಸಂಪರ್ಕದಲ್ಲಿರು ವುದಾಗಿ ಕೆನಡಾ ಪ್ರಧಾನಿ ಹೇಳಿದ್ದಾರೆ. ಆದ್ದರಿಂದ, ನ್ಯಾಯ ಪಡೆಯಲು ನಾವು ಬ್ರಿಟನ್ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ' ಎಂದು ಹೇಳಿದ್ದಾರೆ.

ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾದ ಪ್ರಧಾನಿ ಟ್ರುಡೊ ಸಂಸತ್ತಿನಲ್ಲಿ ಆರೋಪಿಸಿದ್ದರು. ಟ್ರೂಡೊ ಅವರ ಆರೋಪಗಳನ್ನು ಭಾರತ ತಿರಸ್ಕರಿಸಿದ್ದು, 'ಇದು ಅಸಂಬದ್ಧ ಮತ್ತು ಅರ್ಥಹೀನ' ಎಂದು ಹೇಳಿದೆ.

ತನಿಖೆಗೆ ಭಾರತ ಸಹಕರಿಸಲಿ: ಅಮೆರಿಕ

ನ್ಯೂಯಾರ್ಕ್ (ಪಿಟಿಐ): ಭಾರತದ ಕುರಿತು ಕೆನಡಾ ಪ್ರಧಾನಿ ಮಾಡಿರುವ ಆರೋಪ ಬಹಳ ಗಂಭೀರವಾದದ್ದು ಎಂದು ಅಮೆರಿಕದ ಉನ್ನತ ಅಧಿಕಾರಿ ಹೇಳಿದ್ದಾರೆ.

ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಕೆನಡಾ ಪ್ರಯತ್ನವನ್ನು ಅಮೆರಿಕ ಬೆಂಬಲಿಸುತ್ತದೆ. ನವದೆಹಲಿಯು ಇದಕ್ಕೆ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

'ಈ ಗಂಭೀರ ಆರೋಪಗಳ ಬಗ್ಗೆ ಅಮೆರಿಕ ಅಧ್ಯಕ್ಷರು ಕೂಡ ಗಮನ ಹರಿಸಿದ್ದಾರೆ. ತನಿಖೆ ನಡೆಸುವ ಕೆನಡಾದ ಯತ್ನವನ್ನು ನಾವು ಬೆಂಬಲಿಸುತ್ತೇವೆ' ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಮಂಡಳಿಯ ಸಮನ್ವಯಾಧಿಕಾರಿ ಜಾನ್ ಕಿರ್ಬಿ ಹೇಳಿದ್ದಾರೆ.

'ಪಾರದರ್ಶಕ ಮತ್ತು ಸಮಗ್ರ ತನಿಖೆಯಿಂದ ಮಾತ್ರ ನಿಜಾಂಶ ತಿಳಿಯುತ್ತದೆ. ಹಾಗಾಗಿ ಭಾರತ ತನಿಖೆಗೆ ಸಹಕರಿಸಬೇಕು' ಎಂದು ಸಿಎನ್‌ಎನ್‌ಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.

ನೀಟ್–ಪಿಜಿ ಕೌನ್ಸೆಲಿಂಗ್: ಕಟ್ ಆಫ್ ಅಂಕ ಇಳಿಕೆ

ನವದೆಹಲಿ (ಪಿಟಿಐ): ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 2023ನೇ ಸಾಲಿನ ನೀಟ್–ಪಿಜಿ ಪ್ರವೇಶಾತಿಯ ಮೂರನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಶೇಕಡವಾರು ಕಟ್ ಆಫ್ ಅಂಕವನ್ನು ಕಡಿಮೆ ಮಾಡಿದೆ.

ಇದರಿಂದಾಗಿ ಪ್ರಸಕ್ತ ವರ್ಷ ನೀಟ್ ಪರೀಕ್ಷೆ ಬರೆದ ಅಭ್ಯರ್ಥಿಗಳೆಲ್ಲರೂ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯಲಿದ್ದಾರೆ.

ಕಟ್ ಅಫ್ ಅಂಕ ಪ್ರಮಾಣವನ್ನು ತಗ್ಗಿಸಿದ ನಂತರ ಅರ್ಹತೆ ಪಡೆದ ಅಭ್ಯರ್ಥಿಗಳಿಗಾಗಿ ಹೊಸದಾಗಿ ನೋಂದಣಿ ಮತ್ತು ವಿಷಯ ಆಯ್ಕೆಗೆ ಅವಕಾಶ ಕಲ್ಪಿಸಲು ಮೂರನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಮರು ಆರಂಭಿಸಲಾಗುತ್ತದೆ ಎಂದು ಅದು ತಿಳಿಸಿದೆ.

ಈಗಾಗಲೇ ನೋಂದಾಯಿಸಿದ ಅಭ್ಯರ್ಥಿಗಳು ಮತ್ತೆ ನೋಂದಾಯಿಸುವ ಅಗತ್ಯವಿಲ್ಲ. ಆದರೆ ತಮ್ಮ ಆಯ್ಕೆಯಲ್ಲಿ ತಿದ್ದುಪಡಿ ಮಾಡಲು ಅವಕಾಶವಿದೆ ಎಂದು ಹೇಳಿದೆ.

ಅಭಿಮತ ಪುಟದ ವಿಳಾಸ
ಸಂಪಾದಕರು, ಅಭಿಮತ ವಿಭಾಗ, ಪ್ರಜಾವಾಣಿ, 75, ಎಂ.ಜಿ.ರಸ್ತೆ, ಬೆಂಗಳೂರು-01
ಇ-ಮೇಲ್ : editpage@prajavani.co.in



ಸುಭಾಷಿತ

ಕಾಳಜಿ, ಗಮನ, ವಾತ್ಸಲ್ಯ, ಪ್ರಶಂಸೆ ಮತ್ತು ಪ್ರೀತಿಯು ಯಾವುದೇ ಖರ್ಚಿಲ್ಲದೆ ನೀವು ಕೊಡಬಹುದಾದ ಅತ್ಯಂತ ಅಮೂಲ್ಯವಾದ ಉಡುಗೊರೆಗಳು.

–ದೀಪಕ್ ಚೋಪ್ರಾ

ನೂತನ ಸಂಸತ್ ಭವನ ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಗೊಳಿಸಲಿ

ಸಂಸತ್ ಸದಸ್ಯರು ಸಂಸತ್ತಿನ ಹೊಸ ಕಟ್ಟಡಕ್ಕೆ ಹೋಗುವುದರೊಂದಿಗೆ ದೇಶದ ಸಂಸದೀಯ ಇತಿಹಾಸದಲ್ಲಿ ಹೊಸ ಯುಗವೊಂದು ಆರಂಭಗೊಂಡಿದೆ. ಇತಿಹಾಸ ಮತ್ತು ಕಳೆದೊಂದು ಶತಮಾನದ ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾದ ಸಂಸತ್ತಿನ ಹಳೆಯ ಕಟ್ಟಡವು ಈಗ ಇತಿಹಾಸವಾಗಿ ಮಾರ್ಪಟ್ಟಿದೆ. ಸಂಸತ್ತಿನ ಹೊಸ ಕಟ್ಟಡವು ದೇಶದ ಹೊಸ ದೃಷ್ಟಿಕೋನ ಮತ್ತು ಆಕಾಂಕ್ಷೆಗಳ ಸಂಕೇತ ಹಾಗೂ ಹಳೆಯ ಕಟ್ಟಡವು ಭವಿಷ್ಯದಲ್ಲಿ 'ಸ್ಫೂರ್ತಿಯ ನೆಲೆ' ಮತ್ತು 'ಯಾತ್ರಾ ಸ್ಥಳ'ವಾಗಿ ಬದಲಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸಂಸತ್ತಿನಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಮೋದಿ ಅವರು, ಪಕ್ಷ ರಾಜಕಾರಣವನ್ನು ಮೀರಿ ನಿಂತರು. ಜವಾಹರಲಾಲ್ ನೆಹರೂ ಅವರಿಂದ ಮನಮೋಹನ್ ಸಿಂಗ್ ಅವರವರೆಗೆ ಭಾರತದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಕೊಡುಗೆ ಕೊಟ್ಟ ಈ ಹಿಂದಿನ ಪ್ರಧಾನಿಗಳನ್ನು ಸ್ಮರಿಸಿದರು. ನೆಹರೂ ಅವರ ಪ್ರಸಿದ್ಧ 'ವಿಧಿಯೊಂದಿಗೆ ಮುಖಾಮುಖಿ' ಭಾಷಣವನ್ನು ಅವರು ನೆನಪಿಸಿಕೊಂಡರು. ನೆಹರೂ ಅವರು ಸಂಸತ್ತಿನಲ್ಲಿ ಮಾಡಿದ 'ಮಧ್ಯರಾತ್ರಿಯ ಈ ಹೊತ್ತಿನಲ್ಲಿ...' ಭಾಷಣವು ಈಗಲೂ ಪ್ರತಿಧ್ವನಿಸುತ್ತಿದೆ ಮತ್ತು ಅದು ನಮ್ಮ ಮುಂದೆಯೂ ನಮಗೆ ಸ್ಫೂರ್ತಿ ತುಂಬಲಿದೆ ಎಂದರು. ಕಾಲಕ್ರಮೇಣ ಸಂಸತ್ತು ಹೆಚ್ಚು ಹೆಚ್ಚು ಜನರನ್ನು ಒಳಗೊಳ್ಳುತ್ತಾ ಬಂದಿದೆ ಎಂದೂ ಅವರು ಹೇಳಿದರು.



ಸಂಸತ್ತು ಸದಾಶಯವನ್ನು ಸೃಷ್ಟಿಸಬೇಕು, ಜನರ ವಿಶ್ವಾಸ ಮತ್ತು ಗೌರವವನ್ನು ಗಳಿಸಿಕೊಳ್ಳಬೇಕು

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಭಾರತದ ಪ್ರಜಾಪ್ರಭುತ್ವಕ್ಕೆ ನೆಹರೂ ಅವರ ಕೊಡುಗೆಗಳನ್ನು ನೆನಪಿಸಿಕೊಂಡರು. ವಿರೋಧ ಪಕ್ಷಗಳನ್ನೂ ಜೊತೆಗೆ ಕರೆದೊಯ್ಯುವ ಅವರ ಮುನ್ನೋಟವು ಎಲ್ಲರನ್ನೂ ಒಳಗೊಳ್ಳುವಂತಹದಾಗಿತ್ತು ಮತ್ತು ಅವರು ಸಂವಿಧಾನ ಹಾಗೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ತಳಹದಿ ಹಾಕಿಕೊಟ್ಟರು ಎಂದರು. ಸಂಸತ್ತಿನಲ್ಲಿ ತಮ್ಮ ಧ್ವನಿಯನ್ನು ಆಲಿಸುವವರಿಲ್ಲ ಎಂಬುದು ವಿರೋಧ ಪಕ್ಷಗಳ ಸದಸ್ಯರ ದೂರಾಗಿತ್ತು. ಸಂಸತ್ತಿನ ಇತ್ತೀಚಿನ ಕೆಲವು ವರ್ಷಗಳ ಕಲಾಪವನ್ನು ಗಮನಿಸಿದರೆ, ವಿರೋಧ ಪಕ್ಷಗಳ ಸದಸ್ಯರ ದೂರಿನಲ್ಲಿ ಸತ್ಯ ಇಲ್ಲದಿಲ್ಲ ಎಂಬುದು ಮನವರಿಕೆಯಾಗುತ್ತದೆ. ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳಿದ್ದರೂ ಸಂಸತ್ತು 'ಕುಟುಂಬ ಭಾವ'ವನ್ನು ಮೂಡಿಸಿದೆ ಎಂದು ಮೋದಿ ಹೇಳಿದ್ದಾರೆ. ಆದರೆ, ಈ 'ಕುಟುಂಬ ಭಾವ'ವು ಕರಗುತ್ತಾ ಹೋಗಿದೆ. ರಾಜಕಾರಣ ಮತ್ತು ಸಮಾಜದಲ್ಲಿ ಇರುವ ಧ್ರುವೀಕರಣವು ಸಂಸತ್ತನ್ನು ಕೂಡ ವಿಭಜಿಸಿದೆ. ಸಂವಾದದ ಸ್ಥಳದಲ್ಲಿ ದ್ವೇಷ ಮತ್ತು ಸಿಟ್ಟು ಬಂದು ಕೂತಿದೆ. ಹೀಗಾಗಿ ಸಂಸತ್ತಿನ ಚರ್ಚೆಗಳ ಗುಣಮಟ್ಟ ಕುಸಿದಿದೆ. ಶಾಸನ ರಚನಾ ಕೆಲಸವು ನಲುಗಿದೆ. ಯಾವ ಚರ್ಚೆಯೂ ಇಲ್ಲದೆ ಮಸೂದೆಗಳಿಗೆ ಅಂಗೀಕಾರ ನೀಡಲಾಗುತ್ತಿದೆ. ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಣ ವಿಶ್ವಾಸ ಮುರಿದುಬಿದ್ದಿದೆ.

ಪ್ರಧಾನಿಯವರು ಸಂದರ್ಭೋಚಿತವಾಗಿ, ಅತ್ಯಂತ ಘನತೆಯಿಂದ ವರ್ತಿಸಿದರು. ಭೂತ, ವರ್ತಮಾನ ಮತ್ತು ಭವಿಷ್ಯದ ಕುರಿತಂತೆ ಅತ್ಯುತ್ತಮ ಭಾವನೆಗಳನ್ನು ವ್ಯಕ್ತಪಡಿಸಿದರು. ಉದಾತ್ತವಾಗಿ ಮತ್ತು ಸಮನ್ವಯದಿಂದ ಮಾತನಾಡಿದ ಮೋದಿ ಅವರು, 'ಹೊಸ ಆತ್ಮವಿಶ್ವಾಸ'ದಿಂದ ಮುಂದೆ ಸಾಗುವ ಸಮಯ ಬಂದಿದೆ ಎಂದರು. ಈ ಹೊಸ ಸಂದೇಶಕ್ಕೆ ತಕ್ಕಂತೆ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಬದ್ಧತೆ ಬೇಕಿದೆ. ಹಾಗೆಯೇ, ಸಂಸತ್ತು ಹಾಗೂ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಬದ್ಧತೆಯನ್ನೂ ತೋರಬೇಕಿದೆ. ಸಂಸತ್ತಿನ ಹೊಸ ಕಟ್ಟಡದ ಕಲಾಪವು ಈಗಾಗಲೇ ಮಂಡಿಸಲಾಗಿರುವ ಮಹಿಳಾ ಮೀಸಲು ಮಸೂದೆಯ ಚರ್ಚೆಯೊಂದಿಗೆ ಆರಂಭವಾಗಿರುವುದು ಅರ್ಥಪೂರ್ಣವಾಗಿದೆ. ಈ ಮಸೂದೆಗೆ ಲೋಕಸಭೆಯು ಅನುಮೋದನೆಯ ಮುದ್ರೆ ಒತ್ತಿದೆ. ಇದು, ರಾಜ್ಯಸಭೆಯಲ್ಲೂ ಅಂಗೀಕಾರಗೊಂಡರೆ, ಹೆಚ್ಚು ಒಳಗೊಳ್ಳುವಿಕೆ ಮತ್ತು ವಿಸ್ತೃತ ಪ್ರಾತಿನಿಧ್ಯಕ್ಕೆ ಕಾರಣವಾಗಲಿದೆ. ಹಾಗೆಯೇ ದ್ವೇಷವು ಕಡಿಮೆಯಾಗುವ ಭರವಸೆಯೂ ಇದೆ. ಸಂಸತ್ತು ಎಂದರೆ ಕಟ್ಟಡ ಮಾತ್ರ ಅಲ್ಲ. ಅಲ್ಲಿ ಏನು ನಡೆಯುತ್ತಿದೆ, ಅದು ಹೇಗೆ ಕಾರ್ಯನಿರ್ವಹಿಸುತ್ತಿದೆ, ಅಲ್ಲಿ ಆಡುವ ಮಾತುಗಳು ಯಾವುವು, ಚಿಂತನೆಗಳು ಮತ್ತು ಆದರ್ಶಗಳು ಏನು, ಭಾವನೆಗಳು ಹಾಗೂ ಧೋರಣೆಗಳು ಏನು ಎಂಬುದೇ ಸಂಸತ್ತಿನ ಸ್ವರೂಪವನ್ನು ನಿರ್ಧರಿಸುತ್ತದೆ. ಸಂಸತ್ತು ಸದಾಶಯವನ್ನು ಸೃಷ್ಟಿಸಬೇಕು, ಜನರ ವಿಶ್ವಾಸ ಮತ್ತು ಗೌರವವನ್ನು ಗಳಿಸಿಕೊಳ್ಳಬೇಕು.

ದಿನದ ಟ್ವೀಟ್



ಇಬ್ಬಗೆಯ ನಿಲುವೇಕೆ?

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ, ಮಹಿಳಾ ಮೀಸಲಾತಿಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಒಳಮೀಸಲಾತಿ ಕಲ್ಪಿಸುವ ಬೇಡಿಕೆಯನ್ನು ವಿರೋಧಿಸಿತ್ತು. ಈಗ, ಮೀಸಲಾತಿಯಲ್ಲಿ ಒಬಿಸಿ ಒಳಮೀಸಲಾತಿಗೆ ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ ಆಗ್ರಹಿಸಿದ್ದಾರೆ. ಈ ಬದಲಾವಣೆಗೆ ಕಾರಣವೇನು? ರಾಜಕೀಯದಲ್ಲಿ, ನೀವು ಯಾವುದರ ಪರ ನಿಲ್ಲುತ್ತೀರಿ ಎಂಬುದು ನೀವು ಎಲ್ಲಿ ಕುಳಿತಿರುತ್ತೀರಿ ಎಂಬುದನ್ನು ಅವಲಂಬಿಸಿರುತ್ತದೆ: ಸರ್ಕಾರದಲ್ಲಿದ್ದಾಗ ಒಂದು ರೀತಿ, ವಿರೋಧ ಪಕ್ಷದಲ್ಲಿದ್ದಾಗ ಒಂದು ರೀತಿ! #WomensQuota

ರಾಜ್‌ದೀಪ್ ಸರ್ದೇಸಾಯಿ, ಪತ್ರಕರ್ತ

ಕಿಡಿನುಡಿ



1985ರಲ್ಲಿ ಖಾಲಿಸ್ತಾನೀಯರು ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸಿ 329 ಜನರ ಸಾವಿಗೆ ಕಾರಣರಾದರು. ಈ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲವೆಂದು ಪೈಲಟ್ ಕ್ಯಾಪ್ಟನ್ ಭಿಂದರ್ ಅವರ ವಿಧವಾಪತ್ನಿ ಅಮರ್‌ಜಿತ್ ಆರೋಪಿಸಿದ್ದರು. ಅವರ ಹೇಳಿಕೆ ಸರಿಯಾಗಿ ಇದೆ. ಬಾಂಬ್ ಸ್ಫೋಟಿಸಿದವರನ್ನು ಹಸ್ತಾಂತರಿಸಲು ಟ್ರುಡೊ ಅವರ ತಂದೆ ಒಪ್ಪದಿದ್ದರಿಂದ ಎಲ್ಲ ಆರೋಪಿಗಳು ಸುಲಭವಾಗಿ ತಪ್ಪಿಸಿಕೊಂಡರು. ತಂದೆಯಂತೆಯೇ ಮಗ.

ಆನಂದ್ ರಂಗನಾಥನ್, ಲೇಖಕ

25 ವರ್ಷಗಳ ಹಿಂದೆ

ಸೋಮವಾರ, 21-9-1998

• **ಕೇಂದ್ರ ಕ್ರಮದಿಂದ ರಸಗೊಬ್ಬರ ಬೆಲೆ ಅ.1ರಿಂದ ಗಣನೀಯ ಏರಿಕೆ**

ಬೆಂಗಳೂರು, ಸೆ. 20– ಕೇಂದ್ರ ಸರ್ಕಾರದ ಹೊಸ ನೀತಿಯಿಂದಾಗಿ ಎಲ್ಲ ವಿಧದ ರಸಗೊಬ್ಬರಗಳ ಬೆಲೆ ಅಕ್ಟೋಬರ್ ಒಂದರಿಂದ ತೀವ್ರವಾಗಿ ಹೆಚ್ಚಲಿದೆ ಎಂದು ರಾಜ್ಯದ ಕೃಷಿ ಸಚಿವ ಸಿ.ಬೈರೇಗೌಡ ಇಂದು ಹೇಳಿದರು.

ಇದರಿಂದ ದೇಶದಲ್ಲಿ ಆಹಾರಧಾನ್ಯಗಳ ಉತ್ಪಾದನಾ ಪ್ರಮಾಣ ಕುಂಠಿತವಾಗುವ ಸಾಧ್ಯತೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

'ಅಕ್ಟೋಬರ್ ಒಂದರಿಂದ ಜಾರಿಗೆ ಬರಲಿರುವ ಹೊಸ ರಸಗೊಬ್ಬರ ನೀತಿಯಲ್ಲಿ ಗರಿಷ್ಠ ಚಿಲ್ಲರೆ ಮಾರಾಟ ಬೆಲೆ ನಿಗದಿಪಡಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ಉತ್ಪಾದಕರಿಗೇ ನೀಡಿದೆ. ಇದರಿಂದ ತಕ್ಷಣದಲ್ಲೇ ಪ್ರತಿ 50 ಕೆ.ಜಿ. ರಸಗೊಬ್ಬರದ ಬೆಲೆ ಕನಿಷ್ಠ 50 ರೂಪಾಯಿ ಹೆಚ್ಚಾಗಲಿದೆ' ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

• **ನಿಗಮ, ಮಂಡಳಿಗೆ ನೇಮಕ: ನ್ಯೂನತೆ ನಿವಾರಣೆಗೆ ಯತ್ನ**

ಬೆಂಗಳೂರು, ಸೆ. 20– ರಾಜ್ಯದ ವಿವಿಧ ನಿಗಮ–ಮಂಡಳಿಗಳ ಪುನರ್‌ರಚನೆಯ ಸಂದರ್ಭದಲ್ಲಿ ಕೆಲವು ಜಾತಿ– ವರ್ಗ ಹಾಗೂ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡುವಲ್ಲಿ ಆಗಿರುವ ನ್ಯೂನತೆಗಳನ್ನು ಸರಿಪಡಿಸಲು ರಾಜ್ಯ ಜನತಾ ದಳದ ಹಿರಿಯ ಮುಖಂಡರು ತೀರ್ಮಾನಿಸಿದ್ದಾರೆ.

ಈ ಸಂಬಂಧ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ಪಿ.ಜಿ.ಆರ್. ಸಿಂಧ್ಯ ಮತ್ತು ಪ್ರದೇಶ ಜನತಾದಳದ ಅಧ್ಯಕ್ಷ ಬಿ.ಎಲ್.ಶಂಕರ್ ಅವರು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರೊಡನೆ ನಿನ್ನೆ ಮತ್ತು ಇಂದು ಸುದೀರ್ಘ ಮಾತುಕತೆ ನಡೆಸಿದ್ದಾರೆ.

50 ವರ್ಷಗಳ ಹಿಂದೆ

ಶುಕ್ರವಾರ, 21-9-1973

• **ರಾಜ್ಯ ಸಾಹಿತ್ಯ ಅಕಾಡೆಮಿ ಪುನರ್‌ರಚನೆ**

ಬೆಂಗಳೂರು, ಸೆ. 20– ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿಯನ್ನು ಪುನರ್‌ರಚಿಸಲಾಗಿದ್ದು ಪುನರ್‌ರಚಿತ ಅಕಾಡೆಮಿಗೆ ಶಿಕ್ಷಣ ಸಚಿವರೇ ಅಧ್ಯಕ್ಷರು.

ಯುವಜನ ಸೇವಾ ವಿಭಾಗದ ರಾಜ್ಯ ಸಚಿವರು (ಉಪಾಧ್ಯಕ್ಷರು), ಡಾ. ಎನ್. ಎಸ್.ಅನಂತರಂಗಾಚಾರ್ (ಕಾರ್ಯದರ್ಶಿ), ಸ್ಟೇಟ್ ಅಕೌಂಟ್ಸ್ ಇಲಾಖೆ ಕಂಟ್ರೋಲರ್ ಶ್ರೀ ಆರ್.ವಿ.ಸುಬ್ರಹ್ಮಣ್ಯಂ (ಖಜಾಂಚಿ).

ಅನಂತಮೂರ್ತಿ ವಿರೋಧ: 'ರಾಜಕೀಯ ಪಕ್ಷವೊಂದರಿಂದ ಆರಿಸಿ ಬಂದ' ಮಂತ್ರಿಯೊಬ್ಬರು 'ಸಾಹಿತಿಗಳಿಗೆ ಮೀಸಲಿಡಬೇಕಾದ' ಸಾಹಿತ್ಯ ಅಕಾಡೆಮಿಯಂತಹ ಸಂಸ್ಥೆಗೆ ಅಧ್ಯಕ್ಷರಾಗುವುದನ್ನು, ಪುನರ್‌ರಚಿತ ಸಾಹಿತ್ಯ ಅಕಾಡೆಮಿಯ ಕಾರ್ಯನಿರ್ವಾಹಕ ಮಂಡಳಿಗೆ ನೇಮಿಸಲ್ಪಟ್ಟಿರುವ ಸದಸ್ಯರಾದ ಡಾ.ಯು.ಆರ್. ಅನಂತಮೂರ್ತಿಯವರು ವಿರೋಧಿಸಿದ್ದಾರೆ.

• **ವರ್ಗವಾಗಿ ಕೆಲಸಕ್ಕೆ ಹೋಗದ ವೈದ್ಯರ ಅಮಾನತು: ಸರ್ಕಾರದ ನೀತಿಯ ಸ್ಪಷ್ಟನೆ**

ಬೆಂಗಳೂರು, ಸೆ. 20– ಹತ್ತು ವರ್ಷಗಳಿಗೂ ಹೆಚ್ಚು ಕಾಲ ಒಂದೇ ಜಾಗದಲ್ಲಿರುವ ವೈದ್ಯರುಗಳ ಪಟ್ಟಿ ಒಂದನ್ನು ತಯಾರಿಸಬೇಕೆಂದು ವೈದ್ಯ ಇಲಾಖೆಯ ಡೈರೆಕ್ಟರ್ ಅವರಿಗೆ ಆದೇಶ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಎಚ್.ಸಿದ್ಧವೀರಪ್ಪ ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು.

ವರ್ಗವಾಗಿ ಕೆಲಸಕ್ಕೆ ಹೋಗದೇ ಇರುವವರನ್ನು ಅಮಾನತಿನಲ್ಲಿ ಇಡಬೇಕೆಂದು ಕೂಡ ಡೈರೆಕ್ಟರ್ ಅವರಿಗೆ ತಿಳಿಸಲಾಗಿದೆ ಎಂದರು.

ಪರಿಸರ ಸುಸ್ಥಿರತೆಯಿರದ, ಜನಸಹಭಾಗಿತ್ವವಿರದ ಆಡಳಿತನೀತಿಯ ಪರಿಣಾಮ

ಕಡಲ ತಡಿಯಲ್ಲೂ ನೀರಿಗೆ ಬರ!



ವಿಶ್ಲೇಷಣೆ

ಕೇಶವ ಎಚ್. ಕೊರ್ಸೆ

ಮಂಗಳೂರು- ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವವರು ಕರಾವಳಿಯ ಸೌಂದರ್ಯಕ್ಕೆ ಮನಸೋಲದಿರರು. ಒಂದೆಡೆ, ನೀಲ ಕಡಲು, ಇನ್ನೊಂದೆಡೆ, ಹಸಿರು ಸಹ್ಯಾದ್ರಿ, ನಡುವೆ ಹರಿವ ನದಿ-ತೊರೆಗಳು ಹಾಗೂ ಹಸಿರು ತೋಟಗಳು. ಬರಗಾಲದ ಈ ಸಮಯದಲ್ಲಂತೂ ಹಸಿರುಮಯ ಕರಾವಳಿಯ ಜೀವನ ಬಲುಚೆನ್ನ ಎಂದೂ ಪ್ರವಾಸಿಗರಿಗೆ ತೋರೀತು. ಆದರೆ, ಇವೆಲ್ಲ ಮೇಲ್ನೋಟದ ಸಂಗತಿಗಳು. ಇಲ್ಲಿನ ಗಿಡಮರಗಳೆಲ್ಲ ಸದಾ ಹಸಿರಾಗಿರುವುದು ನಿತ್ಯಹರಿದ್ವರ್ಣ ಪ್ರಭೇದಗಳಿಂದಾಗಿ ಹಾಗೂ ವಾತಾವರಣದ ಅತೀವ ತೇವಾಂಶದಿಂದಾಗಿ.

ನದಿ, ಅಳಿವೆಗಳಲ್ಲಿ ಜಲರಾಶಿಯಿದ್ದರೂ ಅದು ಸಮುದ್ರದಿಂದ ಭೂಪ್ರದೇಶಕ್ಕೆ ಒಳನುಗ್ಗುತ್ತಿರುವ ಉಪ್ಪುನೀರು! ಕರಾವಳಿಯ ಈ ವಿಶಿಷ್ಟ ಪರಿಸರ ಹಾಗೂ ಜನಜೀವನದ ವಾಸ್ತವ ಅರ್ಥವಾಗಲು ಹೆದ್ದಾರಿ ಬಿಟ್ಟು ಒಳಸಾಗಬೇಕು. ಕಾಡು, ತೋಟ, ಅಳಿವೆ, ಕಡಲಂಚಿನ ನೈಜಸ್ಥಿತಿಯನ್ನು ಪರೀಕ್ಷಿಸಬೇಕು.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಈ ಜಿಲ್ಲೆಗಳಲ್ಲಿ ವ್ಯಾಪಿಸಿರುವ ಕರಾವಳಿಯನ್ನು ಪರಶುರಾಮ ಸೃಷ್ಟಿಯೆಂದು ವರ್ಣಿಸಲು ಕಾರಣವಿದೆ. ತನ್ನ ಸಮೃದ್ಧ ನೈಸರ್ಗಿಕ ಪರಿಸರ ಹಾಗೂ ಕೃಷಿ ಪರಂಪರೆಯನ್ನು ಆಧರಿಸಿ ಇಲ್ಲಿನ ಜನಜೀವನವು ಸಾಧಿಸಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಯನ್ನು ಸಾರುವ ರೂಪಕವದು. ಆದರೆ, ಈ ಸೂಕ್ಷ್ಮ ಪರಿಸರದ ನಿರ್ವಹಣೆ ಮೂರು ದಶಕಗಳಿಂದ ಅದೆಷ್ಟು ಹದಗೆಡುತ್ತಿದೆಯೆಂದರೆ, ಜನರ ಕನಿಷ್ಠ ಜೀವನಭದ್ರತೆಗೂ ಭಂಗ ಬರುತ್ತಿದೆ! ಕಾಡು, ನದಿ, ಕೃಷಿ, ಕಡಲತೀರಗಳ ಪ್ರಾತಿನಿಧಿಕ ಉದಾಹರಣೆಗಳನ್ನು ನೋಡಿದರೂ ಇದರ ಅರಿವಾಗುತ್ತದೆ.

ಪಶ್ಚಿಮಘಟ್ಟದ ಕಾಡು, ಅಲ್ಲಿಂದ ಹರಿದುಬರುವ ನದಿ, ತೊರೆಗಳ ಕಣಿವೆಗಳು, ಅವುಗಳಂಚಿನ ಹಾಡಿ, ಬೆಟ್ಟಗಳು ಎಲ್ಲವೂ ವ್ಯಾಪಕ ಅತಿಕ್ರಮಣಕ್ಕೆ ಒಳಗಾಗುತ್ತಿವೆ. ಕೃಷಿ, ಹೈನುಗಾರಿಕೆಯನ್ನು ಪೊರೆಯುತ್ತಿದ್ದ ಗೋಮಾಳ, ಕುಮ್ಕಿ ಭೂಮಿಗಳು ಅಕ್ರಮ ಜಂಬಿಟ್ಟಿಗೆ ಕ್ವಾರಿ, ರಬ್ಬರ್ ನೆಡುತೋಪುಗಳಿಗೆ ಬಲಿಯಾಗುತ್ತಿವೆ. ಜಲಾನಯನ ಪ್ರದೇಶ ನಾಶವಾದಂತೆಲ್ಲ ಝರಿ, ತೊರೆಗಳು ಒಣಗಿ, ನದಿಗಳ ಕೆಳಹರಿವಿನಲ್ಲಿ ನೀರು ಇಲ್ಲದಾಗುತ್ತಿದೆ. ಸಹ್ಯಾದ್ರಿಯಿಂದ ಹರಿದು ಕಡಲು ಸೇರುವ ನದಿಗಳಲ್ಲಿ ಸಿಹಿನೀರು ಕಡಿಮೆಯಾದಾಗ, ನದಿಮುಖಜ ಪ್ರದೇಶಗಳಲ್ಲಿ ಜಲಚರಗಳನ್ನು ಪೊರೆಯುವ ಪೋಷಕಾಂಶಗಳ ಕೊರತೆಯಾಗುವುದು ಸಹಜ. ಹೀಗಾಗಿ, ಈಗ ಸಮುದ್ರದಲ್ಲೂ ಮೀನುಕ್ಷಾಮ ಮೈದೋರುತ್ತಿದೆ. ಒಣಗುತ್ತಿರುವ ಒಳಪ್ರದೇಶದ ಹೊಳೆ, ನದಿಗಳಿಗೂ ಸಮುದ್ರನೀರು ನುಗ್ಗುತ್ತಿದೆ. ಕರಾವಳಿಯ ಸಿಹಿನೀರಿನ ಮೂಲಗಳೆಲ್ಲ ಬರಿದಾಗುತ್ತ, ಉಳಿದವು ಸವುಳಾಗುತ್ತಿವೆ.

ಕಡಲಂಚಿನ ನಿರ್ವಹಣೆಯಾದರೂ ಹೇಗಿದೆ? ಕೇದಗೆ, ಸಿರಿಹೊನ್ನೆ, ಸಮುದ್ರಫಲದಂಥ ಸ್ಥಳೀಯ ಸಸ್ಯಪ್ರಭೇದಗಳ ಸಹಜಕಾಡು ಈವರೆಗೆ ಸಮುದ್ರದಂಚನ್ನು ಕಾಪಾಡುತ್ತಿತ್ತು. ಆದರೆ, ಸಮುದ್ರದಂಡೆ ಒತ್ತುವರಿ, ಬಂದರು ಖಾಸಗೀಕರಣ, ಪ್ರವಾಸೋದ್ಯಮದ ಹೆಸರಿನಲ್ಲಾಗುವ ಅವೈಜ್ಞಾನಿಕ ಭೂಪರಿವರ್ತನೆಗಳಿಗೆ ಈ ಹಸಿರುಗೋಡೆಗಳು ಬಲಿಯಾಗಿ, ಕಡಲಕೊರೆತ ಹೆಚ್ಚುತ್ತಿದೆ. ಮರಳು, ಸಿಲಿಕಾ ಹರಳು, ಚಿಪ್ಪುಸುಣ್ಣ, ಗ್ರಾನೈಟ್‌ನಂತಹವುಗಳ ಅಕ್ರಮ ಗಣಿಗಾರಿಕೆಗಳು ನದಿಗಳ ಸ್ವರೂಪವನ್ನೇ ಧ್ವಂಸಗೊಳಿಸುತ್ತಿವೆ.

ಬಹುವಿಧದ ಪಾರಿಸರಿಕ ಸೇವೆ ನೀಡುವ ಅಳಿವೆಗಳನ್ನೆಲ್ಲ ಗುಡ್ಡದ ಮಣ್ಣು ತುಂಬಿಸಿ ಮಾರಲಾಗುತ್ತಿದೆ. ಈ ಸೂಕ್ಷ್ಮಪರಿಸರವನ್ನೇ ಆಧರಿಸುವ ಬೆಳಚು, ಸೀಗಡಿ, ಏಡಿ, ಸಮುದ್ರಏಡಿಯಂಥ ಜಲಚರಗಳು ಹಾಗೂ ಮೀನಿನ ಸಂಕುಲಗಳು ನಾಶವಾಗುತ್ತಿವೆ. ಇವನ್ನೇ ಆಶ್ರಯಿಸಿದ ಪಾರಂಪರಿಕ ಮೀನುಗಾರರು, ಭತ್ತ, ತರಕಾರಿ, ತೋಟಗಾರಿಕೆ ಕೃಷಿಕರು ಕಾಲಡಿಯ ನೆಲವೇ ಕುಸಿದಂತಾಗಿ ಕಂಗೆಟ್ಟಿದ್ದಾರೆ. ನಗರೀಕರಣದ ವಾಣಿಜ್ಯೋದ್ಯಮ ಹಾಗೂ ಭೂಬಳಕೆ ನೀತಿಯಿರದೆ ಸಾಗಿರುವ ಅಭಿವೃದ್ಧಿ ಕಾಮಗಾರಿಗಳ ಪರಿಣಾಮವಿದು.

ಏಕೆ ಈ ವ್ಯಾಪಕ ವಿನಾಶ? ಮೂರು ದಶಕಗಳ ಇಲ್ಲಿನ ಬೆಳವಣಿಗೆಗಳನ್ನು ವಿಶ್ಲೇಷಿಸಿದರೆ, ಎರಡು ಪ್ರಮುಖ ಕಾರಣಗಳು ತೋರುತ್ತವೆ. ಒಂದು, ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ಪರಿಸರದ ಸಂರಚನೆಯನ್ನೇ ಧ್ವಂಸ ಮಾಡುತ್ತಿರುವ ಅವೈಜ್ಞಾನಿಕ ಕಾಮಗಾರಿಗಳು. ಅರಣ್ಯ, ಪರಿಸರ, ಜೀವವೈವಿಧ್ಯ, ವನ್ಯಜೀವಿಗಳ ಸಂರಕ್ಷಣೆ ಕುರಿತ ಕಾನೂನುಗಳ ಆಶಯಗಳನ್ನೆಲ್ಲ ಗಾಳಿಗೆ ತೂರಲಾಗುತ್ತಿದೆ. ಪ್ರತಿವರ್ಷವೂ ಕಲ್ಲುಬಂಡೆಗಳನ್ನು ಸುರಿಯುತ್ತಿದ್ದರೂ ಕೊಚ್ಚಿಹೋಗುತ್ತಿರುವ ಸಮುದ್ರದಂಚು, ಗುಡ್ಡಗಳನ್ನು ಲಂಬಕೋನದಲ್ಲಿ ಕತ್ತರಿಸುವ ನವ ಹೆದ್ದಾರಿಗಳು, ಕಾಂಡ್ಲಾಕಾಡು ಕಡಿದು ಮೇಲೇಳುವ ವಾಣಿಜ್ಯ ಕಟ್ಟಡಗಳು, ನದಿ-ಕಣಿವೆಗಳನ್ನು ಛಿದ್ರವಾಗಿಸುವ ಎತ್ತಿನಹೊಳೆ ತರಹದ ಯೋಜನೆಗಳ ಬೃಹತ್ ಕೊಳವೆಮಾರ್ಗಗಳು! ಎಲ್ಲೆಲ್ಲೂ ಈ ಬಗೆಯ ಅವಿವೇಕವೇ.

ಕರಾವಳಿ ದುರವಸ್ಥೆಗೆ ಇನ್ನೊಂದು ಕಾರಣವೆಂದರೆ, ಆಡಳಿತದಲ್ಲಿ ಜನಸಹಭಾಗಿತ್ವ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಪರಸ್ಪರ ಸಮನ್ವಯವೇ ಇರದಿರುವುದು. ಪಂಚಾಯಿತಿ ಮತ್ತು ನಗರಾಡಳಿತ ಸಂಸ್ಥೆಗಳು ತಮ್ಮ ಸ್ವಾಯತ್ತತೆ ಹಾಗೂ ಧ್ವನಿಯನ್ನು ಕಳೆದುಕೊಂಡು, ಸರ್ಕಾರಿ ಆದೇಶಗಳನ್ನು ಕುರುಡಾಗಿ ಪಾಲಿಸುವ ಶಾಖಾ ಕಚೇರಿಗಳಾಗುತ್ತಿವೆ. ಅಧಿಕಾರ ವಿಕೇಂದ್ರೀಕರಣದ ವಿಡಂಬನೆಯಲ್ಲವೇ ಇದು? ತಳಮಟ್ಟದ ಸಮುದಾಯ ಸಂಘಟನೆಗಳ ಅಭಿಪ್ರಾಯ ಆಲಿಸುವ ಸೂಕ್ಷ್ಮತೆಯಂತೂ ಅಧಿಕಾರಶಾಹಿಯಲ್ಲಿ ಯಾವತ್ತೋ ಮಾಯವಾಗಿದೆ. ಸರ್ಕಾರಿ ಯೋಜನೆಯೊಂದು ತಮ್ಮೂರಿಗೆ ಏಕೆ ಬರುತ್ತಿದೆ ಮತ್ತು ಹೇಗೆ ಅನುಷ್ಠಾನಗೊಳ್ಳುತ್ತಿದೆ ಎಂದು ಅರಿಯಲು, ಈ ಮಾಹಿತಿ ಯುಗದಲ್ಲೂ ಸ್ಥಳೀಯರಿಗೆ ಕಷ್ಟವಾಗುತ್ತಿದೆ!



ಹೀಗೆ ಜನರ ಪಾಲ್ಗೊಳ್ಳುವಿಕೆಯಿರದೆ ವಿಫಲವಾದ ಅಭಿವೃದ್ಧಿ ಮಾದರಿಗಳನ್ನು ಕರಾವಳಿಯ ಎಲ್ಲೆಡೆಯೂ ಕಾಣಬಹುದು. ಗುಡ್ಡಗಳನ್ನು ಛಿದ್ರವಾಗಿಸುವ ಅವೈಜ್ಞಾನಿಕ ರಸ್ತೆ, ಸೇತುವೆಗಳು, ಅಗತ್ಯವಿರದೆಡೆಯೂ ನಿರ್ಮಿಸುತ್ತಿರುವ ಖಾಸಗಿ ಬಂದರುಗಳು, ಕೆಲಸ ಮಾಡದ ತ್ಯಾಜ್ಯ ಸಾಗಣೆ ಹಾಗೂ ನಿರ್ವಹಣಾ ಘಟಕಗಳು, ಮಲಿನಗೊಂಡ ಬಾವಿ, ಹೊಳೆ, ಕೆರೆಗಳು, ಉಪಯೋಗಿಸಲು ಸಾಧ್ಯವಿರದ ಸಮುದಾಯ ಭವನದಂಥ ಸರ್ಕಾರಿ ಕಟ್ಟಡಗಳು, ನೀರೇ ನಿಲ್ಲದ ಕಿಂಡಿ ಅಣೆಕಟ್ಟು ಕಾಮಗಾರಿಗಳು! ಸರ್ಕಾರಿ ಅನುದಾನವೆಲ್ಲ ಹೀಗೆ ವ್ಯರ್ಥವಾಗುವ ಅಥವಾ ಅನರ್ಹರ ಕೈಸೇರುವುದನ್ನು ಮೌನವಾಗಿ ನೋಡುವ ಅನಿವಾರ್ಯವೊಂದೇ ಜನಸಾಮಾನ್ಯರದ್ದು.


ಅಭಿವೃದ್ಧಿ ವಿಧಾನಗಳಲ್ಲಿ ಸುಸ್ಥಿರತೆ ಸೂತ್ರ ಹಾಗೂ ಪಾರದರ್ಶಕತೆಯಿರದೆ, ಕೃಷಿ, ಕೈಗಾರಿಕೆ, ಉದ್ಯಮ ಎಲ್ಲವುಗಳ ಕ್ಷಮತೆ ಕ್ಷೀಣಿಸುತ್ತಿರುವ ಪರಿಯಿದು. ಜಲಮೂಲ ಬತ್ತಿ, ಅಂತರ್ಜಲ ಕುಸಿದು, ಗದ್ದೆ, ತೋಟಗಳು ಪಾಳುಬೀಳುತ್ತಿವೆ. ಕೃಷಿ, ಹೈನುಗಾರಿಕೆ, ಕರಕುಶಲದ ಪಾರಂಪರಿಕ ಜೀವನೋಪಾಯಗಳೆಲ್ಲ ಕರಗುತ್ತಿವೆ. ವಾರ್ಷಿಕ ಮೂರೂವರೆ ಸಾವಿರ ಮಿಲಿಮೀಟರ್‌ಗೂ ಮಿಕ್ಕಿ ಮಳೆ ಬೀಳುವ ಸಮೃದ್ಧ ಕರಾವಳಿಯ ಬಹುಪಾಲು ಪಟ್ಟಣ, ಹಳ್ಳಿಗಳು ಇಂದು ಕನಿಷ್ಠ ಪ್ರಮಾಣದ ಕುಡಿಯುವ ನೀರಿಗೂ ಒದ್ದಾಡುತ್ತಿವೆ!

ಆಡಳಿತ ವೈಫಲ್ಯ ತೋರುವ ಒಂದು ತಾಜಾ ಉದಾಹರಣೆ ಇಲ್ಲಿದೆ. ಉತ್ತರ ಕನ್ನಡದ ಕುಮಟಾ ತಾಲ್ಲೂಕಿನ ಹದಿನಾಲ್ಕು ಪಂಚಾಯಿತಿಗಳ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲೆಂದು, ಸ್ಥಳೀಯರ ಗಮನಕ್ಕೆ ತರದೆಯೇ 'ಜಲಜೀವನ ಮಿಷನ್' ಅಡಿಯಲ್ಲಿ ಯೋಜನೆಯೊಂದು ಇದೀಗ ಜಾರಿಯಾಗುತ್ತಿದೆ. ಕುಮಟಾ ಪಟ್ಟಣದಿಂದ ಪಶ್ಚಿಮಘಟ್ಟದ ತಪ್ಪಲಿನ ಅಘನಾಶಿನಿ ನದಿತಟದ ದೀವಳ್ಳಿವರೆಗೆ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕೊಳವೆಮಾರ್ಗ ಕಾಮಗಾರಿ ಆರಂಭಿಸಿಯೂ ಆಗಿದೆ. ಆದರೆ, ಕುಮಟಾ ಪಟ್ಟಣ ಹಾಗೂ ನದಿಯ ಇಕ್ಕೆಲಗಳ ಹಳ್ಳಿಗಳಿಗೆ ಕುಡಿಯುವ ನೀರು ಹಾಗೂ ಕೃಷಿ ಬಳಕೆಯ ನೀರನ್ನು ಈಗಾಗಲೇ ಒದಗಿಸುತ್ತಿರುವ ಅಘನಾಶಿನಿ ನದಿಯಲ್ಲಿ, ಈ ಹೊಸ ಯೋಜನೆಗೆ ಒದಗಿಸಲು ಹೆಚ್ಚುವರಿ ನೀರಿಲ್ಲ ಎಂಬ ಸತ್ಯ ಈಗ ಅರಿವಾಗುತ್ತಿದೆ!

ತಾನು ಬಳಸುವ ನೀರಿಗಾಗಿ ಸುಸ್ಥಿರ ಜಲಮೂಲಗಳನ್ನು ಗುರುತಿಸುವ ಹಾಗೂ ಅವನ್ನು ಕಾಪಾಡಿಕೊಳ್ಳುವ ಕನಿಷ್ಠ ಹೊಣೆಗಾರಿಕೆಯನ್ನೂ ಒಳಗೊಳ್ಳದ 'ಜಲಜೀವನ ಮಿಷನ್' ಹಾಗೂ 'ಮನೆಮನೆಗೆ ಗಂಗೆ' ಯೋಜನೆಯು ಹುಟ್ಟುಹಾಕಿದ ಅನರ್ಥವಿದು.

ಸಿಹಿನೀರಿನ ಲಭ್ಯತೆಯೂ ಸೇರಿದಂತೆ ಸಮೃದ್ಧ ನಿಸರ್ಗದ ಪ್ರದೇಶವಾಗಿತ್ತು ಕರುನಾಡ ಕರಾವಳಿ. ಅವೈಜ್ಞಾನಿಕ ಕಾಮಗಾರಿ ಹಾಗೂ ಪಾರದರ್ಶಕವಲ್ಲದ ಆಡಳಿತನೀತಿಯಿಂದಾಗಿ ಇದೀಗ ಬರಡಾಗುತ್ತಿದೆ. ಇದಕ್ಕೆ ಯಾರು ಹೊಣೆ?

ಚುರುಮುರಿ



ಸೆಲೆಬ್ರಿಟಿ ಚಾನೆಲ್!

• ಗುರು ಪಿ.ಎಸ್.

'ಏನ್ ಮುದ್ದಣ್ಣ, ಆಗಿನಿಂದ ಫೋನ್‌ನಲ್ಲಿ ಏನ್ ನೋಡ್ತಿದೀಯ' ಕೇಳಿದ ವಿಜಿ.

'ನಮ್ಮ ನಾಯಕರ ಚಾನೆಲ್ ನೋಡ್ತಿದೀನಿ ಸರ್?'

'ಯಾವ ಚಾನೆಲ್‌ನಲ್ಲಿ ಬರ್ತಿದೆ?

'ವಾಟ್ಸ್‌ಆ್ಯಪ್ ಚಾನೆಲ್ ಸರ್'

'ವಾಟ್ಸ್‌ಆ್ಯಪ್ ಚಾನೆಲ್ಲಾ?!'

'ಹೌದು ಸರ್, ಹೆಚ್ಚಾಗಿ ಸೆಲೆಬ್ರಿಟಿಗಳಿಗಂತಲೇ ಮಾಡಿರೋ ಚಾನೆಲ್ ಇದು. ನಮ್ಮ ನಾಯಕರ ಸಂದೇಶ, ಸಂದರ್ಶನ, ಅವರ ನಗೆ, ಹಗೆ, ನೋವು, ನಲಿವು ಎಲ್ಲ ಇದರಲ್ಲೇ ಬರುತ್ತೆ?'

'ನಾವೂ ಮಾತಾಡಬಹುದಾ?'

'ಇಲ್ಲ ಸರ್, ಅದು ಒನ್‌ವೇ... ಅವರು ಹೇಳಿದ್ದನ್ನ ಆಲಿಸಬೇಕು, ಆನಂದಿಸಬೇಕು ಅಷ್ಟೇ'.

'ಇಷ್ಟು ದಿನದಿಂದ ಅದನ್ನೇ ಮಾಡ್ಕೊಂಡು ಬರ್ತಿದೀರಲ್ವ, ಅದರಲ್ಲಿ ಹೊಸದೇನಿದೆ?'

'ಈಗೀಗ ಅವರು ತುಂಬಾ ಪವರ್‌ಫುಲ್ ಸರ್. ವಾರದಲ್ಲೇ ಕೋಟಿ ಜನ ಫಾಲೋವರ್ಸ್ ಆಗಿದ್ದಾರೆ. ಅವರ ಈ ಚಾನೆಲ್ ನೋಡಿದ್ಮೇಲೇನೆ ಅವರೆಷ್ಟು ಪ್ರಭಾವಶಾಲಿ ಅಂತ ಗೊತ್ತಾಗಿದ್ದು?'

'ಹೌದಾ... ಹೇಗೆ?'

'ಅವರು ಬಲಗೈ ಎತ್ತಿದ ವಿಡಿಯೊನ ಚಾನೆಲ್‌ನಲ್ಲಿ ಹಾಕಿದ್ರೆ ಅವತ್ತು ಜೋರು ಮಳೆ ಬರುತ್ತೆ, ಎಡಗೈ ಎತ್ತಿದ ಫೋಟೊ ಹಾಕಿದ್ರೆ ಉರಿಬಿಸಿಲು ಇರುತ್ತೆ'.

'ಮುಖ ತೋರಿಸಿದ್ರೆ?'

'ಅಚ್ಛೇ ದಿನ್ ಅಂತ'.

'ನಾನು ಅವರ ಮುಖವನ್ನೇ ನೋಡಿಲ್ವಲ್ಲ, ನಮಗೆಲ್ಲ ಅಚ್ಛೇ ದಿನ್ ಇಲ್ವಾ?'

'ಯಾರು ಅವರನ್ನ ಆರಾಧಿಸುತ್ತಾರೋ ಅವರಿಗೆ ಮಾತ್ರ ಆ ಸೌಭಾಗ್ಯ?'

'ನಿಮಗೆ ಮತ್ತೆ ಏನೇನ್ ಸೌಭಾಗ್ಯ ಸಿಗುತ್ತೆ?'

'ಅವರು ವೋಟ್ ಸಿಂಬಲ್ ಫೋಟೊ ಗ್ರೂಪ್‌ನಲ್ಲಿ ಹಾಕಿದ್ರೆ, ಯಾರ್‍ಯಾರು ಎಲೆಕ್ಷನ್ ಟಿಕೆಟ್ ಕೇಳಿದ್ರೋ ಅವರಿಗೆ ಟಿಕೆಟ್ ಸಿಗುತ್ತೆ ಅಂತ ಅರ್ಥ. ಬಕೆಟ್ ಫೋಟೊ ಹಾಕಿದ್ರೆ, ಟಿಕೆಟ್ ಬೇಕಾದವ್ರು ಇನ್ನೂ ಸ್ವಲ್ಪ ದುಡ್ಡು ಕೊಡಬೇಕು ಅಂತ ಅರ್ಥ?'

'ಓಹ್, ಹಾಗಾದ್ರೆ ನಿಮ್ ನಾಯಕರು ತುಂಬಾ ಪವರ್‌ಫುಲ್. ಅದ್ ಸರಿ, ನಿಮ್ಮ ಲೀಡರ್ ಕಮ್ ಸೆಲೆಬ್ರಿಟಿ ಹೆಸರೇನು?'

'ವಿಶ್ವನಾಥ್‌ಜೀ!'

ಸಂಗತ

ಲೇಖಕ, ಪುಸ್ತಕ, ಮಾರುವ ಕಾಯಕ

ಲೇಖಕ ತನ್ನ ಪುಸ್ತಕ ಹಿಡಿದು ಬೀದಿಯಲ್ಲಿ ನಿಂತು ಮಾರುವುದನ್ನು ಬರೀ ಪುಸ್ತಕ ಮಾರಾಟದ ದೃಷ್ಟಿಯಿಂದ ನೋಡದೆ ಲೇಖಕನ ದೃಷ್ಟಿಯಿಂದಲೂ ನೋಡಬೇಕು

• ಸದಾಶಿವ್ ಸೊರಟೂರು

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಪ್ರಕರಣ ಇದು. ಮಾರುಕಟ್ಟೆಗೆ ಏನೋ ಕೊಳ್ಳಲು ಬಂದಿದ್ದ ಅಜ್ಜಿಯೊಬ್ಬರು, ಅಲ್ಲೇ ರಸ್ತೆಬದಿಯಲ್ಲಿ ಪುಸ್ತಕಗಳನ್ನು ಇಟ್ಟುಕೊಂಡು ಮಾರುತ್ತಿದ್ದವರ ಬಳಿ ಹೋಗಿ ಕುತೂಹಲದಿಂದ ನೋಡಿದ್ದಾರೆ. ಪುಸ್ತಕ ನೋಡಿ ಪುಳಕಿತರಾಗಿದ್ದಾರೆ. ಆಗ ಆ ಅಜ್ಜಿಗೆ ತನ್ನ ಪುಟ್ಟ ಮೊಮ್ಮಗನ ನೆನಪಾಗಿದೆ. ಪುಸ್ತಕ ಕೊಳ್ಳಲು ಆಸೆ ಆಗಿದೆ. ಆದರೆ ಅವರ ಬಳಿ ತಕ್ಕಷ್ಟು ಹಣವಿಲ್ಲ. ಆಸೆ ತಡೆಯಲಾರದೆ 'ದುಡ್ಡಿಲ್ಲ ಕಣ್ರಪ್ಪಾ, ನನ್ನ ಮಗೀಗೆ ಒಂದು ಪುಸ್ತಕ ಬೇಕಿತ್ತು' ಎನ್ನುತ್ತಾ ಕಣ್ತುಂಬಿಕೊಂಡಿದ್ದಾರೆ. ಪುಸ್ತಕ ಮಾರುವವರು ಖುಷಿಯಿಂದ ಅಜ್ಜಿಗೆ ಉಚಿತವಾಗಿ ಪುಸ್ತಕ ಕೊಟ್ಟು ಕಳುಹಿಸಿದ್ದಾರೆ.


ಅಲ್ಲಿ ಪುಸ್ತಕ ಮಾರಲು ಕೂತಿದ್ದವರು ಕನ್ನಡದ ಯುವ ಬರಹಗಾರರು. ಅವರು 'ಬಾ ಗುರು ಬುಕ್ ತಗೊ' ಎಂಬ ತಂಡ ಕಟ್ಟಿಕೊಂಡು ಬೀದಿ ಬೀದಿಗಳಲ್ಲಿ ನಿಂತು ತಮ್ಮ ಪುಸ್ತಕ ಮಾರುತ್ತಾರೆ. ತಮ್ಮ ಪುಸ್ತಕದ ಬಗ್ಗೆ ತಾವೇ ವಿವರಿಸುತ್ತಾರೆ. ಬರಹಗಾರನೇ ತನ್ನ ಪುಸ್ತಕ ಹಿಡಿದು ಮಾರುವ ಒಂದು ವಿನೂತನ ಯೋಜನೆ ಇದು. ಜಿ.ಪಿ.ರಾಜರತ್ನಂ, ಗಳಗನಾಥರು ಇಂತಹ ಪ್ರಯತ್ನ ಮಾಡಿದ ಚರಿತ್ರೆ ನಮ್ಮ ನೆನಪಿನಲ್ಲಿದೆ.

ಪುಸ್ತಕ ಕೊಳ್ಳುವವರಿಲ್ಲ, ಓದುವವರಿಲ್ಲ ಎನ್ನುವ ಅದದೇ ಗೊಣಗಾಟದ ನಡುವೆ, ಕಡಿಮೆ ದಿನಗಳಲ್ಲಿ ಆಶ್ಚರ್ಯಕರ ಅನ್ನುವಷ್ಟು ಸಂಖ್ಯೆಯಲ್ಲಿ ಪುಸ್ತಕ ಮಾರಿದ ಹೆಗ್ಗಳಿಕೆ ಈ ತಂಡಕ್ಕೆ ಇದೆ. ಕೊಳ್ಳುವವರ ಉತ್ಸಾಹ ತಮ್ಮನ್ನು ಇನ್ನಷ್ಟು ಹುರುಪುಗೊಳಿಸುತ್ತದೆ ಅನ್ನುತ್ತದೆ ತಂಡ. ಕನ್ನಡದಲ್ಲಿ ಒಳ್ಳೆಯ ಪುಸ್ತಕಗಳಿವೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಅಷ್ಟೇ ಒಳ್ಳೆಯ ಓದುಗರಿದ್ದಾರೆ ಎಂಬುದು ಆಗಾಗ ಸಾಬೀತಾಗುತ್ತದೆ. ಓದುಗರ ಕೈಗೆ ಪುಸ್ತಕ ಇಡುವಲ್ಲಿ ನಾವು ಎಲ್ಲೋ ಎಡವುತ್ತಿದ್ದೇವೆ ಎನ್ನುವುದಂತೂ ಸತ್ಯ. ಹೆಚ್ಚಿನ ಪ್ರಕಾಶಕರು ಓದುಗರಿಗೆ ತಲುಪಿಸುವುದಕ್ಕಿಂತ ಗ್ರಂಥಾಲಯದ ಕಡೆ ನೋಡಿದ್ದೇ ಹೆಚ್ಚು. ಅದಕ್ಕೆ ಅವರದೇ ಕಾರಣಗಳಿವೆ.

ಆದರೆ ಬಾ ಗುರು... ಕಾರ್ಯಕ್ರಮ ಎತ್ತಿದ ಒಂದು ಪ್ರಶ್ನೆ ಎಂದರೆ, ಲೇಖಕ ಸ್ವತಃ ತನ್ನ ಪುಸ್ತಕ ಹಿಡಿದು ಮಾರಲು ನಿಲ್ಲುವುದು ಸರಿಯೇ ಎಂಬುದು. ಹಿಂದೆ ರಾಜ ಮಹಾರಾಜರ ಕಾಲದಲ್ಲಿ ಕವಿಗಳದು ಬರೀ ಬರೆಯುವ ಕೆಲಸ. ಅವರ ಎಲ್ಲಾ ದೇಖರೇಖಿಗಳನ್ನು ರಾಜ ನೋಡಿಕೊಳ್ಳುತ್ತಿದ್ದ. ನಂತರದ ಕಾಲದಲ್ಲಿ ಪ್ರಕಾಶನಗಳು ಹುಟ್ಟಿಕೊಂಡವು. ಬರಹಗಾರನಿಗೆ ಗೌರವಧನವನ್ನೊ, ಒಂದಷ್ಟು ಪುಸ್ತಕಗಳನ್ನೊ ಕೊಟ್ಟು ಪುಸ್ತಕ ಪ್ರಕಟಿಸುವ ರೂಢಿ ಬೆಳೆಯಿತು. ಸರ್ಕಾರವೂ ಪುಸ್ತಕ ಪ್ರಕಟಣೆಗೆ ಅಷ್ಟೊ ಇಷ್ಟೊ ಗೌರವಧನ ನೀಡುತ್ತಾ ಬಂದಿದೆ. ಪ್ರಕಾಶಕರ ಗೊಡವೆ ಇಲ್ಲದೆ ಬರಹಗಾರ ತಾನೇ ಬಂಡವಾಳ ಹೂಡಿ ಪುಸ್ತಕ ಹೊರತರುವುದೂ ಇದೆ. ಏನೇ ಆದರೂ ಕನ್ನಡ ಸಾಹಿತ್ಯದಲ್ಲಿ ಬರಹಗಾರ ತನ್ನ ಬರವಣಿಗೆಯಿಂದಲೇ ಬದುಕಿದ ಉದಾಹರಣೆಗಳಿಲ್ಲ. ಆದರೆ ಪ್ರಕಾಶಕ ಬದುಕಿದ ಉದಾಹರಣೆಗಳಿವೆ.

ಈಗ ಲೇಖಕರು ಪುಸ್ತಕ ಹಿಡಿದು ಬೀದಿಯಲ್ಲಿ ನಿಂತಿರುವುದು ಹಣ ಗಳಿಕೆಗೆ ಮಾತ್ರ ಅನ್ನುವುದು ಖಂಡಿತ ಅಲ್ಲ. ಓದುಗನ ಬಳಿಗೆ ಪುಸ್ತಕ ಹೋದರೆ ಅವನು ಕೊಳ್ಳುವ ಮನಸ್ಸು ಮಾಡಬಹುದು, ಓದಬಹುದು ಎಂಬ ಉದ್ದೇಶವೂ ಇರಬಹುದು. ಮನೆ ಬಾಗಿಲಿಗೆ ಬಂದು ಮಿಕ್ಸಿ ಮಾರಿ ಹೋಗುವಂತೆ ಪುಸ್ತಕ ಮಾರುವ ಈ ವಿನೂತನ ಕ್ರಮದಿಂದ ಪುಸ್ತಕ ಮಾರಾಟ ಒಂದು ಹೊಸ ದಿಕ್ಕು ಪಡೆಯಬಹುದು. ಆದರೆ ಇದನ್ನು ಬರೀ ಪುಸ್ತಕ ಮಾರಾಟದ ದೃಷ್ಟಿಯಿಂದ ನೋಡದೆ ಲೇಖಕನ ದೃಷ್ಟಿಯಿಂದಲೂ ನೋಡಬೇಕು. ನೆಚ್ಚಿನ ಲೇಖಕ ಹೆಚ್ಚು ಅಮೂರ್ತನಾದಷ್ಟೂ ಅವನ ಕೃತಿಗಳಲ್ಲಿ ನಮಗೆ ರುಚಿ ಹೆಚ್ಚು. ಅವನು ಜನರ ಮುಂದೆ ಹೆಚ್ಚು ಹೆಚ್ಚು ಬಂದಷ್ಟೂ ಅವನ ವಿಸ್ಮಯದ ಗುಣ, ಸಂವೇದನೆ ಮತ್ತು ಸೂಕ್ಷ್ಮ ಮನೋಭಾವ ಹದಗೆಡುತ್ತವೆ. ಅವನು ಜನರ ಬಳಿ ತನ್ನ ಬರವಣಿಗೆಗೆ ಸರಕು ಹುಡುಕಲು ಹೋಗಬೇಕಾದದ್ದು ಲೇಖಕನಾಗಿ ಅಲ್ಲ, ಸಾಮಾನ್ಯ ವ್ಯಕ್ತಿಯಾಗಿ. ಹಿಂದೆ ರಾಜರು ಮಾರುವೇಷದಲ್ಲಿ ನಾಡು ತಿರುಗುತ್ತಿದ್ದರಲ್ಲ ಹಾಗೆ.

ಲೇಖಕ ಅಜ್ಞಾತನಾಗಿದ್ದಾಗಲೇ ನಿಜವಾದ ಅರ್ಥದಲ್ಲಿ ಓದುಗನಿಗೆ ಹತ್ತಿರವಾಗುತ್ತಾನೆ. ತನ್ನ ಕಥೆಗಳು, ಕವಿತೆಗಳ ಮೂಲಕ ಓದುಗನೊಳಗೆ ಬೆಳೆಯುತ್ತಾ ಹೋಗುತ್ತಾನೆ. ಅಲ್ಲದೆ ಪುಸ್ತಕ ಮಾರಲು ಹೊರಡುವ ಲೇಖಕ ತನ್ನ ಓದು, ಬರವಣಿಗೆ ಸಮಯದ ಒಂದು ಭಾಗವನ್ನು ಅದರ ಕಡೆ ಖರ್ಚು ಮಾಡಬೇಕಾಗುತ್ತದೆ. ಸಹಜವಾಗಿಯೇ ಬರವಣಿಗೆಯ ಗಟ್ಟಿತನ ಕಡಿಮೆ ಆಗುವ ಅಪಾಯ ಎದುರಾಗಬಹುದು.



ಕೆಲವೊಮ್ಮೆ ಕಳಪೆ ಪುಸ್ತಕಗಳೂ ಕೆಲವರ ಮರ್ಜಿಯಿಂದ, ವಿನಾಕಾರಣ ಹೊಗಳಿಕೆಯಿಂದ ರಾರಾಜಿಸುವುದುಂಟು. ನಿಜಕ್ಕೂ ಒಳ್ಳೆಯ ಪುಸ್ತಕಗಳು ಒಮ್ಮೊಮ್ಮೆ ಜನರ ಗಮನಕ್ಕೆ ಬಾರದೆ ಹೋಗುತ್ತವೆ. ಅದಕ್ಕಾಗಿ ಹೀಗೆ ಲೇಖಕನೇ ಜನರ ಬಳಿಗೆ ಹೋಗುವುದು ಸರಿ ಎಂದು ಮಿತ್ರರೊಬ್ಬರು ಹೇಳಿದರು. ಇದು ವ್ಯವಸ್ಥೆಯ ತಪ್ಪು. ಇದಕ್ಕೆ ಮದ್ದು ಅರೆಯಬೇಕಾದದ್ದು ಯಾರು?

ಮೇಲಿನ ತಂಡದ ಕಾರ್ಯಕ್ರಮ ಉತ್ತಮವಾದದ್ದು. ಇದನ್ನು ಲೇಖಕನಿಗಿಂತ ಪ್ರಕಾಶಕರು ಹೆಚ್ಚು ವ್ಯಾಪಕವಾಗಿ ಮಾಡಬೇಕಾಗುತ್ತದೆ. ಆಯಾ ಪ್ರಕಾಶಕರು ಆಗಾಗ್ಗೆ ತಮ್ಮ ಲೇಖಕರನ್ನು ಕರೆಸಿ ಪ್ರಚಾರ ಕೊಡಿಸಬಹುದು. ನಾವು ಮುಂದಿನ ದಿನಗಳಿಗೆ ಬರೀ ಒಳ್ಳೆಯ ಪುಸ್ತಕಗಳನ್ನು ಉಳಿಸಿಹೋದರೆ ಸಾಲದು, ಒಳ್ಳೆಯ ಲೇಖಕರನ್ನೂ ಉಳಿಸಬೇಕಾಗಿದೆ. ಪುಸ್ತಕ ಪ್ರಕಟಣೆ ಮತ್ತು ಮಾರುಕಟ್ಟೆಯ ಸ್ಥಿತಿ ನೋಡಿ ಎಷ್ಟೋ ಲೇಖಕರು ಪ್ರಕಟಿಸುವ ಗೋಜಿಗೇ ಹೋಗದೆ ಸುಮ್ಮನಿದ್ದಾರೆ. ಪ್ರಕಾಶಕರು ಖ್ಯಾತನಾಮರ ಪುಸ್ತಕ ಹೊರತಂದು ತಮ್ಮ ವ್ಯವಹಾರ ಮುಂದುವರಿಸಿದ್ದಾರೆ. ಹೊಸಬರು ಪ್ರಯತ್ನ ಮಾಡಿ ಹಣವನ್ನೂ ಆಸಕ್ತಿಯನ್ನೂ ಕಳೆದುಕೊಳ್ಳತೊಡಗಿದ್ದಾರೆ. ಒಳ್ಳೆಯ ಬರಹಗಾರ ಉಳಿಯಬೇಕು ಮತ್ತು ನಾವು ಉಳಿಸಿಕೊಳ್ಳಬೇಕು.

ವಾಚಕರ ವಾಣಿ

ಹಾಸ್ಟೆಲ್ ಪ್ರವೇಶ: ಏಕರೂಪ ಕಾಯ್ದುಕೊಳ್ಳಬೇಕಿದೆ

2023-24ನೇ ಸಾಲಿನ ವೃತ್ತಿಪರ ಕೋರ್ಸ್‌ಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಪ್ರವೇಶ ಪ್ರಕ್ರಿಯೆಗಳನ್ನು ತಡವಾಗಿ ಪ್ರಾರಂಭಿಸಲಾಗಿದ್ದು, ಮೂರನೇ ಹಾಗೂ ಅಂತಿಮ ಸುತ್ತಿನ ಪ್ರವೇಶ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಈ ಹಂತದಲ್ಲಿಯೇ ಬಹುತೇಕ ವಿದ್ಯಾರ್ಥಿಗಳಿಗೆ ತಮ್ಮ ಆಯ್ಕೆಯ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ. ಕೆಲವು ಖಾಸಗಿ ಕಾಲೇಜುಗಳಲ್ಲಿ ಈಗಾಗಲೇ ತರಗತಿಗಳು ಪ್ರಾರಂಭವಾಗಿವೆ. ಆರ್ಥಿಕ ಮುಗ್ಗಟ್ಟಿನ ಕಾರಣದಿಂದ ಖಾಸಗಿ ಕಾಲೇಜುಗಳ ಹಾಸ್ಟೆಲ್‌ಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಗ್ರಾಮೀಣ ವಿದ್ಯಾರ್ಥಿಗಳು ಸರ್ಕಾರದ ಹಾಸ್ಟೆಲ್ ಅನ್ನೇ ಅವಲಂಬಿಸಿರುತ್ತಾರೆ. ಹೀಗಿರುವಾಗ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇದೇ 30ರವರೆಗೆ ಅವಕಾಶ ನೀಡಿದೆ. ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಕೊನೇ ದಿನಾಂಕವನ್ನು ಆಗಸ್ಟ್ 30ಕ್ಕೇ ನಿಗದಿಪಡಿಸಿದ್ದು, ಇಲಾಖೆಯ ವೆಬ್‌ಸೈಟ್ ಪೋರ್ಟಲ್ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತಿಲ್ಲ. ಇದರಿಂದ ಈಗಾಗಲೇ ಮೊದಲ ಮತ್ತು ಎರಡನೇ ಸುತ್ತಿನಲ್ಲಿ ತಮ್ಮ ಆಯ್ಕೆಯ ಕಾಲೇಜುಗಳಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮತ್ತು ಅಂತಿಮ ಸುತ್ತಿನ ಪ್ರವೇಶಕ್ಕೆ ಕಾಯುತ್ತಿರುವ ಹೊರ ಜಿಲ್ಲೆಯ, ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳ, ಆರ್ಥಿಕವಾಗಿ ದುರ್ಬಲರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಅವರಿಗೆ ಹಾಸ್ಟೆಲ್ ಪ್ರವೇಶ ಮರೀಚಿಕೆಯಾಗಿದೆ.

ಸಮಾಜ ಕಲ್ಯಾಣ ಸಚಿವರು ಇತ್ತ ಗಮನಹರಿಸಿ, ಈ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ದೊರಕಿಸಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಂದಿನ ವರ್ಷದಿಂದ ಎಲ್ಲಾ ವಿಶ್ವವಿದ್ಯಾಲಯಗಳು ಏಕರೂಪದ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಅಳವಡಿಸಿಕೊಳ್ಳಲು ಸೂಕ್ತ ನಿರ್ದೇಶನ ನೀಡಬೇಕು.

ಆರ್.ಕುಮಾರ್, ಬೆಂಗಳೂರು

ತಕರಾರಿಲ್ಲ, ಆದರೆ...

ಶಾಸನಸಭೆಗಳಲ್ಲಿ
ಮಹಿಳಾ ಮೀಸಲಾತಿಗೆ
ನಮ್ಮದೇನೂ ಇಲ್ಲ ತಕರಾರು,
ಆಗದಿರಲಿ ಆ ಮಹಿಳೆ
ಈಗಿನ ಶಾಸಕ, ಸಂಸದರ ಪತ್ನಿ,
ಸಂಬಂಧಿ ಎಂಬುದೇ ನಮ್ಮ ಕರಾರು!

ಮಹಾಂತೇಶ ಮಾಗನೂರ
ಬೆಂಗಳೂರು

'ಕಾವೇರಿ'ದ ಸ್ಥಿತಿ: ಬೇಕು ವಿಶಾಲ ದೃಷ್ಟಿಕೋನ

ಕರ್ನಾಟಕ– ತಮಿಳುನಾಡಿನಲ್ಲಿ ನೀರಿನ ಕಾರಣದಿಂದ ಪರಿಸ್ಥಿತಿ 'ಕಾವೇರಿ'ದೆ. ಸುಪ್ರೀಂ ಕೋರ್ಟ್ ಈ ವಿವಾದವನ್ನು ಹೇಗೆ ನೋಡುತ್ತದೋ ಎನ್ನುವುದು ಒಂದು ಭಾಗ. ಆದರೆ ನಾಗರಿಕರಾಗಿ ನಾವು ಇದನ್ನು ವಿಶಾಲ ದೃಷ್ಟಿಕೋನದಿಂದ ನೋಡುವ ಅಗತ್ಯವಿದೆ. ತಮಿಳುನಾಡಿನ ಸಾಂಬಾ ಭತ್ತದ ಬೆಳೆಗೆ ನೀರಿನ ಕೊರತೆಯಾಗಬಹುದು ಎಂದು ಕಾವೇರಿ ಮುಖಜ ಭೂಮಿಯ ರೈತರು ಆತಂಕಗೊಂಡಿದ್ದಾರೆ. ಇತ್ತ ಕರ್ನಾಟಕದಲ್ಲಿ ನೀರಿನ ಲಭ್ಯತೆ ಇಲ್ಲ. ಹೀಗಾಗಿ ನೀರು ಬಿಡುವುದಕ್ಕೆ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಕಬ್ಬಿನ ಬೆಳೆಗೆ ಆಗಿರುವ ಹಾನಿಗೆ ಪರಿಹಾರ ನೀಡಬೇಕೆಂಬ ಬೇಡಿಕೆಯೂ ಇದೆ. ಅಕ್ಕಿಯ ಲಭ್ಯತೆ, ರಫ್ತು ನಿರ್ಬಂಧದ ಬಗೆಗಿನ ವಿವಾದವನ್ನು ನಾವು ಮರೆಯಬಾರದು.

ಹಾಗೆಯೇ ಸಕ್ಕರೆ ವಿಚಾರದಲ್ಲಿ ವಿಶ್ವ ವಾಣಿಜ್ಯ ಸಂಘಟನೆಯಲ್ಲಿ ಭಾರತವು ಬ್ರೆಜಿಲ್‌ನಂತಹ ದೇಶಗಳ ಜತೆ ಇರುವ ವ್ಯಾಜ್ಯ (ಸಬ್ಸಿಡಿ ಶೇ 10 ಮೀರಿರುವ ಬಗ್ಗೆ) ಅಪಲೇಟ್ ಹಂತದಲ್ಲಿ ಇರುವುದನ್ನೂ ಗಮನಿಸಬೇಕು. ಕರ್ನಾಟಕದಲ್ಲಿ ಕಬ್ಬಿನ ಕ್ಷೇತ್ರ ಕಡಿಮೆಯಾಗಿದೆ. ತಮಿಳುನಾಡಿನಲ್ಲಿ ಭತ್ತದ ಕ್ಷೇತ್ರ ನಿಯಂತ್ರಿಸುವ ಬಗೆಗೆ ಅಲ್ಲಿನ ಸರ್ಕಾರ ಕ್ರಮ ಕೈಗೊಂಡಂತಿಲ್ಲ. ಸಕ್ಕರೆ ಉತ್ಪಾದನೆ ಈ ವರ್ಷ ಹೆಚ್ಚಾಗಿದೆ. ಈ ಪೈಕಿ ದೇಶಿ ಬಳಕೆ ಮತ್ತು ಕಾಪು ದಾಸ್ತಾನಿಗೆ ಎಷ್ಟು ಬೇಕು, ಎಷ್ಟನ್ನು ರಫ್ತು ಮಾಡಲು ಸಾಧ್ಯ ಎಂಬ ಅಂಶಗಳು ಮುಖ್ಯ. ಎಥೆನಾಲ್ ಬ್ಲೆಂಡ್ ಶೇ 20ರಷ್ಟು ಮಾಡಿದರೂ ಸಮಸ್ಯೆ ಉಳಿಯುತ್ತದೆ. ಇನ್ನು ಅಕ್ಕಿಯನ್ನು ಸಾರ್ವಜನಿಕ ವಿತರಣೆ ಅಲ್ಲದೆ ಗ್ಯಾರಂಟಿ ಯೋಜನೆಯಂತಹವುಗಳಿಗೆ ಬೇಕೆಂದರೆ ಉತ್ಪಾದನೆಯನ್ನು ಹೆಚ್ಚಿಸುತ್ತಲೇ ಇರಬೇಕಾಗುತ್ತದೆ. ಭತ್ತವನ್ನು ಹೆಚ್ಚು ಬೆಳೆಯಲು ಬೇಕಾದ ನೀರು ಹೆಚ್ಚು ಲಭ್ಯವಾಗಲು ಮಾರ್ಗಗಳಿಲ್ಲ. ಬೆಂಗಳೂರು ಮತ್ತಿತರ ನಗರಗಳ ಕುಡಿಯುವ ನೀರಿನ ಬೇಡಿಕೆ ಹೆಚ್ಚುತ್ತಲೇ ಹೋಗುವಂತಹುದು. ಭಾರತ- ಬ್ರೆಜಿಲ್ ದ್ವಿಪಕ್ಷೀಯವಾಗಿ ವಿವಾದ ಪರಿಹರಿಸಿಕೊಳ್ಳಲು ಪ್ರಯತ್ನ ನಡೆಸಿವೆ. ಅಮೆರಿಕವೂ ಏಳು ವಿವಾದಗಳ ವಿಷಯದಲ್ಲಿ ಕೊಟ್ಟು- ತೆಗೆದುಕೊಳ್ಳುವ ಮಾರ್ಗ ಆರಿಸಿಕೊಂಡಿದೆ. ಎರಡು ನೆರೆ ರಾಜ್ಯಗಳ ಸರ್ಕಾರಗಳು, ರಾಜಕಾರಣಿಗಳು ಇದರಿಂದ ಪಾಠ ಕಲಿಯುವರೇ?


ಎಚ್.ಎಸ್.ಮಂಜುನಾಥ, ಗೌರಿಬಿದನೂರು

ವರ್ಣವ್ಯವಸ್ಥೆಯ ಪಿಡುಗು ಆತಂಕಕಾರಿ

ಸನಾತನ ಧರ್ಮದ ಸಕಾರಾತ್ಮಕ ಔನ್ನತ್ಯ ಕುರಿತಂತೆ ಆರ್.ಲಕ್ಷ್ಮೀನಾರಾಯಣ ಅವರು (ಸಂಗತ, ಸೆ. 20) ಸೇರಿದಂತೆ ಅನೇಕರು ತಮ್ಮ ಪ್ರತಿಪಾದನೆಗಳನ್ನು ಪ್ರಸ್ತುತಪಡಿಸಿರುವುದು ಸ್ವಾಗತಾರ್ಹ. 'ಪ್ರಜಾವಾಣಿ'ಯಲ್ಲಿ ನಾನು ಬರೆದಿದ್ದುದು (ಸೆ. 16) 'ವರ್ಜ್ಯವಾದ' ಸನಾತನ ಧರ್ಮವನ್ನು ಕುರಿತಾದದ್ದು. ತಥಾಕಥಿತ ಸನಾತನ ಧರ್ಮದ ಕೆಲವು ವಕ್ತಾರರು ಹಿಂದೆಲ್ಲಾ ನಾವು ಬಳಸಿರದಿದ್ದ ಹಿಂಸಾತ್ಮಕ ಭಾಷೆಯನ್ನು ವ್ಯಾಪಕವಾಗಿ ಹರಿಯಬಿಡುತ್ತಿದ್ದಾರೆ. ಅದು ನಮ್ಮ ನೂತನ 'ಸಂತಾನ ಧರ್ಮ' ಬೈಗುಳ ಸೃಷ್ಟಿ. ಅಂತೆಯೇ ದಿನನಿತ್ಯದ ವರದಿಗಳಲ್ಲಿ ವರ್ಣವ್ಯವಸ್ಥೆಯ ಪಿಡುಗು ಗಾಢವಾಗಿ ವ್ಯಕ್ತವಾಗುತ್ತಿದೆ. ಅದು ತೀರಾ ಆತಂಕಕರ. ನಾವು ಏನು ಹೇಳುತ್ತೇವೆ ಎಂಬುದಕ್ಕಿಂತಲೂ ಏನು ಮಾಡುತ್ತೇವೆ ಎಂಬುದು ಪ್ರಧಾನ ಸಂಗತಿ. ಕೇರಳದ ಮುಜರಾಯಿ ಸಚಿವರು ಸಹ ಜಾತಿ ತಾರತಮ್ಯಕ್ಕೆ ಗುರಿಯಾಗುವ ಸನ್ನಿವೇಶ ನಮ್ಮದು (ಪ್ರ.ವಾ., ಸೆ. 20). ದಲಿತ ಯುವಕನೊಬ್ಬ ತನ್ನ ಮದುವೆಗೆ ಕುದುರೆಯ ಮೇಲೆ ಬಂದು ಥಳಿತಕ್ಕೆ ಒಳಗಾದದ್ದು, ಒಬ್ಬ ದಲಿತ ಯುವತಿ ನದಿಯೊಂದರಲ್ಲಿ ಸ್ನಾನ ಮಾಡಹೋದಾಗ ಪೆಟ್ಟು ತಿಂದದ್ದು, ಇಂತಹ ನೂರಾರು ಪ್ರಸಂಗಗಳು 'ಮಾ ವಿದ್ವಿಷಾವಹೈ' ಎಂಬುದನ್ನು ಅಸಂಗತಗೊಳಿಸುತ್ತಿವೆ. ಅನನ್ಯ ಸಮಾನತೆಯ ನಡವಳಿಕೆಯು ಪೂರ್ತಿಯಾಗಿ ಲುಪ್ತವಾಗಿ ಹೋಗಿದೆಯೆಂದು ಅದರರ್ಥವಲ್ಲ. ಆದರೆ ಹೆಮ್ಮೆಯಿಂದ ಬೀಗಬಹುದಾದ ನಡತೆ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆಯೆಂಬುದು ಗಾಢಸತ್ಯ. ಮೌಲ್ಯಗಳ ಉಪದೇಶಕ್ಕೆ ಕೊರತೆಯಿಲ್ಲ, ಆಚರಣೆಯಲ್ಲಿ ಅವು ನಗಣ್ಯವಾಗಿರುವುದು ವರ್ತಮಾನದಲ್ಲಿ ಮಾತ್ರವೇನಲ್ಲ. ಅದನ್ನು ಪರಿಗಣಿಸದಿರುವುದು ಮಾನ್ಯವಲ್ಲ ಎಂಬುದನ್ನು ಅರಿಯೋಣ.

ಜಿ.ರಾಮಕೃಷ್ಣ, ಬೆಂಗಳೂರು

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor (Responsible for selection of news under the PRB Act): Sudesha Doddapalya. Editorial Office: 75, Mahatma Gandhi Road, Bengaluru- 560 001. E-mail: editorpv@prajavani.co.in.
Phone: 080-45557333, Editorial: 080-45557251, Circ: 080-45557204, Advt: 080-45557163/080-45557164. Also printed at Hubballi-Dharwad, Mangaluru, Kalaburagi, Davanagere, Mysuru and Hosapete.



ಭಾರತ ಸಂವಿಧಾನದ ಮೂಲಸ್ವರೂಪಕ್ಕೆ ಧಕ್ಕೆ?

ನೂತನ ಸಂಸತ್ ಭವನದಲ್ಲಿ ಮೊದಲ ಅಧಿವೇಶನ ಮತ್ತು ಮೊದಲ ಕಲಾಪ ನಡೆಸುವ ಸಂಭ್ರಮದಲ್ಲಿ ಕಾನೂನು ಸಚಿವಾಲಯವು ಎಲ್ಲಾ ಸಂಸದರಿಗೆ ಸಂವಿಧಾನದ ಪ್ರತಿಯನ್ನು ಉಡುಗೊರೆಯಾಗಿ ನೀಡಿತ್ತು. ಹೀಗೆ ನೀಡಲಾದ ಸಂವಿಧಾನದಲ್ಲಿನ ಪ್ರಸ್ತಾವನೆಯಲ್ಲಿ 'ಸಮಾಜವಾದ', 'ಜಾತ್ಯತೀತ' ಮತ್ತು 'ಸಮಗ್ರತೆ' ಎಂಬ ಪದಗಳನ್ನು ಕೈಬಿಡಲಾಗಿದೆ. ಸಂವಿಧಾನದ ಮೂಲ ಪ್ರತಿಯಲ್ಲಿ ಈ ಪದಗಳು ಇರಲಿಲ್ಲ ಎಂಬುದು ಕೇಂದ್ರ ಕಾನೂನು ಸಚಿವಾಲಯವು ನೀಡಿರುವ ಸಮರ್ಥನೆ. ಆದರೆ ಸಂವಿಧಾನ ತಿದ್ದುಪಡಿಯ ಮೂಲಕ ಸೇರಿಸಲಾದ ಅಂಶಗಳನ್ನು ಮನಸೋಇಚ್ಛೆ ಬದಲಿಸುವ ಸರ್ಕಾರದ ನಡೆಯು, ಸಂವಿಧಾನದ ತಿರುಚುವಿಕೆಯೇ ಸರಿ ಎಂಬುದು ವಿರೋಧ ಪಕ್ಷಗಳ ಪ್ರತಿಪಾದನೆ

ಪ್ರಜಾವಾಣಿ ವಾರ್ತೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದ ಪ್ರಸ್ತಾವನೆಯಲ್ಲಿರುವ 'ಸಮಾಜವಾದ', 'ಜಾತ್ಯತೀತ' ಮತ್ತು 'ಸಮಗ್ರತೆ' ಎಂಬ ಪದಗಳನ್ನು ಕೈಬಿಟ್ಟು, ಮುದ್ರಿಸಲಾದ ಪ್ರತಿಗಳನ್ನು ಸಂಸದರಿಗೆ ಉಡುಗೊರೆಯಾಗಿ ನೀಡಿದೆ. 1949ರಲ್ಲಿ ಸಂವಿಧಾನವನ್ನು ಅಂಗೀಕರಿಸಿದಾಗಿನ ಪ್ರತಿಯಲ್ಲಿ ಈ ಪದಗಳು ಇರಲಿಲ್ಲವಾದರೂ, 1976ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಪ್ರಸ್ತಾವನೆಗೆ ಇವುಗಳನ್ನು ಸೇರಿಸಲಾಗಿತ್ತು. ಈಗ ಇವುಗಳನ್ನು ಸಂವಿಧಾನದ ಪ್ರಸ್ತಾವನೆಯಿಂದ ತೆಗೆದುಹಾಕಬೇಕು ಎಂದರೂ ಅದಕ್ಕಾಗಿ ಸಂವಿಧಾನ ತಿದ್ದುಪಡಿಯನ್ನು ಮಾಡಲೇಬೇಕು. ಯಾವುದೇ ತಿದ್ದುಪಡಿ ಮಸೂದೆಯನ್ನು ಮಂಡಿಸದೇ, ಆ ಮಸೂದೆಗೆ ಅನುಮೋದನೆ ಪಡೆಯದೇ ಸರ್ಕಾರವು ಈ ಪದಗಳನ್ನು ತೆಗೆದುಹಾಕಿದೆ. ಇದಕ್ಕಾಗಿಯೇ ಸರ್ಕಾರದ ಕೃತ್ಯವನ್ನು, 'ಸಂವಿಧಾನವನ್ನು ತಿರುಚುವ ಕೆಲಸ' ಎಂದು ವಿರೋಧ ಪಕ್ಷಗಳ ಸಂಸದರು ಆರೋಪಿಸಿದ್ದಾರೆ.

ಸರ್ಕಾರವೂ ತನ್ನ ನಡೆಯನ್ನು ಲೋಕಸಭೆಯಲ್ಲೇ ಸಮರ್ಥಿಸಿಕೊಂಡಿತ್ತು. ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್, 'ಮೂಲ ಪ್ರತಿಯಲ್ಲಿ ಈ ಪದಗಳು ಇರಲಿಲ್ಲ' ಎಂದು ಸಮರ್ಥಿಸಿಕೊಂಡಿದ್ದರು. ಆದರೆ ಸಂವಿಧಾನ ತಿದ್ದುಪಡಿ ಕಾಯ್ದೆಗಳ ಪ್ರಕಾರ, ತಿದ್ದುಪಡಿ ಜಾರಿಯಾದ ನಂತರ ಹಿಂದಿನ ಆವೃತ್ತಿಯ ಸಂವಿಧಾನದ ಪ್ರತಿಗಳನ್ನು ಮುದ್ರಿಸುವುದನ್ನು ನಿಲ್ಲಿಸಬೇಕು. ಆ ಪ್ರತಿಗಳನ್ನು ಯಾರೂ ಮುದ್ರಿಸಲೂಬಾರದು, ಮಾರಾಟ ಮಾಡಲೂಬಾರದು. ಸರ್ಕಾರವು 1976ಕ್ಕೂ ಮೊದಲು ಜಾರಿಯಲ್ಲಿದ್ದ ಸಂವಿಧಾನದಲ್ಲಿನ ಪ್ರಸ್ತಾವನೆಯನ್ನು ಬಳಸಿಕೊಂಡು ಈ ಹೊಸ ಪ್ರತಿಗಳನ್ನು ಮುದ್ರಿಸಿದೆ.

'ಜಾತ್ಯತೀತ' ಎಂಬುದು ಸಂವಿಧಾನದ ಮೂಲ ಸ್ವರೂಪದ ಅವಿಭಾಜ್ಯ ಅಂಗ. ಅದನ್ನು ಯಾವುದೇ ತಿದ್ದುಪಡಿಗಳ ಮೂಲಕವೂ ತೆಗೆದುಹಾಕಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಹಲವು ಬಾರಿ ಹೇಳಿದೆ. ಸಂವಿಧಾನದ ಮೂಲ ರಚನೆ ಸಿದ್ಧಾಂತಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ನಡುವೆ ಈ ಹಿಂದೆ ಜಟಾಪಟಿಗಳೇ ನಡೆದಿವೆ. ಈಚೆಗೆ, ಕೊಲಿಜಿಯಂ ಪದ್ಧತಿಯಲ್ಲಿ ಬದಲಾವಣೆ ತರಬೇಕು ಎಂಬ ಪ್ರಸ್ತಾವದ ಸಂದರ್ಭದಲ್ಲೂ 'ಸಂವಿಧಾನ ಮೂಲ ರಚನೆ ಸಿದ್ಧಾಂತ' ಚರ್ಚೆಗೆ ಬಂದಿತ್ತು. ಆಡಳಿತಾರೂಢ ಬಿಜೆಪಿಯ ಹಲವು ನಾಯಕರು ಸಂವಿಧಾನವನ್ನು ಬದಲಿಸಬೇಕು ಎಂದು ಹಲವು ಬಾರಿ ಸಾರ್ವಜನಿಕವಾಗಿಯೇ ಹೇಳಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು, 'ಸಂವಿಧಾನದ ಮೂಲ ಸ್ವರೂಪಕ್ಕೆ ಧಕ್ಕೆ ತರುವಂತಹ ಇಂತಹ ಕೃತ್ಯವು ಸಂವಿಧಾನದ ಮೇಲಿನ ದಾಳಿಯೇ ಸರಿ' ಎಂದು ಆಪಾದಿಸಿವೆ.

ಈಗಿನ ಅಧಿಕೃತ ಪ್ರಸ್ತಾವನೆ

ಭಾರತದ ಜನಗಳಾದ ನಾವು ಭಾರತವನ್ನು * (**ಸಾರ್ವಭೌಮ ಸಮಾಜವಾದ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ**) ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ:
ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ **ನ್ಯಾಯ**;
ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ **ಸ್ವಾತಂತ್ರ್ಯ**;
ಸ್ಥಾನಮಾನ ಮತ್ತು ಅವಕಾಶಗಳ **ಸಮಾನತೆ** ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು,** (ರಾಷ್ಟ್ರದ ಏಕತೆಯನ್ನು ಹಾಗೂ ಸಮಗ್ರತೆಯನ್ನು) ಸುನಿಶ್ಚಿತಗೊಳಿಸಿ ಅವರಲ್ಲಿ **ಭ್ರಾತೃತ್ವ ಭಾವನೆಯನ್ನು** ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ;
ನಮ್ಮ ಸಂವಿಧಾನ ಸಭೆಯಲ್ಲಿ 1949ನೆಯ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ.

----

* *1976*ರಲ್ಲಿ ಭಾರತ ಸಂವಿಧಾನಕ್ಕೆ ತಂದ *42*ನೆಯ ತಿದ್ದುಪಡಿಯ ಮೂಲಕ ಸೇರಿಸಲಾಗಿದೆ
** *1976*ರಲ್ಲಿ ಭಾರತ ಸಂವಿಧಾನಕ್ಕೆ ತಂದ *42*ನೆಯ ತಿದ್ದುಪಡಿಯ ಮೂಲಕ ಸೇರಿಸಲಾಗಿದೆ

ಸರ್ಕಾರ ನೀಡಿದ ಪ್ರತಿಯಲ್ಲಿನ ಪ್ರಸ್ತಾವನೆ

ಭಾರತದ ಜನಗಳಾದ ನಾವು ಭಾರತವನ್ನು **ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ** ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ:
ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ **ನ್ಯಾಯ**;
ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ **ಸ್ವಾತಂತ್ರ್ಯ**;
ಸ್ಥಾನಮಾನ ಮತ್ತು ಅವಕಾಶಗಳ **ಸಮಾನತೆ** ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು, ರಾಷ್ಟ್ರದ ಏಕತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ **ಭ್ರಾತೃತ್ವ ಭಾವನೆಯನ್ನು** ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ;
ನಮ್ಮ ಸಂವಿಧಾನ ಸಭೆಯಲ್ಲಿ 1949ನೆಯ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ.

'ಜಾತ್ಯತೀತವೆಂಬುದು ಸಂವಿಧಾನದ ಮೂಲ ಸ್ವರೂಪದಲ್ಲೇ ಇದೆ...'



ಜಾತ್ಯತೀತ ಎಂಬುದು ಸಂವಿಧಾನದ ಮೂಲ ಸ್ವರೂಪದ ಭಾಗ ಎಂದು ನಾವು ಒಪ್ಪಿಕೊಂಡಿದ್ದೇವೆ. 1948ರ ಡಿಸೆಂಬರ್ 6ರಂದು ಸಂವಿಧಾನ ರಚನಾ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆದಿತ್ತು. 19ನೇ ವಿಧಿಯಲ್ಲಿ ಇದ್ದ 'ಜಾತ್ಯತೀತ ಚಟುವಟಿಕೆ' ಎಂಬ ಪದಗಳ ಬಗ್ಗೆ ಮದ್ರಾಸ್, ಬಂಗಾಳ ಪ್ರಾಂತ್ಯದ ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದರು. ಅದಕ್ಕೆ ತಿದ್ದುಪಡಿಯನ್ನು ಸೂಚಿಸಿದ್ದರು. ಆ ಪ್ರಸ್ತಾವಗಳನ್ನು ಅಂದು ಚರ್ಚೆಗೆ ಎತ್ತಿಕೊಳ್ಳಲಾಗಿತ್ತು.

'ನಾವು ಜಾತ್ಯತೀತ ಒಕ್ಕೂಟ ಎಂಬುದನ್ನು ಸಂವಿಧಾನದ ಅಡಿಯಲ್ಲಿ ಒಪ್ಪಿಕೊಂಡಿದ್ದೇವೆ ಎಂದು ಸೇರಿಸಿದ್ದೇವೆ. ಜಾತ್ಯತೀತ ಎಂಬುದು ಸರ್ಕಾರವು ಯಾವುದೋ ಒಂದು ಧರ್ಮದ ಪರವಾಗಿ ಇರಬಾರದು ಮತ್ತು ಸರ್ಕಾರವು ಯಾವುದೋ ಒಂದು ಧರ್ಮವನ್ನು ಎಲ್ಲರ ಮೇಲೆ ಹೇರಬಾರದು. ಹಾಗೆಂದು ಅದರ ಅರ್ಥ ದೇಶದಲ್ಲಿ ಧರ್ಮವೇ ಇರಬಾರದು ಎಂದಲ್ಲ. ಬದಲಿಗೆ ಧರ್ಮದ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದರ್ಥ' ಎಂದು ಎಚ್.ವಿ.ಕಾಮತ್ ಅವರು ಪ್ರತಿಪಾದಿಸಿದ್ದರು. ಹೀಗಾಗಿ ಜಾತ್ಯತೀತ ಎಂಬ ಪದವನ್ನು ತೆಗೆದುಹಾಕಬೇಕು ಮತ್ತು ಅದರ ಜತೆಯಲ್ಲಿ ಬೇರೆ ಪರಿಕಲ್ಪನೆಗಳನ್ನು ಸೇರಿಸಬೇಕು ಎಂಬ ಪ್ರಸ್ತಾವಗಳನ್ನು ಪರಿಗಣಿಸಬೇಕಿಲ್ಲ ಎಂದು ಪ್ರತಿಪಾದಿಸಿದ್ದರು. ಅಂಬೇಡ್ಕರ್ ಸಹ ಈ ವಾದವನ್ನು ಪುರಸ್ಕರಿಸಿದ್ದರು. ಹೀಗಾಗಿ ಸಂವಿಧಾನ ರಚನಾ ಸಭೆಯಲ್ಲಿ 'ಜಾತ್ಯತೀತ ಚಟುವಟಿಕೆ' ಎಂಬ ಪದಗುಚ್ಛವನ್ನು ತೆಗೆದುಹಾಕುವ ಮತ್ತು ಮಾರ್ಪಡಿಸುವ ಸಂಬಂಧ ಸೂಚಿಸಲಾಗಿದ್ದ ಎಲ್ಲಾ ತಿದ್ದುಪಡಿಗಳು ವಜಾ ಆಗಿದ್ದವು.

ಸಂವಿಧಾನದ ಮೂಲ ಸ್ವರೂಪದ ಸಿದ್ಧಾಂತ ಎಂಬ ಪರಿಕಲ್ಪನೆ ಭಾರತದ ಸಂವಿಧಾನದಲ್ಲಿ ಇಲ್ಲ. ಇಂತಹ ಪರಿಕಲ್ಪನೆ ಮೊದಲ ಬಾರಿಗೆ ಬಳಕೆಗೆ ಬಂದದ್ದು ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರದ ಪ್ರಕರಣದಲ್ಲಿ. ಈ ಪ್ರಕರಣದ ವಿಚಾರಣೆ ನಡೆಸಿದ್ದ 13 ಸದಸ್ಯರ ಸಂವಿಧಾನ ಪೀಠವು, 'ಜಾತ್ಯತೀತ ಎಂಬುದು ನಮ್ಮ ಸಂವಿಧಾನದ ಮೂಲ ಸ್ವರೂಪದಲ್ಲೇ ಇದೆ. ಧರ್ಮದ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು' ಎಂದು ಹೇಳಿತ್ತು. ಅದಕ್ಕಿಂತಲೂ ಮುಖ್ಯವಾದ ವಿಚಾರವೆಂದರೆ, 'ಸಂವಿಧಾನದ ಮೂಲ ಸ್ವರೂಪವನ್ನು ಸಂಸತ್ತು ಯಾವುದೇ ತಿದ್ದುಪಡಿಗಳ ಮೂಲಕ ಬದಲಿಸಲು ಸಾಧ್ಯವಿಲ್ಲ' ಎಂದು ಹೇಳಿತ್ತು. ಈ ತೀರ್ಪನ್ನೇ 'ಸಂವಿಧಾನದ ಮೂಲ ಸ್ವರೂಪ ಸಿದ್ಧಾಂತ' ಎಂದು ಕರೆಯಲಾಗಿದೆ.

ಕಾಲಾನಂತರದಲ್ಲಿ ಈ ಸಿದ್ಧಾಂತವು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಮೂಲಭೂತ ಹಕ್ಕುಗಳು, ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯಚಟುವಟಿಕೆಗಳನ್ನು ಪರಿಶೀಲನೆಗೆ ಒಳಪಡಿಸುವ ನ್ಯಾಯಾಂಗದ ಅಧಿಕಾರ ಇವೆಲ್ಲವೂ ಸಂವಿಧಾನದ ಮೂಲ ಸ್ವರೂಪದ ಭಾಗಗಳು ಎಂದು ಸುಪ್ರೀಂ ಕೋರ್ಟ್ ಪದೇ–ಪದೇ ಅರ್ಥೈಸಿದೆ. 1975ರಲ್ಲಿ ಇಂದಿರಾ ಗಾಂಧಿ ವರ್ಸಸ್ ರಾಜ್ ನಾರಾಯಣ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇದನ್ನೇ ಪ್ರತಿಪಾದಿಸಿತ್ತು.

ಸಂವಿಧಾನದ 19ನೇ ವಿಧಿಯಲ್ಲಿ 'ಜಾತ್ಯತೀತ ಚಟುವಟಿಕೆ' ಎಂಬ ಪದಗಳಿದ್ದರೂ, ಸಂವಿಧಾನದ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಎಂಬ ಪದ ಇರಲಿಲ್ಲ. 1976ರಲ್ಲಿ ಸಂವಿಧಾನಕ್ಕೆ 42ನೇ ತಿದ್ದುಪಡಿಯನ್ನು ತಂದಿದ್ದ ಇಂದಿರಾ ಗಾಂಧಿ ನೇತೃತ್ವದ ಸರ್ಕಾರವು, ಪ್ರಸ್ತಾವನೆಯಲ್ಲಿ 'ಸಮಾಜವಾದ' ಮತ್ತು 'ಜಾತ್ಯತೀತ' ಎಂಬ ಪದಗಳನ್ನು ಸೇರಿಸಿತ್ತು. ಜತೆಗೆ, 'ರಾಷ್ಟ್ರದ ಏಕತೆ' ಎಂಬ ಪದಗಳ ಬದಲಿಗೆ 'ರಾಷ್ಟ್ರದ ಏಕತೆ ಮತ್ತು ಸಮಗ್ರತೆ' ಎಂಬ ಪದಗಳನ್ನು ಸೇರಿಸಿತ್ತು. 1994ರಲ್ಲಿ ಎಸ್.ಆರ್.ಬೊಮ್ಮಾಯಿ ವರ್ಸಸ್ ಕೇಂದ್ರ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೊದಲ ಬಾರಿಗೆ, 'ಜಾತ್ಯತೀತ' ಎಂಬ ಪದವೂ ಸಂವಿಧಾನದ ಮೂಲ ಸ್ವರೂಪದ ಭಾಗ ಎಂದು ಹೇಳಿತ್ತು.

ಕೇಶವಾನಂದ ಭಾರತಿ, ಇಂದಿರಾ ಗಾಂಧಿ ವರ್ಸಸ್ ರಾಜ್ ನಾರಾಯಣ್, 1980ರ ಮಿನರ್ವ ಮಿಲ್ ಪ್ರಕರಣ ಮತ್ತು ಎಸ್.ಆರ್.ಬೊಮ್ಮಾಯಿ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್, 'ಸಂವಿಧಾನದ ಮೂಲ ಸ್ವರೂಪವನ್ನು ಬದಲಿಸುವಂತಹ ಯಾವುದೇ ತಿದ್ದುಪಡಿಗಳನ್ನು ಸಂಸತ್ತು ಮಾಡಬಾರದು' ಎಂದು ಎಂದು ಪದೇ ಪದೇ ಹೇಳಿದೆ. ಈ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದ ತೀರ್ಪುಗಳ ಪ್ರಕಾರ, 'ಜಾತ್ಯತೀತ ಚಟುವಟಿಕೆ' ಮತ್ತು 'ಜಾತ್ಯತೀತ' ಎಂಬ ಪದಗಳು ಸಂವಿಧಾನದ ಮೂಲಸ್ವರೂಪದ ಅವಿಭಾಜ್ಯ ಅಂಗಗಳಾಗಿವೆ. ಅವುಗಳನ್ನು ಸಂವಿಧಾನ ತಿದ್ದುಪಡಿಯ ಮೂಲಕವೂ ತೆಗೆದುಹಾಕಲು ಅವಕಾಶವಿಲ್ಲ. ಹೀಗಿದ್ದೂ, ಸಂವಿಧಾನದ ಪ್ರಸ್ತಾವನೆಯಲ್ಲಿ ಇದ್ದ ಜಾತ್ಯತೀತ, ಸಮಾಜವಾದ ಎಂಬ ಪದಗಳನ್ನು ತೆಗೆದುಹಾಕಿ ಸಂವಿಧಾನದ ಹೊಸ ಪ್ರತಿಗಳನ್ನು ಕೇಂದ್ರ ಸರ್ಕಾರ ಮುದ್ರಿಸಿದೆ.

ಆಧಾರ: ಸಂವಿಧಾನ ರಚನಾ ಸಭೆಯ ಚರ್ಚೆ (1948 ಡಿಸೆಂಬರ್ 6), ಕೇಶವಾನಂದ ಭಾರತಿ ಪ್ರಕರಣದ ತೀರ್ಪು, ಇಂದಿರಾಗಾಂಧಿ ವರ್ಸಸ್ ರಾಜ್ ನಾರಾಯಣ್ ಪ್ರಕರಣದ ತೀರ್ಪು, ಮಿನರ್ವ ಮಿಲ್ ಪ್ರಕರಣದ ತೀರ್ಪು, ಎಸ್.ಆರ್.ಬೊಮ್ಮಾಯಿ ಪ್ರಕರಣದ ತೀರ್ಪು, ಭಾರತ ಸಂವಿಧಾನದ ಅಧಿಕೃತ ಪ್ರತಿ, ಪಿಟಿಐ

'ಸರ್ವಥಾ ಸಮರ್ಥನೀಯವಲ್ಲ'



ಸಂವಿಧಾನ ಇವತ್ತು ಹೇಗಿದೆಯೊ ಹಾಗೆಯೇ ಇರುವ ಪ್ರತಿಯನ್ನು ಸಂಸದರಿಗೆ ನೀಡಬೇಕಿತ್ತು. 'ಜಾತ್ಯತೀತ' ಮತ್ತು 'ಸಮಾಜವಾದ' ಎಂಬ ಪದಗಳನ್ನು ಕಾನೂನುಬದ್ಧವಾಗಿ ತಿದ್ದುಪಡಿ ಮಾಡಿಯೇ ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ ಅಳವಡಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಕೂಡಾ ತನ್ನ ಸಾಕಷ್ಟು ತೀರ್ಪುಗಳಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ 'ಜಾತ್ಯತೀತ' ಮತ್ತು 'ಸಮಾಜವಾದ' ಪದಗಳನ್ನು ತೆಗೆದುಹಾಕಿದ ಸಂವಿಧಾನದ ಪ್ರತಿಯನ್ನು ಸಂಸದರಿಗೆ ನೀಡಿರುವುದು ಸರ್ವಥಾ ಸಮರ್ಥನೀಯವಲ್ಲ. ಇಂತಹ ಕೆಲಸದಿಂದ ಸಂವಿಧಾನದ ಕಗ್ಗೊಲೆಯಾಗುತ್ತದೆ

ಹಷ್ಮತ್ ಪಾಷ
ಹಿರಿಯ ವಕೀಲರು, ಹೈಕೋರ್ಟ್

'ಚಿಂತನೆಗೆ ಹಚ್ಚಿದೆ'



1949ರ ನವೆಂಬರ್ 26ರಂದು ಸಂವಿಧಾನ ಸಭೆ, ಕರಡನ್ನು ಅಂತಿಮಗೊಳಿಸುವಾಗ ಬಾಬಾ ಸಾಹೇಬ ಅಂಬೇಡ್ಕರ್, 'ಜಾತ್ಯತೀತ' ಪದವನ್ನು ಪ್ರತ್ಯೇಕವಾಗಿ ಸೇರಿಸುವ ಅಗತ್ಯವಿಲ್ಲ ಎಂದಿದ್ದರು. ಅಂತೆಯೇ, 'ಸಮಾಜವಾದ' ಪದವನ್ನು ಮೂಲಪ್ರತಿಯಲ್ಲಿ ಸೇರಿಸಲು ಜವಾಹರಲಾಲ್ ನೆಹರೂ ವಿರೋಧಿಸಿದ್ದರು. ತುರ್ತು ಪರಿಸ್ಥಿತಿ ವೇಳೆ ವಿರೋಧ ಪಕ್ಷದ ನಾಯಕರು ಜೈಲಿನಲ್ಲಿ ಇದ್ದಾಗ ಕಾಂಗ್ರೆಸ್ ಸರ್ಕಾರ ಈ ಪದಗಳನ್ನು ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಸೇರ್ಪಡೆ ಮಾಡಿತು. ಈಗ ತಿದ್ದುಪಡಿಗಳಿಲ್ಲದ ಮೂಲ ಪ್ರತಿಯನ್ನು ಸಂಸದರಿಗೆ ಹಂಚಲಾಗಿದೆ. ಇದರಿಂದ ಎಲ್ಲೆಲ್ಲಿ ತಿದ್ದುಪಡಿ ತರಲಾಗಿದೆ ಎಂಬುದನ್ನು ಗಮನಿಸಲು ಇದು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸಂಸದರನ್ನು ಚಿಂತನೆಯ ಒರೆಗಲ್ಲಿಗೆ ಹಚ್ಚಲು ಪ್ರಧಾನಿ ಮೋದಿ ಸರ್ಕಾರ ಮುಂದಾಗಿದೆ

ಪಿ.ಪಿ.ಹೆಗ್ಡೆ, ಹಿರಿಯ ವಕೀಲರು, ಹೈಕೋರ್ಟ್

ಕನ್ನಡದಲ್ಲಿ 'ಲಿಯೋ' ಪೋಸ್ಟರ್



ಲಿಯೋ

'ಕೈದಿ', 'ವಿಕ್ರಮ್' ಖ್ಯಾತಿಯ ನಿರ್ದೇಶಕ ಲೋಕೇಶ್ ಕನಕರಾಜ್ ಆ್ಯಕ್ಷನ್ ಕಟ್ ಹೇಳಿರುವ, ವಿಜಯ್ ನಟನೆಯ 'ಲಿಯೋ' ರಿಲೀಸ್‌ಗೆ ಸಜ್ಜಾಗುತ್ತಿದೆ. ಇದೇ ಸಂದರ್ಭದಲ್ಲಿ ಚಿತ್ರತಂಡವು ಕನ್ನಡ ಪೋಸ್ಟರ್ ರಿಲೀಸ್ ಮಾಡಿದೆ.

ಸಿನಿಮಾ ಅ.19ರಂದು ತೆರೆ-ಕಾಣುತ್ತಿದ್ದು, ಚಿತ್ರದ ಕರ್ನಾಟಕ ವಿತರಣೆಯ ಹಕ್ಕುಗಳನ್ನು ಸ್ವಾಗತ್ ಎಂಟರ್‌ಪ್ರೈಸಸ್ ಸಂಸ್ಥೆಯು ಪಡೆದುಕೊಂಡಿದೆ. ಸಂಸ್ಥೆಯು ಚಿತ್ರವನ್ನು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ.

'ಮಾಸ್ಟರ್' ಸಿನಿಮಾ ನಂತರ ಲೋಕೇಶ್ ಹಾಗೂ ವಿಜಯ್ ಜೊತೆಯಾಗಿ ಕೈಗೆತ್ತಿಕೊಂಡಿರುವ ಪ್ರಾಜೆಕ್ಟ್ ಇದಾಗಿದ್ದು, ಸೆವೆನ್ ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್‌ನಡಿ ಲಲಿತ್ ಕುಮಾರ್ ಈ ಸಿನಿಮಾ ನಿರ್ಮಿಸಿದ್ದಾರೆ. ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆಯ ಜವಾಬ್ದಾ-ರಿಯನ್ನೂ ಲೋಕೇಶ್ ಹೊತ್ತಿದ್ದು, ಏಕಕಾಲಕ್ಕೆ ಐದು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನವಿದೆ. ಬಾಲಿವುಡ್ ನಟ ಸಂಜಯ್ ದತ್ ಈ ಚಿತ್ರದ ಮೂಲಕ ಕಾಲಿವುಡ್‌ಗೆ ಹೆಜ್ಜೆ ಇಡುತ್ತಿದ್ದು, ತ್ರಿಷಾ, ಅರ್ಜುನ್ ಸರ್ಜಾ, ಪ್ರಿಯಾ ಆನಂದ್, ಮನ್ಸೂರ್ ಅಲಿ ಖಾನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

'ದ್ವಂದ್ವ'ದೊಂದಿಗೆ ಬಂದ ತಿಲಕ್



ಆಸಿಯಾಫಿರ್ದೋಸಿ, ತಿಲಕ್, ಅನಿತಾ ಭಟ್


ತಿಲಕ್ ಮತ್ತು ಕಿರುತೆರೆ ನಟಿ ಆಸಿಯಾಫಿರ್ದೋಸಿ ಮುಖ್ಯ ಭೂಮಿಕೆಯಲ್ಲಿರುವ 'ದ್ವಂದ್ವ' ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಎಲ್.ಭರತ್ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕಾಮನ್‌ಮ್ಯಾನ್ ಪ್ರೊಡಕ್ಷನ್ ಅಡಿಯಲ್ಲಿ ಪ್ರದೀಪ್ ಕೌದಳ್ಳಿ ಬಂಡವಾಳ ಹೂಡುತ್ತಿದ್ದಾರೆ.

'ಸೈನ್ಸ್ ಫಿಕ್ಷನ್ ಎಳೆಯನ್ನು ಹೊಂದಿರುವ ಚಿತ್ರವಿದು. ಹೈಪರ್‌ಥೈಮಿಸಿಯಾ ಕಾಯಿಲೆ ಇರುವ ಹುಡುಗಿಯು ಒಂದು ಸಲ ಏನನ್ನಾದರೂ ನೋಡಿದರೆ 10-20 ವರ್ಷದ ನೆನಪಿನಲ್ಲಿ ಇಟ್ಟುಕೊಳ್ಳುತ್ತಾಳೆ. ಇದನ್ನು ಅರಿತುಕೊಂಡ ಪ್ರಭಾವಿ ರಾಜಕಾರಣಿಗಳು ಆಕೆಯನ್ನು ಯಾವ ರೀತಿ ಉಪಯೋಗಿಸಿಕೊಳ್ಳುತ್ತಾರೆ. ಇದರಿಂದ ಅವಳ ಬದುಕು ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ' ಎಂದರು ನಿರ್ದೇಶಕ ಭರತ್.

ಕಿರುತೆರೆ ನಟಿಯರಾದ ಆಸಿಯಾಫಿರ್ದೋಸಿ ಹಾಗೂ ನಯನ ನಾಯಕಿಯರು. ಉಳಿದಂತೆ ಅನಿತಾ ಭಟ್, ಶೋಭರಾಜ್, ದಿನೇಶ್ ಮಂಗಳೂರು, ಬಲರಾಜವಾಡಿ ಮೊದಲಾದವರು ತಾರಾಗಣದಲ್ಲಿದ್ದಾರೆ. ಎರಡು ಹಾಡುಗಳಿಗೆ ಆಕಾಶ್ ಪರ್ವ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಮತ್ತು ಸಂಕಲನ ಋಷಿಕೇಶ್ ಅವರದ್ದು. ಬೆಂಗಳೂರು, ಮೂಡಿಗೆರೆ, ಸಕಲೇಶಪುರ, ಊಟಿ ಮೊದಲಾದೆಡೆ ಚಿತ್ರೀಕರಣಗೊಂಡಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳಿಗೆ ನೋಡಿ https://www.prajavani.net

ಗುಂಡಣ್ಣ



ದಿನ ಭವಿಷ್ಯ

ವಿದ್ಯಾಶಂಕರ ಸೋಮಯಾಜಿ. ಕಮ್ಮರಡಿ — ಗುರುವಾರ ಸೆಪ್ಟೆಂಬರ್ 21, 2023

ಶ್ರೀ ಶೋಭಕೃತ್ ನಾಮ ಸಂವತ್ಸರ ದಕ್ಷಿಣಾಯನ ವರ್ಷ ಋತು ತಿಥಿ: ಭಾದ್ರಪದ ಶುಕ್ಲ ಷಷ್ಠಿ ಗಂ. 14-15 ನಕ್ಷತ್ರ: ಅನುರಾಧ ಗಂ. 15-35 ಯೋಗ: ಪ್ರೀತಿ ಗಂ. 25-44 ಕರಣ: ತೈತಿಲ ಗಂ. 14-15, ಕನ್ಯಾ ಮಾಸದ 04 ನೇ ದಿನ, ಮಳೆನಕ್ಷತ್ರ: ಉತ್ತರ ಫಲ್ಗುಣಿ 3. ರಾಹುಕಾಲ : ಮಧ್ಯಾಹ್ನ 01-30 – 03-00, ಸೂರ್ಯೋದಯ : 06-23 ಸೂರ್ಯಾಸ್ತ : 06-24 ಮುಸ್ಲಿಂ ದಿನಾಂಕ : 05 ರಬಿಉಲ್ಲಾವಲ್, ದಿನ ವಿಶೇಷ : ಸೂರ್ಯ ಷಷ್ಠಿ, ಶ್ರೀ ನಾರಾಯಣ ಗುರುಗಳ ಸಮಾಧಿ ದಿನ (ಕೇರಳ)
ಅದೃಷ್ಟ ಸಂಖ್ಯೆ : 4, 8

ಮೇಷ: ನೀವು ತೋರಿದ ಸಾಮಾಜಿಕ ಕಳಕಳಿಗಾಗಿ ಸಂಘ ಸಂಸ್ಥೆಗಳವರು ನಿಮ್ಮನ್ನು ಸಮಾಜದ ಆಸ್ತಿ ಎಂದು ಪರಿಗಣಿಸಲಿದ್ದಾರೆ. ವ್ಯವಸಾಯಗಾರರಿಗೆ ಕೃಷಿ ಕೆಲಸ ಕಾರ್ಯಗಳು ಹೆಚ್ಚಲಿದೆ. ವೃತ್ತಿಯಲ್ಲಿ ಸಾಕಷ್ಟು ಪೈಪೋಟಿ ಎದುರಿಸುವಿರಿ.

ವೃಷಭ: ಅಡ್ಡದಾರಿಗಳನ್ನು ಹಿಡಿಯದೆ ನಿಯಮಬದ್ಧವಾಗಿ ಹುರುಪಿನಿಂದ ಕೆಲಸ ಕಾರ್ಯಗಳನ್ನು ಪೂರ್ತಿಗೊಳಿಸಿ. ತಂತ್ರಜ್ಞಾನಿಗಳಿಗೆ ವೃತ್ತಿಯಲ್ಲಿ ಪ್ರಸ್ತುತವಾಗಿ ಇರುವ ಮೇಲಧಿಕಾರಿಗಳ ಒತ್ತಡಗಳು ಕಡಿಮೆಯಾಗಲಿದೆ.

ಮಿಥುನ: ಚಿತ್ರ ವಿತರಕರಿಗೆ ಹೆಚ್ಚಿನ ವರಮಾನ ಅಥವಾ ಪ್ರಶಸ್ತಿ ಹಾಗೂ ಪುರಸ್ಕಾರ ದೊರೆಯುವ ಸಂಭವ ಇದೆ. ಆರೋಗ್ಯದ ಬಗ್ಗೆ ಮತ್ತು ಆಹಾರದ ಬಗ್ಗೆ ಕಾಳಜಿ ವಹಿಸಿ. ಮನರಂಜನೆಗಾಗಿ ಹಣ ವ್ಯಯ ಮಾಡುವುದು ಸರಿಯಲ್ಲ.

ಕರ್ಕಾಟಕ: ಮೂರು, ನಾಲ್ಕು ಕಾರ್ಯಗಳ ಅಥವಾ ವಿಚಾರಗಳಲ್ಲಿನ ನಿಮ್ಮ ಗಮನದಿಂದ, ಕೆಲಸದಲ್ಲಿ ಕೊನೆಯ ಹಂತ ತಲುಪುವುದು ಕಷ್ಟಕರವೆನಿಸುವು-ದು. ಶಿವನ ಆರಾಧನೆಯಿಂದ ಅಭೀಷ್ಟ ಪ್ರಾಪ್ತಿಯಾಗಿ ಶುಭವಾಗುವುದು.

ಸಿಂಹ: ಖರ್ಚುಗಳಿಗೆ ತಕ್ಕ ಆದಾಯವಿರುವುದರಿಂದ ಸಮಾಧಾನಕರ ವಾತಾವರಣ ಇರುವುದು. ನ್ಯಾಯವಾದಿಗಳಿಗೆ ಸುಲಭದಲ್ಲಿ ಜಯಪ್ರಾಪ್ತಿಯಾ-ಗಲು ಸತ್ಯ ಮಾರ್ಗದಲ್ಲಿದ್ದರಷ್ಟೇ ಸಾಧ್ಯ. ಮಕ್ಕಳಿಂದ ನೆಮ್ಮದಿ ದೊರೆಯಲಿದೆ.

ಕನ್ಯಾ: ಕಿರುತೆರೆ ಕಲಾವಿದರಿಗೆ ವಿಫುಲ ಅವಕಾಶಗಳು ಒದಗಲಿದೆ. ಅಧಿಕ ಪ್ರಯಾಣಗಳು ಜತೆಯಲ್ಲಿ ದೇಹಾಯಾಸ ಕಂಡು ಬಂದರೂ ಕಾರ್ಯಾನುಕೂಲ-ವಾಗಿ ಧನ ಲಾಭ ಉಂಟಾಗಲಿದೆ. ವಾಹನಗಳಿಂದ ಲಾಭ ಪಡೆಯಬಹುದು.

ತುಲಾ: ಶಾಂತಿ ಪಡೆಯಲು ಜಗವನ್ನು ಬೆಳಗುವ ಸೂರ್ಯನಾರಾಯಣನನ್ನು ನಮಸ್ಕರಿಸಿ, ಪ್ರಾರ್ಥಿಸಿ. ಮುಂದಿನ ಶುಭಕಾರ್ಯಗಳ ಬಗ್ಗೆ ಹಿರಿಯರೊಡನೆ ಸಮಾಲೋಚನೆ ನಡೆಸಿ. ಸಂಜೆಯ ಸಮಯದಲ್ಲಿ ದೇಹಾಲಸ್ಯ ಕಂಡುಬರಲಿದೆ.

ವೃಶ್ಚಿಕ: ಹಳೆಯ ಕೆಲಸಕ್ಕಿಂತ ಹೊಸ ಉದ್ಯೋಗದಲ್ಲಿ ಹೆಚ್ಚಿನ ಸ್ವಾತಂತ್ರ್ಯವಿದ್ದು, ಕೆಲಸದ ವೇಳೆಯೂ ನಿಮಗೆ ಅನುಕೂಲವಾಗಿರುತ್ತದೆ. ಬಟ್ಟೆಯ ವ್ಯಾಪಾರದಲ್ಲಿ ಹೆಚ್ಚಿನ ಬಂಡವಾಳ ತೊಡಗಿಸಬಹುದು. ಹಣದ ಬಗ್ಗೆ ಚಿಂತೆ ಬೇಡ.

ಧನು: ಕಾರ್ಖಾನೆ ವೃತ್ತಿಯವರಿಗೆ ಲಾಭ ಇಲ್ಲವಾದರೂ, ದೈನಂದಿನ ನೆಮ್ಮದಿ, ಸಂತೋಷಕ್ಕಾಗಲಿ ಯಾವುದೇ ತೊಂದರೆ ಇರಲಾರದು. ಸಹೋದರರ ಕಾರ್ಯಗಳಿಗೋಸ್ಕರ ಅಧಿಕ ಸುತ್ತಾಟವಾದರೂ ನೆಮ್ಮದಿ ಸಿಗಲಿದೆ.

ಮಕರ: ಬಟ್ಟೆ ವ್ಯಾಪಾರಿಗಳು , ಪತ್ರಿಕೆಯವರ ಸಹಕಾರದಿಂದ ಹೆಚ್ಚಿನ ಪ್ರಚಾರ ತೆಗೆದುಕೊಳ್ಳಬಹುದು. ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ಪ್ರವಾಸದ ಯೋಜನೆಗಳನ್ನು ಹಾಕುವಿರಿ. ಕೆಲಸದಲ್ಲಿ ಪ್ರಶಂಸೆ ಸಿಗುವುದು.

ಕುಂಭ: ಮಾತಿನಿಂದ, ಕಾರ್ಯ ಸಾಧಿಸುವ ನಿಮ್ಮ ಗುಣದಿಂದ ಲಾಭ ಕಾಣಲಿದ್ದೀರಿ. ಹೊಸ ಕೆಲಸಗಳನ್ನು ಶುರು ಮಾಡುಲು ಒಳ್ಳೆಯ ದಿನ. ಶ್ರೀ ವೀರಾಂಜನೇಯ ಸ್ತೋತ್ರ ಪಠಿಸಿದರೆ ಮಾನಸಿಕ ಧೈರ್ಯ ವೃದ್ಧಿಯಾಗುವುದು.

ಮೀನ: ಸ್ವಾರ್ಥದ ಕೆಲವು ನಿರ್ಧಾರದ ಫಲವಾಗಿ ಬಂಧುಗಳು ಅಥವಾ ಆತ್ಮೀಯರು ದೂರವಾಗುವ ಲಕ್ಷಣಗಳಿದೆ. ಕೃಷಿ ಕೆಲಸಗಳು ಸಮರ್ಪಕವಾಗಿ ನಡೆದು ಮನಸ್ಸಿಗೆ ನೆಮ್ಮದಿ. ಕುಟುಂಬದಲ್ಲಿ ಪ್ರೀತಿ ವಿಶ್ವಾಸ ನಿರೀಕ್ಷಿಸಬಹುದು.

ಮಾನವ ಜನ್ಮವೆಂಬ ಅದ್ಭುತ!

ನುಡಿ ಬೆಳಗು





ದೀಪಾ ಹಿರೇಗುತ್ತಿ, ಇಂಗ್ಲಿಷ್ ಉಪನ್ಯಾಸಕಿ

ಸಾವಿರಗಟ್ಟಲೆ ಕಿಲೋ ತೂಕದ ವಸ್ತುವೊಂದು ಹಗುರ ಹಕ್ಕಿಯಂತೆ ಆಗಸದಲ್ಲಿ ಹಾರಾಡುತ್ತದೆಯೆಂದರೆ ಅದು ಮಾಂತ್ರಿಕತೆಯಲ್ಲದೇ ಮತ್ತೇನು? ಹತ್ತು ಅಂಕಿಗಳ ಒತ್ತುವಿಕೆಯಿಂದ ಅಂಗೈ ಅಗಲದ ಪುಟಾಣಿ ವಸ್ತುವೊಂದು ಸಾವಿರಾರು ಮೈಲಿ ದೂರದ ವ್ಯಕ್ತಿಗಳೊಡನೆ ಕ್ಷಣಾರ್ಧದಲ್ಲಿ ಮಾತನಾಡಲು, ಅವರನ್ನು ನೋಡಲು ಅವಕಾಶ ಮಾಡಿಕೊಡುತ್ತದೆಯೆಂದರೆ ಅಚ್ಚರಿಯಲ್ಲದೇ ಇನ್ನೇನು?

ನಿಜ, ಜಗತ್ತಿನಲ್ಲಿರುವ ಕೋಟ್ಯಂತರ ಜೀವಜಂತುಗಳಲ್ಲಿ ಮನುಷ್ಯ ಅತೀ ವಿಶಿಷ್ಟವಾದ ಜೀವಿ. ಯೋಚಿಸಬಲ್ಲ, ಮಾತನಾಡಬಲ್ಲ ಮನುಷ್ಯ ಜನ್ಮ ನಮಗೆ ಸಿಕ್ಕ ಅಮೂಲ್ಯ ಕೊಡುಗೆ. ಈ ಪುಟ್ಟ ಮಿದುಳಿನ ಮೇರೆಯಿಲ್ಲದ ಅಭೂತಪೂರ್ವ ಸಾಧ್ಯತೆಗಳು ಸಾಕಲ್ಲವೇ ನಾವು ಮನುಷ್ಯರು ಎಂಬುದಕ್ಕೆ ಹೆಮ್ಮೆ ಪಡಲು. ಅದಕ್ಕೇ ಪುರಂದರದಾಸರು ಹೇಳಿರಬೇಕು, 'ಮಾನವಜನ್ಮ ದೊಡ್ಡದು ಇದ ಹಾನಿ ಮಾಡಲುಬೇಡಿ ಹುಚ್ಚಪ್ಪಗಳಿರಾ' ಎಂದು.

ಇಂತಹ ಈ ಮನುಷ್ಯಜನ್ಮವನ್ನು ಸಾರ್ಥಕಪಡಿಸಿಕೊಳ್ಳಬೇಕಾದದ್ದು ನಮ್ಮದೇ ಜವಾಬ್ದಾರಿ. ಈ ಮೇಲಿನ ಸಾಧನೆಗಳೆಲ್ಲ ಮನುಷ್ಯನ ಅತ್ಯುತ್ತಮ ಪ್ರಯತ್ನದ, ನಿರಂತರ ಶ್ರಮದ, ಸೋಲೊಪ್ಪಿಕೊಳ್ಳದ ಕೆಚ್ಚಿನ ಫಲಗಳೇ ಹೊರತು ಆಕಸ್ಮಿಕವಲ್ಲ. ಆದರೆ ಇಷ್ಟೆಲ್ಲ ಸಾಧನೆ ಮಾಡಿರುವ, ಇನ್ನೂ ನೂರಾರು ಸಾಧನೆಗಳ ಹಾದಿಯಲ್ಲಿ ಯಶಸ್ವಿಯಾಗಿ ಸಾಗುತ್ತಿರುವ ಮನುಷ್ಯನ ಜೀವನದ ಮಾಂತ್ರಿಕತೆ ಎಲ್ಲಿದೆ ಗೊತ್ತೇ? ಅದರ ನಶ್ವರತೆಯಲ್ಲಿ...

ಕಣ್ಣುಮುಚ್ಚಿ ತೆರೆಯುವುದರೊಳಗೆ ಎಲ್ಲವೂ ಮುಗಿದುಹೋಗುವ ಈ ಬದುಕು ವಿಶಿಷ್ಟವೇ ಸೈ. ನಾವು ಇಷ್ಟಪಟ್ಟು ಮಾಡುತ್ತಿರುವ ಊಟ ನಮ್ಮ ಕೊನೆಯ ಊಟವಾಗಿರಬಹುದು. ಹಿತವಾಗಿ ತಬ್ಬಿದ ಸಂಗಾತಿಯ ಅಪ್ಪುಗೆ ಕೊನೆಯದಾಗಿರಬಹುದು. ತಾನಿಲ್ಲದಿದ್ದರೆ ಹುಲ್ಲುಕಡ್ಡಿಯೂ ಅಲುಗಾಡದು ಎನ್ನುತ್ತ ಸ್ವಕೇಂದ್ರಿತವಾಗಿ ಬದುಕುತ್ತಿರುವ ನಾವು ಎಂಥವರೇ ಆಗಿರಲಿ, ನಮ್ಮ ನಿರ್ಗಮನ ಈ ಜಗತ್ತಿನಲ್ಲಿ ಯಾವ ಪರಿಣಾಮವನ್ನೂ ಬೀರುವುದಿಲ್ಲ.

ನಾವಿಲ್ಲದ ಜಗತ್ತು ಹೀಗೆಯೇ ನಡೆಯುತ್ತಿರುತ್ತದೆ. ಸಣ್ಣಕ್ಕೆ ಸದ್ದು ಮಾಡುತ್ತಾ ತಣ್ಣಗೆ ಹರಿಯುವ ತೊರೆ ಹಾಗೆಯೇ ಸಾಗುತ್ತಿರುತ್ತದೆ. ಶಿಶಿರದಲ್ಲಿ ಎಲೆಗಳನ್ನು ಕಳಚಿಕೊಂಡ ಮರ ಅದೇ ಕೌತುಕತೆಯಲ್ಲಿ ವಸಂತಕ್ಕಾಗಿ ಕಾಯುತ್ತಿರುತ್ತದೆ. ತನ್ನಂತೆಯೇ ಇರಬೇಕು ಎಂದು ಮನುಷ್ಯರೆಲ್ಲ ಎಷ್ಟು ಪ್ರಯತ್ನಿಸಿದರೂ ಆಗಲೊಲ್ಲದು ಬಿಡು ಎಂದು ತಾವರೆಯ ಎಲೆಯ ಮೇಲೆ ಅಂಟಿಯೂ ಅಂಟದಂತಿರುವ ನೀರಹನಿ ಮುಗುಳ್ನಗುತ್ತ ಹೊಳೆಯುತ್ತಿರುತ್ತದೆ. ತುಂತುರು ಮಳೆಯಲ್ಲಿ ಹಸಿರುಹುಲ್ಲಿನೆಲೆಗಳ ಮೇಲಿನ ಮುದ್ದಾದ ನೀರಮುತ್ತುಗಳಿಂದ ಎಳೆಯ ಪುಟಾಣಿ ಸೂರ್ಯರು ಮಿಂಚುತ್ತ ಬೆಚ್ಚನೆಯ ಭರವಸೆ ತುಂಬುತ್ತಲೇ ಇರುತ್ತಾರೆ.

ನಿಜ, ಯಾವ ಕ್ಷಣದಲ್ಲಿ ಮುಗಿದುಹೋಗುತ್ತದೆ ಎಂಬುದು ನಿಗೂಢವಾಗಿರುವುದರಿಂದಲೇ ಮಾನವ ಜನ್ಮ ದೊಡ್ಡದು. ಈ ಪುಟ್ಟ ಅರಿವು ನಮ್ಮೆದೆಯಾಳದಲ್ಲೊಂದು ವಿನೀತತೆಯನ್ನು ತಂದರೆ ಮತ್ತಷ್ಟು ಅದ್ಭುತಗಳನ್ನು ಸಾಧಿಸೇವು, ಮನುಷ್ಯತ್ವದ ಬೇರುಗಳನ್ನು ಸದೃಢವಾಗಿಸಿಕೊಳ್ಳುತ್ತಲೇ... ❖

ಪದಬಂಧ 5447


– ವಿದ್ಯಾ ವಿನಯ್

ಎಡದಿಂದ ಬಲಕ್ಕೆ

1.ಭಾವಚಿತ್ರವನ್ನು ತೆಗೆಯುವವನು (4)
3.ಈ ಪರಿ ಎಲ್ಲವನ್ನೂ ಬಿಟ್ಟುಬಿಡುವಿಕೆ! (4)
5.ಕಾರಿನಲ್ಲಿ ಕುಳಿತು ಆಡಿದ ಬೇಟೆ! (3)
6.ಈತ ದಾಯಾದಿ (2)
7.ನೆನಪಲ್ಲೇ ಇರುವ ಕಾರಣ (2)
9.ಈತ ನರಕಾಧಿಪತಿ (2)
11.ಏಳು ದಿನಗಳ ಅವಧಿ (2)
12.ಮಾವನಲ್ಲಿರುವ ಕೋಮಲತೆ ಕಾಣುತ್ತಿದೆಯೇ? (3)
14.ಒಳ್ಳೆಯ ಶಿಕ್ಷಣಪಡೆದವನು (4)
15.ಅದೇ ತಾನೆ ಹುಟ್ಟಿದುದು (4)

ಮೇಲಿಂದ ಕೆಳಕ್ಕೆ

1.ಅಚ್ಚು ಮಾಡುವ ಸ್ಥಳ (4)
2.ಹಿತಚಿಂತಕ ಇಲ್ಲಿದ್ದಾನೆ (3)
3.ಈ ಪರಿ ಓಡಿ ಹೋಗುವಿಕೆ! (3)
4.ಗರ ಬಡಿದಂತಿರುವ ಪತಿವ್ರತೆ! (3)
6.ಗ್ರಹಣ ಶಕ್ತಿಯನ್ನುಳ್ಳ ಇಂದ್ರಿಯ (4)
8.ಕರ ಕೊನೆಗಿಟ್ಟಾಗ ಕಾಣಿಸಿದ ಸಾಮಾನು (4)
10.ಮತದೊಳಗಿರುವ ಅಭಿಪ್ರಾಯ ಕಾಣುತ್ತಿದೆಯೇ? (4)
11.ವಾರದ ಪ್ರಾರಂಭಕ್ಕೆ ದೊರೆತ ಒಡೆತನ (3)
12.ವಿಕ್ರಯಿಸು ಎಂದಾಗ ಬೀಸಿದ ಗಾಳಿ! (3)
13.ವನದಲ್ಲಿರುವ ಉಡುಗೆ (3)



5446ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ:
1.ಸಂಕಲನ 2.ಪ್ರಗತಿ
4.ಕಣಕ 6.ಉದರ
7.ನಾಮಕರಣ
10.ಕಲ್ಯಾಣ 11.ಶರಧಿ
13.ಗರುಡ 14.ತಪರಾಕು

ಮೇಲಿಂದ ಕೆಳಕ್ಕೆ:
1.ಸಂದೂಕ 2.ಪ್ರಚಾರ
3.ತಿಕ್ಕಲು 5.ಕವಿನಾ
6.ಉಪಕರಣ 8.ಣರಶ
9.ಉರಗ 10.ಕನ್ನಡ
12.ಧಿಮಾಕು

ಸುಡೊಕು 5833

4			9		1		3	
	9							4
8		3	4		5	9		
7								8
	8		1	6	2		9	
		9	7			2		
		8		1			4	
9	6	4	8		7	1		5
	1			9			8	


ಆಡುವುದು ಹೇಗೆ?

ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

5832ಸುಡೊಕು

6	2	4	9	1	7	3	5	8
5	1	3	8	4	6	9	2	7
9	7	8	2	5	3	4	1	6
7	4	9	5	3	8	1	6	2
1	8	6	4	2	9	7	3	5
2	3	5	6	7	1	8	4	9
4	9	2	3	8	5	6	7	1
3	6	1	7	9	2	5	8	4
8	5	7	1	6	4	2	9	3

ಷೇರುಪೇಟೆ ವಹಿವಾಟು 796



ಎನ್ಎಸ್ಇ ನಿಫ್ಟಿ

ಹಿಂದಿನ ಅಂತ್ಯ	20,133
ಇಂದಿನ ಅಂತ್ಯ	19,901
▼	232
ದಿನದ ಕನಿಷ್ಠ	19,878

ಎನ್ಇಸಿಸಿ ಸೂಚಿಸಿರುವ ಮೊಟ್ಟೆ ಧಾರಣೆ

ಬೆಂಗಳೂರು	
100 ಮೊಟ್ಟೆಗೆ	₹535
12 ಮೊಟ್ಟೆಗೆ	₹70
ಮೈಸೂರು	
100 ಮೊಟ್ಟೆಗೆ	₹535

ಖಾದ್ಯ ತೈಲ ಮುಂಬೈ (10 ಕೆಜಿಗೆ)

ಶೇಂಗಾ (ರಿಫೈನ್ಡ್)	₹1840 (-)
ಸೋಯಾ (ರಿಫೈನ್ಡ್)	₹885 (-)
ಸೂರ್ಯಕಾಂತಿ (ರಿಫೈನ್ಡ್)	₹880 (-)
ಪಾಮೋಲಿನ್	₹814 (-)

ವಿನಿಮಯ ದರ

$ ಡಾಲರ್	83.09
£ ಪೌಂಡ್	102.78
€ ಯೂರೊ	88.87

ಕೊಬ್ಬರಿ ಧಾರಣೆ (ಕ್ವಿಂಟಲ್‌ಗೆ)

ಪುತ್ತೂರು	4500-7300
ತಿಪಟೂರು	₹7000-8325
ತುರುವೇಕೆರೆ	₹8300-8300

ಎನ್.ಆರ್.ಪುರ ರಬ್ಬರ್ (ಪ್ರತಿ ಕೆ.ಜಿಗೆ)

ಆರ್ಎಸ್ಎಸ್-4	₹143
ಆರ್ಎಸ್ಎಸ್-5	₹137
ಗುಡ್ ಲಾಟ್	₹125

ರಾಮನಗರ ರೇಷ್ಮೆಗೂಡು ಧಾರಣೆ

ಮಿಶ್ರತಳಿ (ಸಿ.ಬಿ)	₹285-480
ದ್ವಿತಳಿ (ಬಿ.ವಿ)	₹350-626

ಮುಂಬೈ ಧಾರಣೆ

ಶೇಂಗಾ

20-09-2023

ಜಾವಾ 70/80(ಹೊಸ)	12400-12500
ಜಾವಾ 80/90(ಹೊಸ)	12100-12200
ದಪ್ಪ ಮಧ್ಯಪ್ರದೇಶ(ಹೊಸ)	11000-11100
ದಪ್ಪ ಗುಜರಾತ್(ಹೊಸ)	11900-12000

ಶೇಂಗಾ ಎಣ್ಣೆ (10 ಕೆಜಿಗೆ)

ಕಚ್ಚಾ (ತೆರಿಗೆ ಬಿಟ್ಟು)	1850 (-)
ಒಂದು ವಾರದ ಡೆಲಿವರಿ	1845 (-)
ಸೋಯಾ ಕಚ್ಚಾ	835 (-)
ಪಾಮ್ ವಾರದ ಡೆಲಿವರಿ	812(-)
ಸೂರ್ಯಕಾಂತಿ ಎಣ್ಣೆ ಕಚ್ಚಾ	785 (-)

ಚಿನ್ನ- ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)

ಅಪರಂಜಿ ಚಿನ್ನ 10ಗ್ರಾಂ
59,050 (-)
ಬೆಳ್ಳಿ ಕೆ.ಜಿ 72,200 (-)

ಮಣಿಪಾಲ್ ಹಾಸ್ಪಿಟಲ್ಸ್ ತೆಕ್ಕೆಗೆ ಎಎಂಆರ್‌ಐ ಹಾಸ್ಪಿಟಲ್ಸ್

ನವದೆಹಲಿ (ಪಿಟಿಐ): ಇಮಾಮಿ ಸಮೂಹದ ಎಎಂಆರ್‌ಐ ಹಾಸ್ಪಿಟಲ್ಸ್ ಲಿಮಿಟೆಡ್‌ನ ಶೇ 84ರಷ್ಟು ಷೇರುಗಳನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ಮಣಿಪಾಲ್ ಹಾಸ್ಪಿಟಲ್ಸ್ ಬುಧವಾರ ತಿಳಿಸಿದೆ.

ಮಣಿಪಾಲ್ ಹಾಸ್ಪಿಟಲ್ಸ್‌ನಲ್ಲಿ ಶೇ 59ರಷ್ಟು ಷೇರುಪಾಲು ಹೊಂದಿರುವ ಟೀಮ್‌ಸೆಕ್ ಹೋಲ್ಡಿಂಗ್ಸ್ ಕಂಪನಿಯು ಈ ಷೇರು ಸ್ವಾಧೀನಕ್ಕಾಗಿ ಇಮಾಮಿ ಸಮೂಹದ ಪ್ರವರ್ತಕರಿಗೆ ಸಾಲವನ್ನೂ ಒಳಗೊಂಡು ಒಟ್ಟು ₹2,300 ಕೋಟಿ ಪಾವತಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿ ಮೌಲ್ಯವು ₹2,300 ಕೋಟಿ ಇದ್ದು, ಸಾಲವು ₹1,600 ಕೋಟಿಯಷ್ಟು ಇದೆ ಎಂದು ಮೂಲಗಳು ಹೇಳಿವೆ.

ಇಮಾಮಿ ಸಮೂಹವು ಎಎಂಆರ್‌ಐ ಹಾಸ್ಪಿಟಲ್ಸ್‌ನಲ್ಲಿ ಶೇ 15ರಷ್ಟು ಷೇರುಪಾಲು ಉಳಿಸಿಕೊಳ್ಳಲಿದ್ದು, ಹೂಡಿಕೆದಾರ ಆಗಿ ಮುಂದುವರಿಯಲಿದೆ. ಪೂರ್ವ ಬಾಗದಲ್ಲಿ ಮಣಿಪಾಲ್ ಹಾಸ್ಪಿಟಲ್ಸ್‌ನ ವಹಿವಾಟು ವಿಸ್ತರಣೆಗೆ ಈ ಸ್ವಾಧೀನವು ನೆರವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪಶ್ಚಿಮ ಬಂಗಾಳ ಸರ್ಕಾರವು ಎಎಂಆರ್‌ಐ ಹಾಸ್ಪಿಟಲ್ಸ್‌ನಲ್ಲಿ ಶೇ 1ರಷ್ಟು ಷೇರುಪಾಲನ್ನು ಹೊಂದಿದೆ ಎಂದೂ ಹೇಳಿದೆ.

ಹೂಡಿಕೆದಾರರಿಂದ ಎಚ್ಚರಿಕೆಯ ನಡೆ: ಮ್ಯೂಚುವಲ್ ಫಂಡ್ ಒಕ್ಕೂಟ ಮಾಹಿತಿ

ಡೆಟ್ ಫಂಡ್: ₹25,872 ಕೋಟಿ ಹಿಂತೆಗೆತ

ನವದೆಹಲಿ (ಪಿಟಿಐ): ಡೆಟ್ ಮ್ಯೂಚುವಲ್ ಫಂಡ್ ಯೋಜನೆಗಳಿಂದ ಆಗಸ್ಟ್ ತಿಂಗಳಿನಲ್ಲಿ ₹25,872 ಕೋಟಿ ಬಂಡವಾಳ ಹೊರಹರಿವು ಆಗಿದೆ. ಜುಲೈನಲ್ಲಿ ₹61,440 ಕೋಟಿ ಬಂಡವಾಳ ಹೂಡಿಕೆ ಆಗಿತ್ತು.

ಡೆಟ್ ಫಂಡ್‌ನ 16 ಫಂಡ್‌ಗಳ ಪೈಕಿ 9 ಫಂಡ್‌ಗಳಿಂದ ಬಂಡವಾಳ ಹಿಂತೆಗೆತ ಕಂಡುಬಂದಿದೆ ಎಂದು ಮ್ಯೂಚುವಲ್ ಫಂಡ್ ಕಂಪನಿಗಳ ಒಕ್ಕೂಟವು (ಎಎಂಎಫ್‌ಐ) ಮಾಹಿತಿ ನೀಡಿದೆ.

ಡೆಟ್ ಫಂಡ್‌ನಲ್ಲಿ ಲಿಕ್ವಿಡ್, ಅಲ್ಟ್ರಾ ಶಾರ್ಟ್ ಮತ್ತು ಲೋ ಡ್ಯುರೇಷನ್ ಫಂಡ್‌ಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹೊರಹರಿವು ಆಗಿದೆ. ಬ್ಯಾಂಕಿಂಗ್ ಮತ್ತು ಸರ್ಕಾರಿ ಸ್ವಾಮ್ಯದ ವಲಯಗಳಿಂದಲೂ ಹೊರಹರಿವು ಆಗಿದೆ ಎಂದು ತಿಳಿಸಿದೆ.



ಡೆಟ್ ಫಂಡ್‌ಗಳ ನಿರ್ವಹಣಾ ಸಂಪತ್ತು

₹14 ಲಕ್ಷ ಕೋಟಿ
ಆಗಸ್ಟ್ 30ಗಳ ಅಂತ್ಯಕ್ಕೆ

₹14.17 ಲಕ್ಷ ಕೋಟಿ
ಜುಲೈ 30ಗಳ ಅಂತ್ಯಕ್ಕೆ

ಸದ್ಯ ಇರುವ ಬಡ್ಡಿದರದ ಪ್ರಮಾಣ ಮತ್ತು ದೇಶದಲ್ಲಿ ಬಡ್ಡಿದರ ಪ್ರಮಾಣವು ಇಳಿಕೆ ಕಾಣಲಿದೆಯೇ ಅಥವಾ ಏರಿಕೆ ಆಗುವುದೇ ಎನ್ನುವ ಕುರಿತು ಸ್ಪಷ್ಟತೆ ಸಿಗದೇ ಇರುವುದರಿಂದಾಗಿ ಹೂಡಿಕೆದಾರರು ಎಚ್ಚರಿಕೆಯ ನಡೆಯನ್ನು ಮುಂದುವರಿಸುವ ಸಾಧ್ಯತೆ ಇದೆ. ಷೇರುಪೇಟೆಯಲ್ಲಿ ಗೂಳಿ ಓಟ ಜೋರಾಗಿರುವುದರಿಂದಲೂ ಹೂಡಿಕೆದಾರರು ಡೆಟ್ ಫಂಡ್‌ಗಳಿಗೆ ಬದಲಾಗಿ ಈಕ್ವಿಟಿಗಳತ್ತ ತಮ್ಮ ಗಮನ ಹರಿಸಿರುವಂತೆ ಕಾಣುತ್ತಿದೆ ಎಂದು ಮಾರ್ನಿಂಗ್‌ಸ್ಟಾರ್ ಇಂಡಿಯಾದ ವಿಶ್ಲೇಷಕ ಮೆಲ್ವಿನ್ ಸ್ಯಾಂಟರಿಟಾ ಹೇಳಿದ್ದಾರೆ.

ಕೆಲವು ಹೂಡಿಕೆದಾರರು ಬಡ್ಡಿದರ ಏರಿಕೆ ಪ್ರವೃತ್ತಿಯು ಬದಲಾಗುವ ಆಗುವ ನಿರೀಕ್ಷೆಯಿಂದ ಸವಾಲನ್ನು ಸ್ವೀಕರಿಸಿದ್ದು, ಡೈನಮಿಕ್ ಬಾಂಡ್ ಫಂಡ್ಸ್, ಲಾಂಗ್ ಡ್ಯುರೇಷನ್ ಫಂಡ್‌ಗಳಲ್ಲಿ ಹೂಡಿಕೆ ಮಾಡಿದ್ದಾರೆ. ಒಂದೊಮ್ಮೆ ಬಡ್ಡಿದರ ಇಳಿಕೆ ಕಂಡಲ್ಲಿ ಅದರಿಂದ ಈ ಹೂಡಿಕೆದಾರರಿಗೆ ಪ್ರಯೋಜನ ಆಗಲಿದೆ ಎಂದು ತಿಳಿಸಿದ್ದಾರೆ.

ಬಡ್ಡಿದರ ಕಡಿತ ಮಾಡುವ ಪ್ರವೃತ್ತಿ ಆರಂಭ ಆಗುವ ಬಗ್ಗೆ ಸ್ಪಷ್ಟನೆ ದೊರೆತ ನಂತರದಲ್ಲಿ ಬಂಡವಾಳ ಒಳಹರಿವು ಆರಂಭ ಆಗಲಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ವಾಟ್ಸ್‌ಆ್ಯಪ್ ಪೇಮೆಂಟ್ ಸೇವೆ ವಿಸ್ತರಣೆಗೆ ಸಿದ್ಧತೆ

ಮುಂಬೈ (ಪಿಟಿಐ): ಭಾರತದಲ್ಲಿ ವಾಟ್ಸ್‌ಆ್ಯಪ್ ಪಾವತಿ ಸೇವೆಗಳು ವಿಸ್ತರಿಸಲು ಕಂಪನಿ ಮುಂದಾಗಿದೆ. ವಾಟ್ಸ್‌ಆ್ಯಪ್ ಮೂಲಕ ಯಾವುದೇ ಯುಪಿಐ ಆ್ಯಪ್, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡುವ ಆಯ್ಕೆಯನ್ನು ನೀಡಲು ಉದ್ದೇಶಿಸಿದೆ.

ಪಾವತಿಯನ್ನು ಮೆಸೇಜ್ ಕಳುಹಿಸುವಷ್ಟೇ ಸುಲಭವಾಗಿಸುವ ನಿಟ್ಟಿನಲ್ಲಿ ರೇಜರ್‌ಪೇ ಮತ್ತು ಪೇಯು ಜೊತೆಗೂಡಿ ಕೆಲಸ ಮಾಡುತ್ತಿರುವುದಾಗಿ ಪೇಟಿಎಂ ತಿಳಿಸಿದೆ.

ವಾಟ್ಸ್‌ಆ್ಯಪ್ ಬಿಸಿನೆಸ್ ಪ್ಲಾಟ್‌ಫಾರಂ ಮೂಲಕ ವಸ್ತುಗಳನ್ನು ಕಾರ್ಟ್‌ಗೆ ಸೇರಿಸಿ ತಮ್ಮಿಷ್ಟದ ಪಾವತಿ ಆಯ್ಕೆಯನ್ನು ಬಳಸಿ ಹಣ ಪಾವತಿಸಬಹುದು. ವಾಟ್ಸ್‌ಆ್ಯಪ್ ಪೇ ಅಥವಾ ಯುಪಿಐ ಆ್ಯಪ್‌ಗಳು, ಡೆಬಿಟ್ ಕಾರ್ಡ್ ಒಳಗೊಂಡು ಇತರ ಯಾವುದೇ ಪಾವತಿ ಮಾರ್ಗಗಳ ಮೂಲಕ ಹಣ ಪಾವತಿಸಬಹುದು. ಹಣ ಪಾವತಿಸಲು ವೆಬ್‌ಸೈಟ್‌ಗೆ ಹೋಗುವ, ಇನ್ನೊಂದು ಆ್ಯಪ್ ತೆರೆಯುವ ಅಗತ್ಯ ಇಲ್ಲ ಎಂದು ಕಂಪನಿಯು ತಿಳಿಸಿದೆ.

ವಾಟ್ಸ್‌ಆ್ಯಪ್ ಚಾಟ್‌ನಲ್ಲಿ ಇದ್ದುಕೊಂಡೇ ಗೂಗಲ್ ಪೇ ಮತ್ತು ಪೇಟಿಎಂ ಆಯ್ಕೆಯನ್ನು ಬಳಸಿ ಹಣ ವರ್ಗಾಯಿಸಬಹುದು. ಇದಕ್ಕಾಗಿ ಗೂಗಲ್ ಪೇ ಮತ್ತು ಪೇಟಿಎಂ ಆ್ಯಪ್‌ಗೆ ಹೋಗುವ ಅಗತ್ಯ ಇಲ್ಲ ಎಂದು ಹೇಳಿದೆ. ಈ ಆಯ್ಕೆಗಳು ಸಿಂಗಪುರ ಮತ್ತು ಬ್ರೆಜಿಲ್‌ನಲ್ಲಿ ಈಗಾಗಲೇ ಸಣ್ಣ ಉದ್ದಿಮೆಗಳಿಗೆ ಲಭ್ಯವಿದೆ ಎಂದು ಕಂಪನಿ ತಿಳಿಸಿದೆ.

ಶೇ 6.2 ಜಿಡಿಪಿ: ಇಂಡಿಯಾ ರೇಟಿಂಗ್ಸ್

ಮುಂಬೈ (ಪಿಟಿಐ): ಇಂಡಿಯಾ ರೇಟಿಂಗ್ಸ್ ಆ್ಯಂಡ್ ರಿಸರ್ಚ್ ಸಂಸ್ಥೆಯು ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಪ್ರಸಕ್ತ ಹಣಕಾಸು ವರ್ಷಕ್ಕೆ ಪರಿಷ್ಕರಣೆ ಮಾಡಿದ್ದು, ಶೇ 6.2ರಷ್ಟು ಆಗಲಿದೆ ಎಂದು ಹೇಳಿದೆ. ಈ ಮೊದಲು ಜಿಡಿಪಿ ಬೆಳವಣಿಗೆಯು ಶೇ 5.9ರಷ್ಟು ಆಗಲಿದೆ ಎನ್ನುವ ಅಂದಾಜನ್ನು ಸಂಸ್ಥೆ ಮಾಡಿತ್ತು.

ಕೇಂದ್ರ ಸರ್ಕಾರದ ಬಂಡವಾಳ ವೆಚ್ಚ, ಭಾರತದ ಕಂಪನಿಗಳು ಮತ್ತು ಬ್ಯಾಂಕ್‌ಗಳ ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು, ಜಾಗತಿಕ ಮಟ್ಟದಲ್ಲಿ ಸರಕುಗಳ ದರ ಇಳಿಕೆ ಹಾಗೂ ಖಾಸಗಿ ಬಂಡವಾಳ ಹೂಡಿಕೆ ಹೆಚ್ಚಾಗುತ್ತಿರುವ ಅಂಶಗಳನ್ನು ಗಮದನಲ್ಲಿ ಇಟ್ಟುಕೊಂಡು ಸಂಸ್ಥೆಯು ಜಿಡಿಪಿ ಬೆಳವಣಿಗೆ ಅಂದಾಜನ್ನು ಪರಿಷ್ಕರಣೆ ಮಾಡಿದೆ.

ಆದರೆ, ಜಾಗತಿಕ ಆರ್ಥಿಕ ಬೆಳವಣಿಗೆ ಮಂದಗತಿಯಲ್ಲಿ ಇರುವುದರಿಂದ ಭಾರತದ ರಫ್ತು ಇಳಿಕೆ ಕಾಣುತ್ತಿದೆ. ಮುಂಗಾರು ಮಳೆಯ ಕೊರತೆ ಮತ್ತು ತಯಾರಿಕಾ ವಲಯದ ಬೆಳವಣಿಗೆ ಮಂದಗತಿಯಲ್ಲಿ ಇರುವುದು ದೇಶದ ಆರ್ಥಿಕ ಬೆಳವಣಿಗೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದೂ ಇಂಡಿಯಾ ರೇಟಿಂಗ್ಸ್ ಹೇಳಿದೆ.

ಜಿಡಿಪಿ ಬೆಳವಣಿಗೆ ತಗ್ಗಲಿದೆ: ಎಡಿಬಿ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷಕ್ಕೆ ಭಾರತದ ಆರ್ಥಿಕ ಬೆಳವಣಿಗೆ ದರದ ಅಂದಾಜನ್ನು ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಶೇಕಡ 6.3ಕ್ಕೆ ಇಳಿಕೆ ಮಾಡಿದೆ. ಈ ಮೊದಲು ಜಿಡಿಪಿಯು ಶೇ 6.4ರಷ್ಟು ಬೆಳವಣಿಗೆ ಕಾಣಲಿದೆ ಎನ್ನುವ ಅಂದಾಜನ್ನು ಅದು ಮಾಡಿತ್ತು.
ರಫ್ತು ಇಳಿಕೆ ಕಾಣುತ್ತಿರುವುದು ಹಾಗೂ ಮುಂಗಾರು ಮಳೆಯ ಕೊರೆಯಿಂದಾಗಿ ಕೃಷಿ ಉತ್ಪಾದನೆ ಇಳಿಕೆ ಕಾಣುವ ಸಾಧ್ಯತೆಯನ್ನು ಗಮನದಲ್ಲಿ ಇಟ್ಟುಕೊಂಡು ಜಿಡಿಪಿ ಬೆಳವಣಿಗೆ ಅಂದಾಜನ್ನು ತಗ್ಗಿಸಿರುವುದಾಗಿ ಹೇಳಿದೆ.

ಬೆಂಗಳೂರು ಸೇರಿ 8 ನಗರಗಳಲ್ಲಿ ಜಿಯೋ ಏರ್ ಫೈಬರ್ ಸೇವೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಿಲಯನ್ಸ್ ಜಿಯೊ ಕಂಪನಿಯು ಬೆಂಗಳೂರು ಒಳಗೊಂಡು 8 ನಗರಗಳಲ್ಲಿ ‘ಜಿಯೊ ಏರ್ ಫೈಬರ್’ ಸೇವೆಗಳನ್ನು ಆರಂಭಿಸಿದೆ.

ಅಹಮದಾಬಾದ್, ಚೆನ್ನೈ, ದೆಹಲಿ, ಹೈದರಾಬಾದ್, ಕೋಲ್ಕತ್ತ, ಮುಂಬೈ ಮತ್ತು ಪುಣೆಯಲ್ಲಿ ಈ ಸೇವೆ ಆರಂಭಿಸಲಾಗಿದೆ.

ಈ ಸೇವೆಯಿಂದ ದೇಶದ ಲಕ್ಷಾಂತರ ಮನೆಗಳಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಲಿದೆ. ವಿಶ್ವ ದರ್ಜೆಯ ಡಿಜಿಟಲ್ ಮನರಂಜನೆ, ಗೃಹ ಸೇವೆ, ಶಿಕ್ಷಣ, ಆರೋಗ್ಯ, ರಕ್ಷಣೆ ಮತ್ತು ಕಣ್ಗಾವಲಿಗೆ ಸಹಾಯಕವಾಗಲಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಏರ್ ಫೈಬರ್ ಮತ್ತು ಏರ್ ಫೈಬರ್ ಮ್ಯಾಕ್ಸ್ ಎಂಬ ಎರಡು ಪ್ಲಾನ್‌ಗಳನ್ನು ಕಂಪನಿ ಪರಿಚಯಿಸಿದೆ. 30 ಎಂಬಿಪಿಎಸ್ ವೇಗದ ಇಂಟರ್ನೆಟ್ ಅನ್ನು ₹ 599ಕ್ಕೆ ಮತ್ತು 100 ಎಂಬಿಪಿಎಸ್ ವೇಗದ ಇಂಟರ್ನೆಟ್ ₹899ಗೆ ಲಭ್ಯವಿದೆ.

ಈ ಎರಡೂ ಪ್ಲಾನ್‌ಗಳಿಂದ ಗ್ರಾಹಕರಿಗೆ 550ಗೂ ಹೆಚ್ಚು ಡಿಜಿಟಲ್ ಚಾನೆಲ್‌ಗಳು ಮತ್ತು 14 ಮನರಂಜನಾ ಆಪ್‌ಗಳು ದೊರೆಯಲಿವೆ ಎಂದು ರಿಲಯನ್ಸ್ ಜಿಯೊ ಕಂಪನಿಯು ಹೇಳಿದೆ.

ದೇಶಿ ಷೇರುಪೇಟೆಗಳಲ್ಲಿ ಹೆಚ್ಚಿದ ಮಾರಾಟದ ಒತ್ತಡ

ಸೆನ್ಸೆಕ್ಸ್ ಶೇ 1ಕ್ಕೂ ಹೆಚ್ಚು ಇಳಿಕೆ

ಮುಂಬೈ (ಪಿಟಿಐ): ಬ್ಯಾಂಕಿಂಗ್ ಮತ್ತು ತೈಲ ವಲಯದ ಷೇರುಗಳು ಹೆಚ್ಚಿನ ಮಾರಾಟದ ಒತ್ತಡಕ್ಕೆ ಒಳಗಾಗಿದ್ದರಿಂದ ದೇಶದ ಷೇರುಪೇಟೆಗಳು ಬುಧವಾರ ಶೇ 1ಕ್ಕೂ ಹೆಚ್ಚಿನ ಇಳಿಕೆ ಕಂಡವು.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 796 ಅಂಶ ಇಳಿಕೆ ಕಂಡು 66,801 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 232 ಅಂಶ ಇಳಿಕೆಯಾಗಿ 19,901 ಅಂಶಗಳಲ್ಲಿ ವಹಿವಾಟು ಅಂತ್ಯಗೊಳಿಸಿತು.

ಅಮೆರಿಕದ ಬಾಂಡ್ ಗಳಿಕೆಯು 16 ತಿಂಗಳ ಗರಿಷ್ಠ ಮಟ್ಟವನ್ನು ತಲುಪಿದೆ. ಇದರ ಜೊತೆಗೆ ಕಚ್ಚಾ ತೈಲ ದರ ಏರಿಕೆಯಿಂದ ಹಣದುಬ್ಬರಕ್ಕೆ ಕಾರಣವಾಗುವ ಆತಂಕವು ಹೂಡಿಕೆದಾರರ ಮೇಲೆ ಪ್ರತಿಕೂಲ ಪರಿಣಾಮ ಬೀರಿತು ಎಂದು ಮಾರಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.

ವಿದೇಶಿ ಬಂಡವಾಳ ಹೊರಹರಿವು ಮತ್ತು ಜಾಗತಿಕ ಮಟ್ಟದಲ್ಲಿ ಹಲವು ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿದರದ ನಿರ್ಧಾರ ಪ್ರಕಟಿಸಬೇಕಿರುವುದು ಸಹ ನಕಾರಾತ್ಮಕ ವಹಿವಾಟಿಗೆ ಕಾರಣವಾಯಿತು.

ಏಷ್ಯಾದ ಮಾರುಕಟ್ಟೆಯಲ್ಲಿ ಟೋಕಿಯೊ, ಶಾಂಘೈ ಮತ್ತು ಹಾಂಗ್ ಕಾಂಗ್ ಷೇರುಪೇಟೆಗಳ ವಹಿವಾಟು ಇಳಿಕೆ ಕಂಡಿತು. ಸೋಲ್ ವಹಿವಾಟು ಏರಿಕೆ ಕಂಡಿದೆ. ಯುರೋಪ್‌ನಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು.

₹2 ಲಕ್ಷ ಕೋಟಿ ದಾಟಿದ ಮಹೀಂದ್ರ ಮಾರುಕಟ್ಟೆ ಮೌಲ್ಯ: ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯ ಮಾರುಕಟ್ಟೆ ಬಂಡವಾಳ ಮೌಲ್ಯವು ಬುಧವಾರದ ವಹಿವಾಟಿನಲ್ಲಿ ₹2 ಲಕ್ಷ ಕೋಟಿಯ ಗಡಿ ದಾಟಿತು. ಎಸ್‌ಯುವಿಗಳಿಗೆ ಬೇಡಿಕೆ ಹೆಚ್ಚಾಗಿರುವುದು ಮತ್ತು ಟ್ರ್ಯಾಕ್ಟರ್ ವಿಭಾಗದಲ್ಲಿ ಮುಂಚೂಣಿ ಸ್ಥಾನದಲ್ಲಿ ಇರುವುದರಿಂದ ಮೌಲ್ಯವು ಹೆಚ್ಚಾಗಿದೆ.

2022ರ ಏಪ್ರಿಲ್‌ನಲ್ಲಿ ₹1 ಲಕ್ಷ ಕೋಟಿಯಷ್ಟು ಇದ್ದ ಮಾರುಕಟ್ಟೆ ಮೌಲ್ಯವು ಸೋಮವಾರದ ವಹಿವಾಟಿನಲ್ಲಿ ₹ 2 ಲಕ್ಷ ಕೋಟಿ ತಲುಪಿತು. ಬುಧವಾರದ ವಹಿವಾಟಿನ ಅಂತ್ಯಕ್ಕೆ ₹2.03 ಲಕ್ಷ ಕೋಟಿಗೆ ತಲುಪಿದೆ.

2 ದಿನದಲ್ಲಿ ₹2.89 ಲಕ್ಷ ಕೋಟಿ ನಷ್ಟ

ನವದೆಹಲಿ: ಎರಡು ದಿನಗಳ ನಕಾರಾತ್ಮಕ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹2.89 ಲಕ್ಷ ಕೋಟಿ ಕರಗಿದೆ. ಇದರಿಂದ ಮುಂಬೈ ಷೇರುಪೇಟೆಯ ಮಾರುಕಟ್ಟೆ ಬಂಡವಾಳ ಮೌಲ್ಯವು ಬುಧವಾರದ ವಹಿವಾಟಿನ ಅಂತ್ಯದ ವೇಳೆಗೆ ₹320.51 ಲಕ್ಷ ಕೋಟಿಗೆ ಇಳಿಕೆ ಕಂಡಿತು.

ಎಜಿಇ23ಎಲ್‌ನಲ್ಲಿ ಟೋಟಲ್ ಹೂಡಿಕೆ

ನವದೆಹಲಿ (ಪಿಟಿಐ): ಫ್ರಾನ್ಸ್‌ನ ಟೋಟಲ್ ಎನರ್ಜೀಸ್ ಕಂಪನಿಯು ಶುದ್ಧ ಇಂಧನಕ್ಕೆ ಸಂಬಂಧಿಸಿದ ಅದಾನಿ ಸಮೂಹದೊಂದಿಗಿನ ಜಂಟಿ ಸಂಸ್ಥೆ ‘ಎಜಿಎಲ್23ಎಲ್’ನಲ್ಲಿ ₹2488 ಕೋಟಿ ಹೂಡಿಕೆ ಮಾಡಲಿದೆ.

ಟೋಟಲ್ ಕಂಪನಿಯು ಈ ಜಂಟಿ ಸಂಸ್ಥೆಯಲ್ಲಿ ಶೇ 50ರಷ್ಟು ಷೇರುಪಾಲು ಹೊಂದಲಿದ್ದು, ಇನ್ನುಳಿದ ಶೇ 50ರಷ್ಟನ್ನು ಅದಾನಿ ಗ್ರೀನ್ ಎನರ್ಜಿ ಲಿಮಿಟಡ್ ಹೊಂದಲಿದೆ ಎಂದು ಎರಡೂ ಕಂಪನಿಗಳು ಪ್ರಕಟಣೆಯಲ್ಲಿ ತಿಳಿಸಿವೆ.

1,050 ಮೆಗಾವಾಟ್ ಸಾಮರ್ಥ್ಯದ ಸೋಲಾರ್ ಮತ್ತು ಪವನ ವಿದ್ಯುತ್ ಉತ್ಪಾದನೆಯ ಸಾಮರ್ಥ್ಯವನ್ನು ಈ ಜಂಟಿ ಸಂಸ್ಥೆ ಹೊಂದಲಿದೆ.

ದೇಶದಾದ್ಯಂತ ಮಾರುಕಟ್ಟೆ ಧಾರಣೆ

ಎಲಕ್ಕಿ ಧಾರಣೆ	
ಸಕಲೇಶಪುರ	
ಕೂಳೆ	750-800
ನಡುಗೋಲು	900-950
ರಾಶಿ	1000-1100
ರಾಶಿ ಉತ್ತಮ	1150-1700
ಹೆರಕಿದ್ದು	1600-1700
ಹಸಿರು ಸಾಧಾರಣ	1200-1250
ಹಸಿರು ಉತ್ತಮ	1600-1700
ಹಸಿರು ಅತಿ ಉತ್ತಮ	1900-2000
ಕಾಳು ಮೆಣಸು	600
ಬಂಟ್ವಾಳ	
ಕೋಕ	15000-25000
ಹೊಸತು	28000-45000
ಹಳತು	46000-48000
ಕಾರ್ಕಳ	
ಹೊಸತು	30000-45000
ಪುತ್ತೂರು	
ಕೋಕ	11000-25000
ಹೊಸತು	34000-45000
ಶಿವಮೊಗ್ಗ	
ರಾಶಿ	41500-50199
ತೀರ್ಥಹಳ್ಳಿ	
ಬೆಟ್ಟೆ	48500-48500
ಸರಕು	64500-72500
ತುಮಕೂರು	
ರಾಶಿ	46800-48500

ಕಾಫಿ (50 ಕೆ.ಜಿಗೆ ₹ ಗಳಲ್ಲಿ)

	ಮೂಡಿಗೆರೆ	ಹಾಸನ		
	ಮುದ್ರಮನೆ	ಪ್ಲಾಂಟರ್ಸ್	ಅಲ್ಲಾನಾ	ನ್ಯೂಯಾರ್ಕ್
ಎಪಿ	12600	12500	-	140.15 ಸೆಂಟ್ಸ್
ಎಸಿ	7000	6400	-	
ಆರ್‌ಪಿ	10100	10100	-	ಲಂಡನ್
ಆರ್‌ಸಿ	5830	240 on OT	-	2442 ಡಾಲರ್ಸ್

ಅಕ್ಟೋಬರ್‌ನಲ್ಲಿ ಪುಟಿನ್ ಚೀನಾ ಪ್ರವಾಸ

ಮಾಸ್ಕೊ(ಎಪಿ): ಚೀನಾದಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ‘ಬೆಲ್ಟ್ ಆ್ಯಂಡ್ ರೋಡ್ ಶೃಂಗ’ದಲ್ಲಿ ಭಾಗಿಯಾಗಲು ಚೀನಾ ಪ್ರವಾಸ ಕೈಗೊಳ್ಳುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಬುಧವಾರ ತಿಳಿಸಿದ್ದಾರೆ.

ಈ ಶೃಂಗದಲ್ಲಿ ಭಾಗಿಯಾಗಬೇಕು ಎಂಬ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರ ಕೋರಿಕೆಗೆ ಒಪ್ಪಿದ್ದೇನೆ ಎಂದು ಪುಟಿನ್ ಹೇಳಿದ್ದಾರೆ.

ಮಾಸ್ಕೊದಲ್ಲಿ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರ ಜತೆ ಸಭೆ ಬಳಿಕ ಮಾತನಾಡಿದ ಪುಟಿನ್ ಅವರು, ‘ಯುರೇಷಿಯನ್ (ಯುರೋಪ್ ಮತ್ತು ಏಷ್ಯಾದ ಭಾಗ) ಅನ್ನು ರಚಿಸುವ ನಮ್ಮ ಅಭಿಪ್ರಾಯಗಳನ್ನು ಚೀನಾ ಮತ್ತು ರಷ್ಯಾ ಕ್ರೋಢೀಕರಿಸುತ್ತಿವೆ. ಚೀನಾದ 'ಬೆಲ್ಟ್ ಆ್ಯಂಡ್ ರೋಡ್' ಯೋಜನೆಯು ಇದರ ಭಾಗವೇ ಆಗಿದೆ' ಎಂದರು. ಉಕ್ರೇನ್ ಮೇಲಿನ ದಾಳಿ ಬಳಿಕ ರಷ್ಯಾ, ಚೀನಾದ ಪರ ನಿಲುವು ಅನುಸರಿಸುತ್ತಿದೆ. ತನ್ನ ಬಳಿಯಿರುವ ಇಂಧನವನ್ನು ಚೀನಾಕ್ಕೆ ಮಾರಾಟ ಮಾಡುತ್ತಿರುವ ರಷ್ಯಾ, ಜಂಟಿ ಸಮರಾಭ್ಯಾಸವನ್ನು ಮಾಡುತ್ತಿದೆ. ಉಕ್ರೇನ್ ಮೇಲಿನ ದಾಳಿ ವಿಚಾರದಲ್ಲಿ ತಟಸ್ಥ ನಿಲುವು ಅನುಸರಿಸಿರುವುದಾಗಿ ಹೇಳಿದ್ದ ಚೀನಾ, ರಷ್ಯಾ ಮೇಲಿನ ಪಾಶ್ಚಿಮಾತ್ಯ ರಾಷ್ಟ್ರಗಳ ನಿರ್ಬಂಧವನ್ನು ಬಹಿರಂಗವಾಗಿ ವಿರೋಧಿಸಿತ್ತು. ಜತೆಗೆ ಪುಟಿನ್ ಅವರ ಸೇನಾ ಕಾರ್ಯಾಚರಣೆಗೆ ಅಮೆರಿಕ ಮತ್ತು ನ್ಯಾಟೊ ಪಡೆಯೇ ಕಾರಣ ಎಂದು ಆರೋಪಿಸಿತ್ತು.



ವ್ಲಾಡಿಮರ್ ಪುಟಿನ್ ಮತ್ತು ಜಿನ್‌ಪಿಂಗ್

ರಷ್ಯಾ ಎಲ್ಲವನ್ನೂ ‘ಅಸ್ತ್ರ’ವಾಗಿಸುತ್ತಿದೆ: ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ

ವಿಶ್ವಸಂಸ್ಥೆ (ಎಪಿ): ಉಕ್ರೇನ್ ಮೇಲಿನ ಯುದ್ಧದಲ್ಲಿ ರಷ್ಯಾವು ಆಹಾರ, ಇಂಧನದಿಂದ ಹಿಡಿದು ಅಪಹರಣ ಮಾಡಿದ್ದ ಮಕ್ಕಳವರೆಗೆ ಎಲ್ಲವನ್ನೂ ‘ಶಸ್ತ್ರೀಕರಣ’ಗೊಳಿಸುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ.

ಉಳಿದ ರಾಷ್ಟ್ರಗಳ ವಿರುದ್ಧವೂ ಅವರು (ರಷ್ಯಾ) ಇದೇ ರೀತಿಯಾಗಿ ನಡೆದುಕೊಳ್ಳಬಹುದು ಎಂದು ಝೆಲೆನ್‌ಸ್ಕಿ, ವಿಶ್ವದ ನಾಯಕರನ್ನು ಎಚ್ಚರಿಸಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಉನ್ನತಮಟ್ಟದ ವಾರ್ಷಿಕ ಸಭೆಯನ್ನು ಮಂಗಳವಾರ ಉದ್ದೇಶಿಸಿ ಮಾತನಾಡಿದ ಅವರು, ‘ಒಂದು ರಾಷ್ಟ್ರದ ವಿರುದ್ಧ ದ್ವೇಷವನ್ನೇ ಅಸ್ತ್ರವನ್ನಾಗಿಸಿಕೊಂಡಾಗ, ಅದು ಎಂದಿಗೂ ಕೊನೆಯಾಗುವುದಿಲ್ಲ’ ಎಂದು ಹೇಳಿದರು.

‘ಉಕ್ರೇನ್ ವಿರುದ್ಧದ ಪ್ರಸ್ತುತ ಯುದ್ಧದ ಗುರಿಯು ನಮ್ಮ ಭೂಮಿ, ನಮ್ಮ ಜನರು, ನಮ್ಮ ಜೀವನ, ನಮ್ಮ ಸಂಪನ್ಮೂಲಗಳನ್ನು ನಮ್ಮ ವಿರುದ್ಧದ ಅಸ್ತ್ರಗಳಾಗಿ ಪರಿವರ್ತಿಸುವುದಾಗಿದೆ. ಇದು ಅಂತರರಾಷ್ಟ್ರೀಯ ನಿಯಮಗಳಿಗೆ ವಿರುದ್ಧವಾದುದು’ ಎಂದು ಝೆಲೆನ್‌ಸ್ಕಿ ಹೇಳಿದರು.



ವೊಲೊಡಿಮಿರ್ ಝೆಲೆನ್‌ಸ್ಕಿ

15 ನಿಮಿಷಗಳ ಭಾಷಣದಲ್ಲಿ ಝೆಲೆನ್‌ಸ್ಕಿ, ‘ಯುದ್ಧದಲ್ಲಿ ರಷ್ಯಾ ಪಡೆಗಳು ಕನಿಷ್ಠ ಹತ್ತಾರು ಸಾವಿರ ಮಕ್ಕಳನ್ನು ಅಪಹರಿಸಿಕೊಂಡು ಹೋಗಿವೆ. ಆ ಮಕ್ಕಳನ್ನು ರಷ್ಯಾದಲ್ಲಿಟ್ಟುಕೊಂಡು ಅವರಿಗೆ ಉಕ್ರೇನ್ ಅನ್ನು ದ್ವೇಷಿಸಲು ಕಲಿಸಲಾಗುತ್ತಿದೆ. ಆ ಮಕ್ಕಳಿಗೆ ಕುಟುಂಬದ ಸಂಬಂಧಗಳಿಂದ ದೂರ ಮಾಡಲಾಗಿದೆ. ಇದು ಸ್ಪಷ್ಟವಾಗಿ ನರಮೇಧ ಕೃತ್ಯ’ ಎಂದು ಅವರು ಹೇಳಿದರು.

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಟರ್ಕಿ ಅಧ್ಯಕ್ಷ

ವಿಶ್ವಸಂಸ್ಥೆ (ಪಿಟಿಐ): ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದರು.

ವಿಶ್ವಸಂಸ್ಥೆಯ ಸಾಮಾನ್ಯಸಭೆಯ 78ನೇ ಅಧಿವೇಶನದ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನ ಮಾತುಕತೆ ಮೂಲಕ ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಂಡರೆ ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಲಿದೆ. ಜೊತೆಗೆ ಇದು ದಕ್ಷಿಣ ಏಷ್ಯಾದಲ್ಲಿ ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದರು.

‘ಈ ನಿಟ್ಟಿನಲ್ಲಿ ಕೈಗೊಳ್ಳುವ ಕ್ರಮಗಳಿಗೆ ನಾವು ಬೆಂಬಲ ನೀಡುತ್ತೇವೆ’ ಎಂದೂ ಹೇಳಿದರು.

‘ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಮಹತ್ವದ ಪಾತ್ರ ವಹಿಸಿದೆ ಎಂಬುದು ಹೆಮ್ಮೆಯ ವಿಚಾರ. ಈಗಿರುವ ಐದು ಕಾಯಂ ಸದಸ್ಯ ರಾಷ್ಟ್ರಗಳು ಅಷ್ಟೇ ಅಲ್ಲದೆ, 15 ತಾತ್ಕಾಲಿಕ ಸದಸ್ಯ ರಾಷ್ಟ್ರಗಳನ್ನು ಭದ್ರತಾ ಮಂಡಳಿಯ ಶಾಶ್ವತ ಸದಸ್ಯ ರಾಷ್ಟ್ರಗಳನ್ನಾಗಿ ಮಾಡುವುದಕ್ಕೆ ನಮ್ಮ ಬೆಂಬಲವಿದೆ’ ಎಂದೂ ಹೇಳಿದರು.

‘ಅವೆಲ್ಲವೂ (5+15) ಭದ್ರತಾ ಮಂಡಳಿಯ ಕಾಯಂ ಸದಸ್ಯ ರಾಷ್ಟ್ರಗಳಾಗಬೇಕು. ಜಗತ್ತು ದೊಡ್ಡದಿದೆ. ಕೇವಲ ಐದು ರಾಷ್ಟ್ರಗಳು (ಅಮೆರಿಕ, ಬ್ರಿಟನ್, ಫ್ರಾನ್ಸ್, ಚೀನಾ ಮತ್ತು ರಷ್ಯಾ) ಮಾತ್ರ ಕಾಯಂ ಸದಸ್ಯತ್ವ ಪಡೆಯುವುದು ಸರಿಯಲ್ಲ’ ಎಂದು ಹೇಳಿದರು.

ಇಬ್ಬರು ಭಾರತೀಯರಿಗೆ ಜೈಲು ಶಿಕ್ಷೆ

ವಾಷಿಂಗ್ಟನ್ (ಪಿಟಿಐ): ಸ್ವಯಂಚಾಲಿತ ರೋಬೊ ದೂರವಾಣಿ ಕರೆಗಳನ್ನು ಬಳಸಿಕೊಂಡು ಅಮೆರಿಕದಾದ್ಯಂತ ಹಲವು ಜನರನ್ನು ಬೆದರಿಸಿ ಸುಮಾರು ₹9.96 ಕೋಟಿ ಹಣ ವಸೂಲಿ ಮಾಡಿರುವ ‘ರೋಬೊಕಾಲ್ ಹಗರಣ’ದಲ್ಲಿ ಭಾಗಿಯಾದ ಇಬ್ಬರು ಭಾರತೀಯ ಪ್ರಜೆಗಳಿಗೆ 41 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಅರುಶೋಬಿಕೆ ಮಿತ್ರ (29) ಮತ್ತು ಗರ್ಬಿತಾ ಮಿತ್ರ (25) ಶಿಕ್ಷೆಗೆ ಗುರಿಯಾದವರು. ಅಮೆರಿಕದ ಜಿಲ್ಲಾ ನ್ಯಾಯಾಧೀಶರಾದ ಎಸ್ತರ್ ಸಲಾಸ್ ಅವರ ಎದುರು ಈ ಇಬ್ಬರು ತಪ್ಪೊಪ್ಪಿಕೊಂಡಿದ್ದರು ಎಂದು ವಕೀಲ ಫಿಲಿಪ್ ಆರ್. ಸೆಲ್ಲಿಂಗರ್ ಮಂಗಳವಾರ ಹೇಳಿದ್ದಾರೆ. ‘ಈ ಪ್ರಕರಣದ ಸಂಚುಕೋರರು ಕೆಲವು ದುರ್ಬಲ ನಾಗರಿಕರನ್ನು ಗುರಿಯಾಗಿಸಿಕೊಂಡು ಅವರ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸಲು ಬೆದರಿಕೆ ತಂತ್ರಗಳನ್ನು ಬಳಸಿದ್ದರು’ ಎಂದು ಸೆಲ್ಲಿಂಗರ್ ಹೇಳಿದರು.

ಇಸ್ರೇಲ್ ದಾಳಿ: ಪ್ಯಾಲೆಸ್ಟೀನ್‌ನ 6 ಮಂದಿ ಸಾವು

ಟೆಲ್ ಅವಿವ್ (ಎಪಿ): ಪ್ಯಾಲೆಸ್ಟೀನ್‌ನ ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಬುಧವಾರ ಪ್ಯಾಲೆಸ್ಟೀನ್‌ನ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಇಲ್ಲಿನ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರು ಮಂದಿಯಲ್ಲಿ ಕನಿಷ್ಠ ಮೂವರು ಭಯೋತ್ಪಾದಕರು ಇದ್ದಾರೆ ಎಂದು ತಿಳಿದುಬಂದಿದೆ.

ವೆಸ್ಟ್ ಬ್ಯಾಂಕ್‌ನ ಉತ್ತರ ಭಾಗದಲ್ಲಿರುವ ಜೆನಿನ್ ಎಂಬ ನಿರಾಶ್ರಿತರ ಶಿಬಿರದ ಮೇಲೆ ದಾಳಿ ಮಾಡಿದ ಇಸ್ರೇಲ್ ಸೇನೆ, ನಾಲ್ವರನ್ನು ಕೊಂದು ಹಾಕಿತ್ತು. ಈ ವೇಳೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಮತ್ತೊಂದು ನಿರಾಶ್ರಿತರ ಶಿಬಿರದಲ್ಲಿ ಮತ್ತೊಬ್ಬ ಪ್ಯಾಲೆಸ್ಟೀನ್ ಪ್ರಜೆ ಬಲಿಯಾಗಿದ್ದ. ಒಟ್ಟಾರೆ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಗುಂಡಿನ ದಾಳಿಯಲ್ಲಿ ತನ್ನ ಆರು ಪ್ರಜೆಗಳು ಬಲಿಯಾಗಿದ್ದಾರೆ ಎಂದು ಪ್ಯಾಲೆಸ್ಟೀನ್ ಅಧಿಕಾರಿಗಳು ತಿಳಿಸಿದ್ದಾರೆ.

ಟ್ರಂಪ್ ಪುತ್ರನ ‘ಎಕ್ಸ್’ ಖಾತೆ ಹ್ಯಾಕ್

ವಾಷಿಂಗ್ಟನ್ (ಪಿಟಿಐ): ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರನ ‘ಎಕ್ಸ್’ (ಟ್ವಿಟ್ಟರ್) ಖಾತೆಯನ್ನು ದುಷ್ಕರ್ಮಿಗಳು ಬುಧವಾರ ಕೆಲ ಹೊತ್ತು ಹ್ಯಾಕ್ ಮಾಡಿ, ಟ್ರಂಪ್ ಮೃತಪಟ್ಟಿದ್ದಾರೆ ಎಂದು ಸುಳ್ಳುಸುದ್ದಿ ಹಬ್ಬಿಸಿದ್ದರು.

ಬೆಳಿಗ್ಗೆ ಎಕ್ಸ್ ಖಾತೆಯಲ್ಲಿ, ‘ತಂದೆ ಡೊನಾಲ್ಡ್ ಟ್ರಂಪ್ ಮೃತಪಟ್ಟರೆಂದು ತಿಳಿಸಲು ವಿಷಾದಿಸುತ್ತೇನೆ. 2024ರಲ್ಲಿ ಅಧ್ಯಕ್ಷೀಯ ಅಭ್ಯರ್ಥಿಯಾಗಿ ನಾನು ಕಣಕ್ಕಿಳಿಯುತ್ತೇನೆ’ ಎಂಬ ಪೋಸ್ಟ್ ಹಂಚಿಕೊಳ್ಳಲಾಗಿತ್ತು.ಇದರ ಜೊತೆಗೆ ಹಲವು ಅಸಂಬಂಧ ಮತ್ತು ಆಕ್ಷೇಪಾರ್ಹ ಪೋಸ್ಟ್‌ಗಳನ್ನೂ ಹಂಚಿಕೊಳ್ಳಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ವತಃ ಟ್ರಂಪ್ ‘ಟ್ರುತ್ ಸೋಷಿಯಲ್’ ಮೂಲಕ ತಮ್ಮ ಇರುವಿಕೆಯನ್ನು ದೃಢಪಡಿಸಿದರು.

ಸದ್ಯ ‘ಎಕ್ಸ್’ ಖಾತೆಯನ್ನು ಮರುವಶಕ್ಕೆ ಪಡೆದು ಪೋಸ್ಟ್‌ಗಳನ್ನು ಅಳಿಸಿಹಾಕಲಾಗಿದೆ.

ಜೆಎಂಎಂ ಸಂಸದರಿಗೆ ಲಂಚ • ಪಿ.ವಿ. ನರಸಿಂಹರಾವ್ ವರ್ಸಸ್ ಸಿಬಿಐ ಪ್ರಕರಣದ ವಿಚಾರಣೆ

ತೀರ್ಪು ಮರುಪರಿಶೀಲನೆ: 'ಸುಪ್ರೀಂ'

ನವದೆಹಲಿ (ಪಿಟಿಐ): 1993ರಲ್ಲಿ ನಡೆದಿದ್ದ ಜೆಎಂಎಂ ಲಂಚ ಪ್ರಕರಣದಲ್ಲಿ 1998ರಲ್ಲಿ ನೀಡಿರುವ ತೀರ್ಪು ಮರು ಪರಿಶೀಲಿಸಲು ಸುಪ್ರೀಂ ಕೋರ್ಟ್ ಬುಧವಾರ ಸಮ್ಮತಿಸಿದೆ.

ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ 'ಪಿ.ವಿ. ನರಸಿಂಹರಾವ್ ವರ್ಸಸ್ ಸಿಬಿಐ' ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠವು ನೀಡಿದ್ದ ತನ್ನ ತೀರ್ಪಿನಲ್ಲಿ ಸದನದ ಒಳಗೆ ಮಾಡಿದ ಯಾವುದೇ ಭಾಷಣ ಮತ್ತು ಮತದಾನದ ಹಕ್ಕು ಚಲಾವಣೆ ಸಂಬಂಧ ಸಂವಿಧಾನದ ಅಡಿಯಲ್ಲಿ ಸಂಸದರಿಗೆ ಕ್ರಿಮಿನಲ್ ಮೊಕದ್ದಮೆಯಿಂದ ವಿನಾಯಿತಿ ಇದೆ ಎಂದು ಹೇಳಿತ್ತು.

ಈ ತೀರ್ಪಿನ ಪ್ರಕಾರ, ಸಂಸತ್ತಿನಲ್ಲಿ ಅಥವಾ ರಾಜ್ಯ ವಿಧಾನಸಭೆ, ವಿಧಾನಪರಿಷತ್‌ಗಳಲ್ಲಿ ಪ್ರಶ್ನೆ ಕೇಳಲು ಅಥವಾ ಮತ ಚಲಾಯಿಸಲು ಲಂಚ ಪಡೆದ ಪ್ರಕರಣಗಳಲ್ಲಿ ಸಂಸದರು ಮತ್ತು ಶಾಸಕರಿಗೆ ಪ್ರಾಸಿಕ್ಯೂಷನ್‌ನಿಂದ ವಿನಾಯಿತಿ ಲಭಿಸಿತ್ತು.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳಿದ್ದ ಸಂವಿಧಾನ ಪೀಠವು, ಈ ತೀರ್ಪನ್ನು ಹೊಸದಾಗಿ ಪರಿಶೀಲಿಸಲು ಏಳು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠ ಸ್ಥಾಪಿಸುವುದಾಗಿ ಹೇಳಿದೆ.

ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ಎಂ.ಎಂ. ಸುಂದರೇಶ್, ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಈ ಪೀಠವು, 'ಈ ಹಂತದಲ್ಲಿ, ಪಿ.ವಿ. ನರಸಿಂಹ ರಾವ್ ಅವರು ವಿಶ್ವಾಸಮತ ಸಾಬೀತುಪಡಿಸಿದ ವಿಧಾನ ಸರಿಯಾಗಿತ್ತಾ ಎನ್ನುವ ದೃಷ್ಟಿಕೋನದಲ್ಲೂ ಈ ತೀರ್ಪನ್ನು ಏಳು ನ್ಯಾಯಮೂರ್ತಿಗಳ ವಿಸ್ತೃತ ಪೀಠವು ನಿರ್ಧರಿಸಲಿದೆ' ಎಂದು ಹೇಳಿದೆ.

ದೇಶದ ನಾಗರಿಕರಿಗೂ, ಜನಪ್ರತಿನಿಧಿಗಳಿಗೂ ಸಾಮಾನ್ಯ ಕ್ರಿಮಿನಲ್ ಕಾನೂನು ಒಂದೇ. ಇದರಲ್ಲಿ ಯಾರಿಗೂ ವಿನಾಯಿತಿ ಇಲ್ಲದಿರುವಾಗ, ಈ ವಿಷಯದಲ್ಲಿ ಹೆಚ್ಚಿನ ಸವಲತ್ತುಗಳನ್ನು ಹೊಂದಿರುವ ವ್ಯಕ್ತಿಗಳಾಗಿ ಶಾಸಕಾಂಗದ ಪ್ರತಿನಿಧಿಗಳನ್ನು ಪ್ರತ್ಯೇಕಿಸಬಾರದು ಎಂಬುದು ಸಾಂವಿಧಾನಿಕ ನಿಬಂಧನೆಗಳ ಉದ್ದೇಶವಾಗಿದೆ ಎಂದೂ ಪೀಠ ಹೇಳಿದೆ.

ಪರಿಶಿಷ್ಟರಿಗೆ ಮೀಸಲು ವಿಸ್ತರಣೆ: ಪರಾಮರ್ಶೆಗೆ ಕೋರ್ಟ್ ನಿರ್ಧಾರ

ನವದೆಹಲಿ (ಪಿಟಿಐ): ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ನೀಡಲಾದ ಮೀಸಲಾತಿಯನ್ನು ಸಂವಿಧಾನದಲ್ಲಿ ಸೂಚಿಸಿದ ಮೊದಲ ಹತ್ತು ವರ್ಷಗಳ ಆಚೆಗೂ ವಿಸ್ತರಿಸಿರುವುದರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 21ರಂದು ಕೈಗೆತ್ತಿಕೊಳ್ಳಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ಎಂ.ಎಂ. ಸುಂದರೇಶ್, ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಸಂವಿಧಾನ ಪೀಠವು, ಸಂವಿಧಾನದ 104ನೇ ತಿದ್ದುಪಡಿ ಮೂಲಕ ಮತ್ತೆ ಹತ್ತು ವರ್ಷಗಳ ಕಾಲ ಈ ಸಮುದಾಯಗಳಿಗೆ ಮೀಸಲಾತಿ ಸೌಲಭ್ಯ ವಿಸ್ತರಿಸಿದ್ದರ ಬಗ್ಗೆ ಪರಾಮರ್ಶೆ ನಡೆಸಲಿದೆ.

ಮೀಸಲಾತಿ ವಿಸ್ತರಣೆಗಾಗಿ ಸಂವಿಧಾನಕ್ಕೆ ಈ ಹಿಂದೆ ತಂದಿರುವ ತಿದ್ದುಪಡಿಗಳನ್ನು ಪರಿಶೀಲನೆಗೆ ಒಳಪಡಿಸುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಪೌರತ್ವ ಕಾಯ್ದೆಯ ಸೆಕ್ಷನ್ 6ಎ ಸಿಂಧುತ್ವ ಅ. 17ಕ್ಕೆ ವಿಚಾರಣೆ

ನವದೆಹಲಿ (ಪಿಟಿಐ): ಅಸ್ಸಾಂನ ಅಕ್ರಮ ವಲಸಿಗರಿಗೆ ಸಂಬಂಧಿಸಿದಂತೆ ಪೌರತ್ವ ತಿದ್ದುಪಡಿ ಕಾಯ್ದೆಯ 'ಸೆಕ್ಷನ್ 6ಎ'ಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್, ಅಕ್ಟೋಬರ್ 17ರಂದು ನಡೆಸಲಿದೆ.

ಈ ಸೆಕ್ಷನ್‌ನಡಿ ವಲಸಿಗರಿಗೆ ಪೌರತ್ವಕ್ಕೆ ಅವಕಾಶ ಕಲ್ಪಿಸಿರುವುದರಿಂದ ಅಸ್ಸಾಂನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಳವಾಗಿದೆ ಎಂದು ದೂರಿ 17 ಅರ್ಜಿಗಳು ಸಲ್ಲಿಕೆಯಾಗಿವೆ.


1985ರ ಅಸ್ಸಾಂ ಒಪ್ಪಂದದ ಅನುಸಾರ 1966ರ ಜನವರಿ 1ರಿಂದ 1971ರ ಮಾರ್ಚ್ 25ರೊಳಗೆ ಬಾಂಗ್ಲಾದೇಶ ಸೇರಿದಂತೆ ನಿರ್ದಿಷ್ಟಪಡಿಸಿದ ಪ್ರದೇಶದಿಂದ ಅಸ್ಸಾಂಗೆ ವಲಸೆ ಬಂದವರನ್ನು ಅಲ್ಲಿನ ನಿವಾಸಿಗಳೆಂದು ಪರಿಗಣಿಸಲಾಗುತ್ತದೆ. ಅವರು ಕಾಯ್ದೆಯ ಸೆಕ್ಷನ್ 18ರ ಅಡಿ ಪೌರತ್ವಕ್ಕೆ ನೋಂದಣಿ ಮಾಡಿಕೊಳ್ಳಬೇಕಿದೆ. ನಿಗದಿಪಡಿಸಿರುವ ಈ ಅವಧಿಯ ಬಳಿಕ ವಲಸೆ ಬಂದವರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಲಾಗುತ್ತದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ಎಂ.ಎಂ. ಸುಂದರೇಶ್, ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಸಂವಿಧಾನ ಪೀಠವು ವಿಚಾರಣೆ ನಡೆಸಲಿದೆ.

'ಮೂಲಭೂತ ಹಕ್ಕಿನಡಿ ಅವಧಿಪೂರ್ವ ಬಿಡುಗಡೆಗೆ ಮನವಿ ಸಲ್ಲಿಸಬಹುದೇ?'

ಬಿಲ್ಕಿಸ್ ಬಾನು ಪ್ರಕರಣ: ಸುಪ್ರೀಂ ಕೋರ್ಟ್ ಪ್ರಶ್ನೆ

ಪ್ರಜಾವಾಣಿ ವಾರ್ತೆ



ನವದೆಹಲಿ: ಒಬ್ಬ ಅಪರಾಧಿ ಮೂಲಭೂತ ಹಕ್ಕಿನ ಭಾಗವಾಗಿ ಅವಧಿಪೂರ್ವ ಬಿಡುಗಡೆಗೆ ಮನವಿ ಸಲ್ಲಿಸಬಹುದೇ ಎಂದು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿದೆ.

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ದೋಷಿಗಳ ಅವಧಿಪೂರ್ವ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನು ಒಳಗೊಂಡ ನ್ಯಾಯಪೀಠ ಹೀಗೆ ಪ್ರಶ್ನಿಸಿತು.

ಸಂವಿಧಾನದ 32ನೇ ವಿಧಿಯಡಿ ಅಪರಾಧಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಜಿ ಸಲ್ಲಿಸಬಹುದೇ ಎಂದು ಕೇಳಿತು.

ಪ್ರಕರಣದ ಅಪರಾಧಿ ಪರ ಹಾಜರಿದ್ದ ವಕೀಲರೊಬ್ಬರು, ಜೈಲಿನಿಂದ ಬಿಡುಗಡೆಯಾದ ಬಳಿಕ ಒಂದು ವರ್ಷಕ್ಕೂ ಹೆಚ್ಚು ಕಾಲ ತಮ್ಮ ಕಕ್ಷಿದಾರರು ಸ್ವತಂತ್ರವಾಗಿದ್ದಾರೆ. ನ್ಯಾಯಾಲಯ ಅವರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಬಾರದು ಎಂದು ಮನವಿ ಮಾಡಿದರು.

'ಅವಧಿಪೂರ್ವ ಬಿಡುಗಡೆಗೆ ಅವಕಾಶ ನೀಡಿದ್ದನ್ನು ಅಥವಾ ನಿರಾಕರಿಸಿದ್ದನ್ನು ಪ್ರಶ್ನಿಸಿ 226ನೇ ವಿಧಿಯಡಿಯಲ್ಲಿ ಹೈಕೋರ್ಟ್‌ಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ' ಎಂದು ವಾದಿಸಿದರು.

ಆಗ ನ್ಯಾಯಪೀಠ, 'ಮೂಲಭೂತ ಹಕ್ಕಿನ ಭಾಗವಾಗಿ ಅವಧಿಪೂರ್ವ ಬಿಡುಗಡೆಗೆ ಕೋರಲು ಸಾಧ್ಯವೇ' ಎಂದು ಪ್ರಶ್ನಿಸಿತು.

ದೋಷಿ ಪರ ವಕೀಲರು, ಅರ್ಜಿದಾರರ ಯಾವುದೇ ಮೂಲಭೂತ ಹಕ್ಕು ಉಲ್ಲಂಘನೆಯಾಗಿಲ್ಲ. ಹಾಗಾಗಿ ಅವರು ಅಂಥ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.


'ಒಮ್ಮೆ ತಮ್ಮ ಕಕ್ಷಿದಾರರು ಕಾರಾಗೃಹದಿಂದ ಬಿಡುಗಡೆಯಾದ ನಂತರ ಅವರ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುವಂತಿಲ್ಲ. ದೂರುದಾರರು ಮೂಲಭೂತ ಹಕ್ಕಾದ 'ಸ್ವಾತಂತ್ರ್ಯ'ವನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ಹೇಳಿದರು.

ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಅಡಿಯಲ್ಲಿಯೂ ಸಂತ್ರಸ್ತ ಮತ್ತು ದೂರುದಾರರು ಸೀಮಿತ ಪಾತ್ರ ಹೊಂದಿದ್ದಾರೆ. ಒಮ್ಮೆ ಶಿಕ್ಷೆ ಘೋಷಣೆಯಾದರೆ ಸಂತ್ರಸ್ತನ ಪಾತ್ರ ಕೊನೆಯಾಗುತ್ತದೆ ಎಂದು ವಾದ ಮಂಡಿಸಿದರು.

ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿತು.

11 ಅಪರಾಧಿಗಳನ್ನು ಅವಧಿಪೂರ್ವವಾಗಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಲ್ಕಿಸ್ ಬಾನು ಸಲ್ಲಿಸಿದ್ದ ಅರ್ಜಿಯೂ ಸೇರಿದಂತೆ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಐಎಎಫ್ ಶಸ್ತ್ರಾಸ್ತ್ರ ನಿರ್ವಹಣಾ ವಿಭಾಗಕ್ಕೆ ಮೊದಲ ತಂಡ ನೇಮಕ



ನವದೆಹಲಿ: 'ಭಾರತೀಯ ವಾಯುಪಡೆಯಲ್ಲಿ ಹೊಸದಾಗಿ ಆರಂಭಿಸಿರುವ ಶಸ್ತ್ರಾಸ್ತ್ರ ನಿರ್ವಹಣಾ ವಿಭಾಗಕ್ಕೆ (ವೆಪನ್ಸ್ ಸಿಸ್ಟಂ ಬ್ರಾಂಚ್) 33 ಅಧಿಕಾರಿಗಳನ್ನು ಒಳಗೊಂಡ ಮೊದಲ ಬ್ಯಾಚ್ ನೇಮಕಗೊಂಡಿದ್ದು, ಮುಂದಿನ ವರ್ಷದ ಅಂತ್ಯದಲ್ಲಿ ಈ ತಂಡ ಕರ್ತವ್ಯಕ್ಕೆ ಹಾಜರಾಗಲಿದೆ' ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ವಿ.ಆರ್. ಚೌಧರಿ ತಿಳಿಸಿದ್ದಾರೆ.

ಬುಧವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಕ್ಷಿಪಣಿ, ಡ್ರೋನ್ ಬಳಕೆ, ಯುದ್ಧ ವಿಮಾನ ಹಾರಾಟ ಹಾಗೂ ಬಾಹ್ಯಾಕಾಶ ಆಧಾರಿತ ವ್ಯವಸ್ಥೆಯ ನಿರ್ವಹಣೆ ಮಾಡುವುದು ಈ ಅಧಿಕಾರಿಗಳ ಹೊಣೆಯಾಗಿದೆ' ಎಂದರು.

'ಈ ವಿಭಾಗ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೆಲವು ವಾರಗಳ ಹಿಂದೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮುಂದಿನ ವರ್ಷದ ಆರಂಭದಲ್ಲಿ ಅಧಿಕಾರಿಗಳ ಮೊದಲ ತಂಡಕ್ಕೆ ಐಎಎಫ್ ಅಕಾಡೆಮಿಯಲ್ಲಿ ತರಬೇತಿ ನೀಡಲಾಗುತ್ತದೆ. ವರ್ಷಾಂತ್ಯದಲ್ಲಿ ಅವರು ಸೇವೆಗೆ ಲಭಿಸಲಿದ್ದಾರೆ' ಎಂದು ಹೇಳಿದರು.

ಮೊದಲ ಹಂತದಲ್ಲಿ ದಿಂಡಿಗಲ್ ಹಾಗೂ ಎರಡನೇ ಹಂತದಲ್ಲಿ ಬೇಗಂಪೇಟೆಯಲ್ಲಿ ತರಬೇತಿ ನೀಡಲಾಗುತ್ತದೆ. ಅಲ್ಲದೇ, ಬೇಗಂಪೇಟೆಯ ಏರ್‌ಫೋರ್ಸ್ ಸ್ಟೇಷನ್‌ನಲ್ಲಿಯೇ ಶಸ್ತ್ರಾಸ್ತ್ರ ನಿರ್ವಹಣಾ ಶಾಲೆಯನ್ನೂ ತೆರೆಯಲಾಗುತ್ತದೆ ಎಂದರು.



ಕುರ್ಮಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಜಾರ್ಖಂಡ್‌ನ ಧನಬಾದ್ ರೈಲ್ವೆ ನಿಲ್ದಾಣದಲ್ಲಿನ ಹಳಿಗಳ ಮೇಲೆ ಕುಳಿತು ಸಮುದಾಯದ ಜನರು ಬುಧವಾರ ಪ್ರತಿಭಟನೆ ನಡೆಸಿದರು —ಪಿಟಿಐ ಚಿತ್ರ

'ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ'

ಲಖನೌ: ಪ್ರೀತಿಸುವ ಸಂದರ್ಭದಲ್ಲಿ ಮಹಿಳೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಅನಂತರ ಯಾವುದೋ ಕಾರಣಕ್ಕಾಗಿ ಪ್ರೇಮಿ ಆಕೆಯನ್ನು ವಿವಾಹವಾಗಲು ನಿರಾಕರಿಸಿದರೆ, ಈ ಹಿಂದಿನ ದೈಹಿಕ ಸಂಬಂಧವನ್ನು ಅತ್ಯಾಚಾರ ಎನ್ನಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೀರ್ಘಕಾಲದಿಂದ ಪ್ರಿಯತಮೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ವ್ಯಕ್ತಿ ಜಿಯಾವುಲ್ಲಾ ಅನಂತರ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದರು. ಹೀಗಾಗಿ ಅವರ ವಿರುದ್ಧ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನೀಶ್ ಕುಮಾರ್ ಗುಪ್ತಾ ನೇತೃತ್ವದ ಏಕಸದಸ್ಯ ಪೀಠವು ಹೀಗೆ ಅಭಿಪ್ರಾಯಪಟ್ಟಿದೆ.

'ಮಹಿಳೆ ಮತ್ತು ಆರೋಪಿ ಇಬ್ಬರೂ 15ಕ್ಕೂ ಹೆಚ್ಚು ವರ್ಷಗಳಿಂದ ಪರಿಚಯಸ್ಥರು. ಪೋಷಕರ ಒಪ್ಪಿಗೆಯ ಮೇರೆಗೆ ಅವರಿಬ್ಬರೂ ಕಳೆದ ಎಂಟು ವರ್ಷಗಳಿಂದ ಪರಸ್ಪರ ದೈಹಿಕ ಸಂಬಂಧ ಹೊಂದಿದ್ದರು. ಈ ಸಂಬಂಧವು ಆಕೆಯ ಇಚ್ಛೆಗೆ ವಿರುದ್ಧವಾಗಿ ಇರಲಿಲ್ಲ ಎಂಬುದು ಇಲ್ಲಿ ಗಮನಾರ್ಹ ವಿಚಾರ' ಎಂದು ನ್ಯಾಯಾಲಯ ತಿಳಿಸಿದೆ.

'ಜಿಯಾವುಲ್ಲಾ ಮದುವೆಯಾಗಲು ನಿರಾಕರಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಆರಂಭದಲ್ಲಿ ಆರೋಪಿ ವಿವಾಹವಾಗುವುದಾಗಿ ಸುಳ್ಳು ಭರವಸೆ ನೀಡಿರಲಿಲ್ಲ. ಆದರೆ ಅನಂತರದ ಬೆಳವಣಿಗೆಗಳ ಕಾರಣದಿಂದ ಅವರು ಸಂತ್ರಸ್ತೆಯನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾರೆ ಎಂಬುದು ಸ್ಪಷ್ಟ. ಹೀಗಾಗಿ ಇಬ್ಬರ ನಡುವಣ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರ ಎನ್ನಲಾಗದು' ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಸಜ್ಜನ್ ಕುಮಾರ್ ಖುಲಾಸೆ

ನವದೆಹಲಿ (ಪಿಟಿಐ): 1984ರ ಸಿಖ್ ವಿರೋಧಿ ಗಲಭೆ ವೇಳೆ ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ ಖುಲಾಸೆಗೊಳಿಸಿದೆ.

ಅಲ್ಲದೆ, ಇದೇ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳಾದ ವೇದ್ ಪ್ರಕಾಶ್ ಪಿ. ಮತ್ತು ಬ್ರಹ್ಮಾನಂದ ಗುಪ್ತ ಅವರ ವಿರುದ್ಧದ ಕೊಲೆ ಮತ್ತು ಗಲಭೆ ಸೃಷ್ಟಿಸಿದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ, ಈ ಇಬ್ಬರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಧರ್ಮದ ಆಧಾರದಲ್ಲಿ ಸಮುದಾಯಗಳ ಮಧ್ಯೆ ದ್ವೇಷ ಭಾವನೆ ಹರಡುವುದು, ಅಪರಾಧಕ್ಕೆ ಕುಮ್ಮಕ್ಕು, ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಸಜ್ಜನ್ ಕುಮಾರ್ ಆರೋಪಿಯಾಗಿದ್ದು, ಸಿಖ್ ವಿರೋಧಿ ಗಲಭೆಯ ಮತ್ತೊಂದು ಪ್ರಕರಣದಲ್ಲಿ ಅವರು ತಿಹಾರ್ ಜೈಲಿನಲ್ಲಿದ್ದಾರೆ.

1984ರ ಅಕ್ಟೋಬರ್ 31ರಂದು ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ತಮ್ಮ ಸಿಖ್ ಅಂಗರಕ್ಷಕರಿಂದಲೇ ಕೊಲೆಯಾದ ಬಳಿಕ ಸಿಖ್ ವಿರೋಧಿ ಗಲಭೆ ನಡೆದಿತ್ತು.

ಸೆಂಥಿಲ್ ಜಾಮೀನು ಅರ್ಜಿ ವಜಾ



ಚೆನ್ನೈ (ಪಿಟಿಐ): ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ತಮಿಳುನಾಡಿನ ಸಚಿವ ವಿ. ಸೆಂಥಿಲ್ ಬಾಲಾಜಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ಸೆಷನ್ಸ್ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.

ತಮಿಳುನಾಡಿನಲ್ಲಿ ಎಐಎಡಿಎಂಕೆ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಚಿವರಾಗಿದ್ದ ವೇಳೆ ನಡೆದಿದೆ ಎನ್ನಲಾದ ಉದ್ಯೋಗಕ್ಕಾಗಿ ಹಣ ಹಗರಣದಲ್ಲಿ ಸೆಂಥಿಲ್ ಬಾಲಾಜಿ ಅವರನ್ನು ಈ ವರ್ಷದ ಜೂನ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಸೆಂಥಿಲ್ ಅವರು ಪ್ರಸ್ತುತ ಖಾತೆರಹಿತ ಸಚಿವರಾಗಿದ್ದಾರೆ.

'ಸನಾತನ ಧರ್ಮ ದೂರ ಇಡಲು ಡಿಎಂಕೆ ಸ್ಥಾಪನೆ'

ಪ್ರಜಾವಾಣಿ ವಾರ್ತೆ

ಚೆನ್ನೈ: ಸನಾತನ ಧರ್ಮವನ್ನು ದೂರವಿರಿಸಲು ಡಿಎಂಕೆ ಸ್ಥಾಪಿಸಲಾಗಿದೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಬುಧವಾರ ಪುನರುಚ್ಚರಿಸಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದು ಸನಾತನ ಧರ್ಮದ ತತ್ವಗಳಿಗೆ ಉದಾಹರಣೆ ಎಂದಿರುವ ಅವರು, ವಿಧವೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆ ಎನ್ನುವ ಕಾರಣಕ್ಕೆ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂದಿದ್ದಾರೆ.

ಮದುರೈಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸನಾತನ ಧರ್ಮದ ತತ್ವಗಳನ್ನು ಡೆಂಗಿ, ಮಲೇರಿಯಾ ಮತ್ತು ಕೋವಿಡ್‌ನಂತೆ ನಿರ್ಮೂಲನೆ ಮಾಡಬೇಕು ಎಂದು ನಾನು ಹೇಳಿರುವುದನ್ನು ಬಿಜೆಪಿಯು ತಿರುಚಿ, ನಾನು ನರ ಮೇಧಕ್ಕೆ ಆಹ್ವಾನ ನೀಡಿದ್ದೇನೆ ಎಂದು ಪ್ರಚಾರ ಮಾಡುತ್ತಿದೆ ಎಂದಿದ್ದಾರೆ. 'ಜನರು ನನ್ನ ತಲೆಗೆ ಬೆಲೆ ಕಟ್ಟಿದ್ದಾರೆ. ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ' ಎಂದಿದ್ದಾರೆ.

ಮುತ್ತಿಗೆ ಹಿಂಪಡೆದ ಕುರ್ಮಿ ಸಂಘಟನೆ

ರಾಂಚಿ/ಭುವನೇಶ್ವರ್ (ಪಿಟಿಐ): ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕುರ್ಮಿ ಸಂಘಟನೆಗಳು ಬುಧವಾರದಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ರೈಲು ಮುತ್ತಿಗೆಯನ್ನು ಹಿಂಪಡೆದಿವೆ. ಹೀಗಾಗಿ ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಒಡಿಶಾದ ಭಾಗಗಳಲ್ಲಿ ರೈಲುಗಳ ಸಂಚಾರ ಎಂದಿನಂತೆ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುತ್ತಿಗೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಾರ್ಖಂಡ್ ಮತ್ತು ಒಡಿಶಾದಲ್ಲಿ ಆಗ್ನೇಯ ರೈಲ್ವೆ(ಎಸ್‌ಇಆರ್) ಮತ್ತು ಪೂರ್ವ ಕರಾವಳಿ ರೈಲ್ವೆಯ(ಇಸಿಒಆರ್) 11 ಮಾರ್ಗಗಳಲ್ಲಿ ರೈಲುಗಳ ಸಂಚಾರವನ್ನು ಮಂಗಳವಾರ ರದ್ದುಗೊಳಿಸಲಾಗಿತ್ತು. ಜತೆಗೆ ಇತರೆ 12 ರೈಲುಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿತ್ತು.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಆಗ್ನೇಯ ರೈಲ್ವೆ ವಿಭಾಗ ಮತ್ತು ಪೂರ್ವ ಕರಾವಳಿ ರೈಲ್ವೆ ವಿಭಾಗಗಳು, ಕುರ್ಮಿ ಸಂಘಟನೆ ಮುತ್ತಿಗೆಯನ್ನು ಕೈಬಿಟ್ಟಿರುವುದರಿಂದ ರೈಲುಗಳ ಸಂಚಾರವನ್ನು ಎಂದಿನಂತೆ ಮುಂದುವರಿಸಲಾಗಿದೆ ಎಂದು ತಿಳಿಸಿವೆ.

ಆದಾಗ್ಯೂ, ಕುರ್ಮಿ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಹಾಗೂ ಕುರ್ಮಾಲಿ ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇಧಕ್ಕೆ ಸೇರಿಸಬೇಕು ಎಂದು ಪಟ್ಟು ಹಿಡಿದು ಟೋಟಮಿಕ್ ಕುರ್ಮಿ ವಿಕಾಸ್ ಮೋರ್ಚಾದ ಕೆಲವು ಸದಸ್ಯರು ಜಾರ್ಖಂಡ್‌ನ ಪಶ್ಚಿಮ ಸಿಂಘ್‌ಭೂಮ್ ಜಿಲ್ಲೆಯ ಘಾಗ್ರಾ ರೈಲು ನಿಲ್ದಾಣದಲ್ಲಿನ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು ಎಂದು ವರದಿಯಾಗಿದೆ.

ರಾಂಚಿಯ ಮುರಿ ರೈಲು ನಿಲ್ದಾಣದ ಬಳಿ 500 ಮಂದಿ ಪ್ರತಿಭಟನೆಗೆ ಯತ್ನಿಸಿದ್ದು, ಅವರನ್ನು ರೈಲು ನಿಲ್ದಾಣದ ಹತ್ತಿರ ಬರದಂತೆ ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಮುರಿ ನಿಲ್ದಾಣದಲ್ಲಿ ರೈಲು ಸಂಚಾರಕ್ಕೆ ಪ್ರತಿಭಟನಕಾರರು ಅಡ್ಡಿಪಡಿಸದಂತೆ ಅಗತ್ಯವಿರುವ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜತೆಗೆ ಮಂಗಳವಾರ ಸಂಜೆ ಆರು ಗಂಟೆಯಿಂದಲೇ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಕ್ಷಿಪ್ತ ಸುದ್ದಿ

ಗಣರಾಜ್ಯೋತ್ಸವ: ಬೈಡನ್‌ಗೆ ಆಹ್ವಾನ



ಜೋ ಬೈಡೆನ್

ನವದೆಹಲಿ(ಪಿಟಿಐ): ಮುಂಬರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರು ಬುಧವಾರ ತಿಳಿಸಿದ್ದಾರೆ.

ಜಿ–20 ಶೃಂಗಸಭೆ ವೇಳೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಅಮೆರಿಕ ಅಧ್ಯಕ್ಷರಿಗೆ ಈ ಆಹ್ವಾನ ನೀಡಲಾಗಿದೆ ಎಂದಿರುವ ಅವರು, ಇದೇ ಅವಧಿಯಲ್ಲಿ ಕ್ವಾಡ್ ಶೃಂಗ ಏರ್ಪಡಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಆ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಭಾರತವು ಪ್ರತಿವರ್ಷವೂ ವಿಶ್ವದ ಗಣ್ಯರನ್ನು ಆಹ್ವಾನಿಸುತ್ತದೆ. ಕೊರೊನಾ ಕಾರಣಕ್ಕೆ 2021 ಮತ್ತು 2022ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಿರಲಿಲ್ಲ.

9 ವಂದೇ ಭಾರತ್ ರೈಲುಗಳಿಗೆ 24ರಂದು ಮೋದಿ ಚಾಲನೆ

ನವದೆಹಲಿ: ಹೈದರಾಬಾದ್– ಬೆಂಗಳೂರು ಮಾರ್ಗದ ರೈಲು ಸೇರಿದಂತೆ ದೇಶದ ವಿವಿಧ ಭಾಗಗಳ ನಡುವೆ ಸಂಚರಿಸಲಿರುವ ಒಟ್ಟು 9 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 24ರಂದು ಹಸಿರು ನಿಶಾನೆ ತೋರಲಿದ್ದಾರೆ.

ಹೈದರಾಬಾದ್ (ಕಾಚಿಗುಡ)– ಬೆಂಗಳೂರು (ಯಶವಂತಪುರ), ಚೆನ್ನೈ–ತಿರುನಲ್ವೇಲಿ, ವಿಜಯವಾಡ– ಚೆನ್ನೈ, ಪಟ್ನಾ– ಹೌರಾ, ರೌರ್‌ಕೇಲಾ– ಪುರಿ, ಕಾಸರಗೋಡು– ಅಲಪ್ಪುಳ– ತಿರುವನಂತಪುರಂ, ಜೈಪುರ– ಉದಯಪುರ, ರಾಂಚಿ– ಟಾಟಾ ನಗರ– ಕೋಲ್ಕತ್ತ, ಜಾಮಾನಗರ– ರಾಜ್‌ಕೋಟ್– ಅಹಮದಾಬಾದ್ ಮಾರ್ಗದ ರೈಲುಗಳಿಗೆ ಮೋದಿಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ಗೋರಖ್‌ಪುರ– ಲಖನೌ ಹಾಗೂ ಜೋಧಪುರ– ಸಾಬರಮತಿ ನಡುವಿನ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಎರಡು ತಿಂಗಳ ಬಳಿಕ ಈ ರೈಲುಗಳಿಗೆ ಹಸಿರು ನಿಶಾನೆ ತೋರಲಾಗುತ್ತದೆ.

ಕಾಸರಗೋಡು– ತಿರುವನಂತಪುರ ಮಾರ್ಗದ ರೈಲು ಕೇಸರಿ ಬಣ್ಣದಲ್ಲಿ ಇರಲಿದೆ. ಉಳಿದ ರೈಲುಗಳು ನೀಲಿ– ಬಿಳಿ ಬಣ್ಣಗಳ ಸಂಯೋಜನೆಯಲ್ಲಿರಲಿವೆ.

ಪ್ರಸ್ತುತ ದೇಶದಾದ್ಯಂತ 25 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ.

ಬಿಜೆಪಿ ಯಾತ್ರೆಗೆ ವಸುಂಧರಾ ರಾಜೇ ಗೈರು

ಕೋಟಾ (ರಾಜಸ್ಥಾನ) (ಪಿಟಿಐ): ರಾಜಸ್ಥಾನದಲ್ಲಿ ಬಿಜೆಪಿಯ ಪರಿವರ್ತನಾ ಸಂಕಲ್ಪ ಯಾತ್ರೆಯಿಂದ ನಾಯಕಿ ವಸುಂಧರಾ ರಾಜೇ ಹೊರಗುಳಿದ ನಂತರ ರಾಜ್ಯ ಘಟಕದಲ್ಲಿ ಗುಂಪುಗಾರಿಕೆ ಉಂಟಾಗಿದೆ ಎಂಬ ಊಹಾಪೋಹಗಳನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಬುಧವಾರ ಅಲ್ಲಗಳೆದರು.

ಜಾಲಾವಾಡವನ್ನು ಪ್ರವೇಶಿಸಿದ ಪಕ್ಷದ ಪರಿವರ್ತನಾ ಸಂಕಲ್ಪ ಯಾತ್ರೆಯಲ್ಲಿ ರಾಜೇ ಮತ್ತು ಅವರ ಪುತ್ರ, ಜಾಲಾವಾಡ–ಬಾರನ್ ಕ್ಷೇತ್ರದ ಸಂಸದ ದುಶ್ಯಂತ್ ಸಿಂಗ್ ಭಾಗವಹಿಸಲಿಲ್ಲ. ಮುಖ್ಯಮಂತ್ರಿ, ಕೇಂದ್ರ ಸಚಿವೆಯೂ ಆಗಿದ್ದ ರಾಜೇ ಅವರು ಸುಮಾರು 33 ವರ್ಷಗಳಿಂದ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಅವರ ಈ ಗೈರುಹಾಜರಿ ಪಕ್ಷದೊಳಗೆ ಅಸಮಾಧಾನ ಉಂಟಾಗಿದೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿನೀಡಿದೆ.

ಯಾತ್ರೆಯಲ್ಲಿ ಭಾಗವಹಿಸಲು ಕೋಟಾಕ್ಕೆ ಬಂದಿಳಿದ ಧಾಮಿ ಅವರು, ಈ ಊಹಾಪೋಹಗಳನ್ನು ತಳ್ಳಿಹಾಕಿದರು. 'ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಗುಂಪುಗಾರಿಕೆ ನಡೆಯುತ್ತಿದೆ ಎನ್ನುವುದನ್ನು ರಾಜೇ ಅವರ ಗೈರುಹಾಜರಿ ತೋರಿಸಿಕೊಟ್ಟಿದೆ ಎಂಬ ಕಾಂಗ್ರೆಸ್ ಹೇಳಿಕೆಗಳ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ 'ಬಿಜೆಪಿ ದೇಶದಲ್ಲಿ ಮಾತ್ರವಲ್ಲದೆ ವಿಶ್ವದಲ್ಲೇ ಅತಿ ದೊಡ್ಡ ಪಕ್ಷ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿ (ರಾಜಸ್ಥಾನ) ಬಿಜೆಪಿ ಅಧಿಕಾರಕ್ಕೆ ಬರಲಿದೆ' ಎಂದು ಧಾಮಿ ಉತ್ತರಿಸಿದರು.

ಯಾತ್ರೆಯು ಮಂಗಳವಾರವೇ ಜಾಲವಾಡ ಪ್ರವೇಶಿಸಿದ್ದು, ರಾಮ್‌ಗಾಂಜ್‌ಮಂಡಿ, ಮೇದಕ್ ಮತ್ತು ಕಾನ್ವಾಸ್ ಮೂಲಕ ಗುರುವಾರ ಕೋಟಾ ಪ್ರವೇಶಿಸಲಿದೆ.

ಇಬ್ಬರು ಮಹಿಳಾ ನಕ್ಸಲರ ಹತ್ಯೆ

ರಾಯಪುರ (ಪಿಟಿಐ): ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆಯ ಪೊಲೀಸರು ಅರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 7 ಗಂಟೆಗೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ.

ಗಾಯಕ ಶುಭ್ ಕಾರ್ಯಕ್ರಮ ರದ್ದು ಮಾಡಿದ ಬುಕ್‌ಮೈಶೋ

ನವದೆಹಲಿ (ಪಿಟಿಐ): ಪಂಜಾಬ್ ಮೂಲದ ಕೆನಡಾ ಗಾಯಕ ಶುಭ್‌ನೀತ್ ಸಿಂಗ್ ಖಾಲಿಸ್ತಾನಿ ಹೋರಾಟಗಾರರ ಪರ ಸಹಾನುಭೂತಿ ಹೊಂದಿದ್ದಾರೆ ಎಂದು ಆರೋಪಿಸಿ ಅವರ ಭಾರತ ಭೇಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಬುಕ್‌ಮೈಶೋ ಆ್ಯಪ್ ಶುಭ್‌ನೀತ್ ಅವರ ಕಾರ್ಯಕ್ರಮವನ್ನು ಬುಧವಾರ ರದ್ದು ಮಾಡಿದೆ.

'ಗ್ರಾಹಕರು ಮುಂಗಡವಾಗಿ ಕಾಯ್ದಿರಿಸಲಾದ ಟಿಕೆಟ್‌ಗಳ ಹಣವನ್ನು ಮುಂದಿನ 7–10 ದಿನಗಳಲ್ಲಿ ಹಿಂದಿರುಗಿಸಲಾಗುವುದು' ಎಂದು ಬುಕ್‌ಮೈಶೊ 'ಎಕ್ಸ್' ವೇದಿಕೆಯಲ್ಲಿ ಪೋಸ್ಟ್ ಮಾಡಿದೆ.

ಇದಕ್ಕೂ ಮುನ್ನ ಶುಭ್ ಅವರ ಕಾರ್ಯಕ್ರಮ ಆಯೋಜನೆ ಹೊಣೆ ಹೊತ್ತಿದ್ದ ಬುಕ್‌ಮೈಶೋ ಆ್ಯಪ್ ಬಹಿಷ್ಕರಿಸಬೇಕು ಎಂದು ಆಗ್ರಹಿಸಿ ಎಕ್ಸ್‌ನಲ್ಲಿ #UninstallBookMyShow ಟ್ರೆಂಡ್ ಆಗಿತ್ತು.

ಶುಭ್ ಅವರು ಕಾಶ್ಮೀರ ಇಲ್ಲದ ಭಾರತದ ಭೂಪಟ ಹಂಚಿಕೊಳ್ಳುವ ಮೂಲಕ ಖಾಲಿಸ್ತಾನ ಪರ ಹೋರಾಟಗಾರರಿಗೆ ಬೆಂಬಲ ನೀಡಿದ್ದಾರೆ ಎಂದು ಭಾರತೀಯ ಜನತಾ ಯುವ ಮೋರ್ಚಾ ಆರೋಪಿಸಿ ಶುಭ್ ಭಾರತ ಭೇಟಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ಭಾರತದ ವಿವಿಧ 10 ಸ್ಥಳಗಳಲ್ಲಿ ಮತ್ತು ಐಷಾರಾಮಿ ಹಡಗಿನಲ್ಲಿ ಶುಭ್ ಅವರ ಕಾರ್ಯಕ್ರಮ ನಿಗದಿಯಾಗಿತ್ತು. ಬುಕ್‌ಮೈಶೋ ಶುಭ್ ಅವರ ಭಾರತ ಭೇಟಿಯ ಪ್ರಾಯೋಜಕತ್ವ ವಹಿಸಿತ್ತು.

ಖಾಲಿಸ್ತಾನದ ಪ್ರತ್ಯೇಕತಾವಾದಿ ನಾಯಕ ಹರ್ದೀಪ್‌ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆಯೆಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಬಳಿಕ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಭಾರತ ಉಚ್ಚಾಟಿಸಿತ್ತು. ಈ ಬೆನ್ನಲ್ಲೇ ಗಾಯಕ ಶುಭ್‌ನೀತ್ ಭೇಟಿಗೆ ವಿರೋಧ ವ್ಯಕ್ತವಾಗುತ್ತಿದೆ. ಈ ಬೆಳವಣಿಗೆಯು ಭಾರತ–ಕೆನಡಾ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಹದಗೆಡಲು ಇಂಬು ನೀಡುವಂತಿದೆ.

ರಾಮಮಂದಿರಕ್ಕೆ ಬಾಂಬ್ ಬೆದರಿಕೆ: ಬಾಲಕನ ವಿಚಾರಣೆ

ಬರೇಲಿ(ಪಿಟಿಐ): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು ಬಾಂಬ್ ಹಾಕಿ ಧ್ವಂಸಗೊಳಿಸಲಾಗುತ್ತದೆ ಎಂದು ದೂರವಾಣಿ ಕರೆ ಬಂದ ಕಾರಣ ಬರೇಲಿ ಮೂಲದ 12 ವರ್ಷದ ಬಾಲಕ ಮತ್ತು ಆತನ ತಂದೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ನಂತರ ಮನೆಗೆ ಕಳುಹಿಸಿದ್ದಾರೆ.

ಘಟನೆ ಹಿನ್ನೆಲೆ: ಮಂಗಳವಾರ ಪೊಲೀಸ್ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದ ಬಾಲಕ, ಸೆಪ್ಟೆಂಬರ್ 21ರಂದು ಬಾಂಬ್ ಸ್ಫೋಟಿಸಿ ರಾಮಮಂದಿರವನ್ನು ಧ್ವಂಸಗೊಳಿಸಲಾಗುತ್ತದೆ ಎಂದು ಹೇಳಿದ್ದ. ಈ ಕುರಿತು ತನಿಖೆ ನಡೆಸಿದಾಗ ಫತೇಹ್‌ಗಂಜ್ (ಪೂರ್ವ) ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಹಳ್ಳಿಯೊಂದರಿಂದ ಕರೆ ಬಂದಿರುವುದು ಗೊತ್ತಾಯಿತು. ಬಳಿಕ ಬಾಲಕ ಮತ್ತು ಆತನ ತಂದೆಯನ್ನು ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಮುಕೇಶ್ ಚಂದ್ರ ಮಿಶ್ರಾ ತಿಳಿಸಿದ್ದಾರೆ.

'ಸಾಮಾಜಿಕ ಮಾಧ್ಯಮದಲ್ಲಿ ರಾಮಂದಿರವನ್ನು ಧ್ವಂಸಗೊಳಿಸುವುದಾಗಿ ಇರುವ ವಿಡಿಯೊವೊಂದನ್ನು ನೋಡಿದ್ದು, ಅದನ್ನು ತಿಳಿಸಲು ಕರೆ ಮಾಡಿದ್ದೇನೆಯೇ ಹೊರತು ಪೊಲೀಸರಿಗೆ ಬೆದರಿಕೆಯೊಡ್ಡುವ ಉದ್ದೇಶವಿರಲಿಲ್ಲ ಎಂದು ಬಾಲಕ ತಿಳಿಸಿದ್ದಾನೆ' ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಏಷ್ಯನ್ ಗೇಮ್ಸ್: ಉದ್ಘಾಟನಾ ಸಮಾರಂಭದಲ್ಲಿ ಭಾರತ ತಂಡವನ್ನು ಮುನ್ನಡೆಸುವ ಗೌರವ

ಹರ್ಮನ್, ಲವ್ಲಿನಾ ಧ್ವಜಧಾರಿ


ಹರ್ಮನ್‌ಪ್ರೀತ್


ಲವ್ಲಿನಾ ಬೊರ್ಗೊಹೈನ್

ನವದೆಹಲಿ (ಪಿಟಿಐ): ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಒಲಿಂಪಿಕ್ ಪದಕ ವಿಜೇತೆ, ಮಹಿಳಾ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಏಷ್ಯನ್ ಗೇಮ್ಸ್‌ನ ಉದ್ಘಾಟನಾ ಸಮಾರಂಭದ ಪಥಸಂಚಲನದಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಧ್ವಜಧಾರಿಗಳಾಗುವ ಗೌರವವನ್ನು ಇಬ್ಬರಿಗೆ ನೀಡುವ ನಿರ್ಧಾರವನ್ನು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಬುಧವಾರ ತೆಗೆದುಕೊಂಡಿತು. ಏಷ್ಯನ್ ಗೇಮ್ಸ್‌ನಲ್ಲಿ ಈ ಬಾರಿ ಭಾರತದ 655 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ.

'ನಾವು ಸಾಕಷ್ಟು ಚರ್ಚೆಯ ಬಳಿಕ ಈ ನಿರ್ಧಾರಕ್ಕೆ ಬಂದಿದ್ದೇವೆ. ಪಥಸಂಚಲನದ ವೇಳೆ ಧ್ವಜ ಹಿಡಿದು ಭಾರತದ ಕ್ರೀಡಾಪಟುಗಳನ್ನು ಮುನ್ನಡೆಸುವ ಅವಕಾಶವನ್ನು ಇಬ್ಬರಿಗೆ ನೀಡಿದ್ದೇವೆ' ಎಂದು ಭಾರತ ತಂಡದ ಚೆಫ್ ಡಿ ಮಿಷನ್ ಭೂಪೇಂದರ್ ಸಿಂಗ್ ಬಾಜ್ವಾ ತಿಳಿಸಿದ್ದಾರೆ.

2018ರಲ್ಲಿ ಜಕಾರ್ತಾದಲ್ಲಿ ನಡೆದಿದ್ದ ಕೂಟದಲ್ಲಿ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ ಅವರು ಧ್ವಜಧಾರಿಯಾಗಿದ್ದರು.

ಲವ್ಲಿನಾ, ಟೋಕಿಯೊ ಒಲಿಂಪಿಕ್ಸ್‌ನ ಮಹಿಳೆಯರ 69 ಕೆ.ಜಿ. ವಿಭಾಗದಲ್ಲಿ ಕಂಚು ಗೆದ್ದಿದ್ದರು. ಈ ವರ್ಷ ನವದೆಹಲಿಯಲ್ಲಿ ನಡೆದಿದ್ದ ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ 75 ಕೆ.ಜಿ. ವಿಭಾಗದಲ್ಲಿ ಚಿನ್ನ ಜಯಿಸಿದ್ದರು.

ವಿಶ್ವದ ಅತ್ಯುತ್ತಮ ಡ್ರ್ಯಾಗ್ ಫ್ಲಿಕ್ಕರ್‌ಗಳಲ್ಲಿ ಒಬ್ಬರಾಗಿರುವ ಹರ್ಮನ್‌ಪ್ರೀತ್ ಅವರು ಈ ಕೂಟದಲ್ಲಿ ಭಾರತ ಹಾಕಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದ ತಂಡದಲ್ಲಿ ಅವರೂ ಇದ್ದರು. ಹಾಂಗ್‌ಝೌ ಕೂಟದಲ್ಲಿ ಚಿನ್ನ ಗೆದ್ದು, 2024ರ ಟೋಕಿಯೊ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಗಿಟ್ಟಿಸುವ ಗುರಿಯನ್ನು ಭಾರತ ತಂಡ ಹೊಂದಿದೆ.

ಮಹಿಳಾ ಹಾಕಿ ತಂಡ ಪಯಣ– (ಬೆಂಗಳೂರು ವರದಿ): ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತ ಮಹಿಳಾ ಹಾಕಿ ತಂಡದವರು ಮಂಗಳವಾರ ರಾತ್ರಿ ಇಲ್ಲಿಂದ ಹಾಂಗ್‌ಝೌಗೆ ತೆರಳಿದರು.

ಭಾರತ ತಂಡವು ಕೊರಿಯಾ, ಮಲೇಷ್ಯಾ, ಹಾಂಗ್‌ಕಾಂಗ್, ಸಿಂಗಪುರ ಮತ್ತು ಚೀನಾ ತಂಡಗಳ ಜತೆ 'ಎ' ಗುಂಪಿನಲ್ಲಿ ಸ್ಥಾನ ಪಡೆದಿದೆ. ಸವಿತಾ ನೇತೃತ್ವದ ತಂಡವು ಸೆ.27 ರಂದು ಮೊದಲ ಪಂದ್ಯದಲ್ಲಿ ಸಿಂಗಪುರ ವಿರುದ್ಧ ಪೈಪೋಟಿ ನಡೆಸಲಿದೆ.

ಜಪಾನ್, ಚೀನಾ, ಥಾಯ್ಲೆಂಡ್, ಕಜಕಸ್ತಾನ ಮತ್ತು ಇಂಡೊನೇಷ್ಯಾ ತಂಡಗಳು 'ಬಿ' ಗುಂಪಿನಲ್ಲಿವೆ

ವಾಲಿಬಾಲ್: ಕೊರಿಯಾಗೆ ಭಾರತ ಆಘಾತ

ಹಾಂಗ್‌ಝೌ, ಚೀನಾ (ಪಿಟಿಐ): ಭಾರತ ತಂಡದವರು ಏಷ್ಯನ್ ಗೇಮ್ಸ್‌ನ ವಾಲಿಬಾಲ್ ಟೂರ್ನಿಯ ಪಂದ್ಯದಲ್ಲಿ ಕಳೆದ ಬಾರಿಯ ಬೆಳ್ಳಿ ಪದಕ ವಿಜೇತ ದಕ್ಷಿಣ ಕೊರಿಯಾಕ್ಕೆ ಆಘಾತ ನೀಡಿ ನಾಕೌಟ್ ಹಂತ ಪ್ರವೇಶಿಸಿದರು.

19th Asian Games Hangzhou 2022

ಬುಧವಾರ ನಡೆದ ಪಂದ್ಯದಲ್ಲಿ ಚೇತೋಹಾರಿ ಪ್ರದರ್ಶನ ನೀಡಿದ ಭಾರತ 3–2 ರಿಂದ (25-27, 29-27, 25-22, 20-25, 17-15) ಪ್ರಬಲ ಎದುರಾಳಿಯನ್ನು ಮಣಿಸಿತು. ಎರಡು ಗಂಟೆ 38 ನಿಮಿಷ ನಡೆದ ಹಣಾಹಣಿಯಲ್ಲಿ ಅಮಿತ್ ಗುಲಿಯಾ ಮತ್ತು ಅಶ್ವಲ್ ರೈ ಅವರು ಭಾರತ ತಂಡದ ಪರ ಗಮನ ಸೆಳೆದರು.

ಮಂಗಳವಾರ ನಡೆದಿದ್ದ ಮೊದಲ ಪಂದ್ಯದಲ್ಲಿ 3–0 ಯಿಂದ ಕಾಂಬೋಡಿಯ ತಂಡವನ್ನು ಮಣಿಸಿದ್ದ ಭಾರತ, 'ಸಿ' ಗುಂಪಿನಲ್ಲಿ ಅಗ್ರಸ್ಥಾನ ಪಡೆಯಿತು. ಭಾರತ ವಾಲಿಬಾಲ್ ತಂಡ ಏಷ್ಯನ್ ಗೇಮ್ಸ್‌ನಲ್ಲಿ ತನ್ನ ಕೊನೆಯ ಪದಕವನ್ನು 1986 ರಲ್ಲಿ (ಕಂಚು) ಜಯಿಸಿತ್ತು. ಕಳೆದ ಕೂಟದಲ್ಲಿ 12ನೇ ಸ್ಥಾನ ಗಳಿಸಿತ್ತು.

ಬಾಂಗ್ಲಾ ವಿರುದ್ಧ ಸೆಣಸು ಇಂದು; ಚೆಟ್ರಿ ಪಡೆಗೆ ಜಯ ಅನಿವಾರ್ಯ


ಸುನಿಲ್ ಚೆಟ್ರಿ

ಹಾಂಗ್‌ಝೌ (ಪಿಟಿಐ): ಮೊದಲ ಪಂದ್ಯದಲ್ಲಿ ಆತಿಥೇಯ ಚೀನಾ ಎದುರು ಮುಗ್ಗರಿಸಿದ್ದ ಭಾರತ ತಂಡ, ಏಷ್ಯನ್ ಗೇಮ್ಸ್ ಫುಟ್‌ಬಾಲ್ ಟೂರ್ನಿಯಲ್ಲಿ ಗುರುವಾರ ಬಾಂಗ್ಲಾದೇಶ ತಂಡದ ಸವಾಲು ಎದುರಿಸಲಿದೆ. ನಾಕೌಟ್ ಪ್ರವೇಶದ ಕನಸು ಜೀವಂತವಾಗಿರಿಸಿಕೊಳ್ಳಲು ಭಾರತಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ.

ಮಂಗಳವಾರ ನಡೆದಿದ್ದ 'ಎ' ಗುಂಪಿನ ಮೊದಲ ಪಂದ್ಯದಲ್ಲಿ ಭಾರತಕ್ಕೆ 1–5 ರಿಂದ ಸೋಲು ಎದುರಾಗಿತ್ತು. ಸಾಕಷ್ಟು ಸಿದ್ಧತೆಯಿಲ್ಲದೆಯೇ ಕಣಕ್ಕಿಳಿದಿದ್ದ ತಂಡ, ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಎಡವಿತ್ತು.

ಭಾರತ ತಂಡಕ್ಕೆ ಗುರುವಾರ ಸೋಲು ಎದುರಾದರೆ, ನೇರವಾಗಿ ನಾಕೌಟ್ ಪ್ರವೇಶಿಸುವ ಅವಕಾಶ ಕಳೆದುಕೊಳ್ಳಲಿದೆ. ಅಂತಿಮ ಪಂದ್ಯ ಗೆಲ್ಲುವ ಜತೆಯಲ್ಲೇ ಇತರ ಪಂದ್ಯಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗಿದೆ.

ಆರು ಗುಂಪುಗಳಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಲಿವೆ. ಅಲ್ಲದೆ ಮೂರನೇ ಸ್ಥಾನ ಪಡೆಯುವ ನಾಲ್ಕು ಅತ್ಯುತ್ತಮ ತಂಡಗಳೂ ಮುಂದಿನ ಹಂತಕ್ಕೆ ಅರ್ಹತೆ ಪಡೆದುಕೊಳ್ಳಲಿವೆ.

ಬಾಂಗ್ಲಾದೇಶ ತಂಡವನ್ನು ಮಣಿಸುವುದು ಅಷ್ಟು ಸುಲಭ ಅಲ್ಲ ಎಂಬ ಅರಿವು ಸುನಿಲ್ ಚೆಟ್ರಿ ಬಳಗಕ್ಕೆ ಇದೆ. ಆರಂಭಿಕ ಪಂದ್ಯದಲ್ಲಿ 0–1 ರಿಂದ ಮ್ಯಾನ್ಮಾರ್‌ಗೆ ಮಣಿದಿದ್ದ ಬಾಂಗ್ಲಾ ತಂಡ ಕೂಡಾ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.

ಡಿಫೆಂಡರ್ ಕೊನ್ಸಮ್ ಚಿಂಗ್ಲೆಸನ ಸಿಂಗ್ ಅವರು ಬುಧವಾರ ತಂಡವನ್ನು ಸೇರಿಕೊಂಡಿದ್ದು, ಚೆಟ್ರಿ ಬಳಗದ ಬಲವನ್ನು ಅಲ್ಪ ಹೆಚ್ಚಿಸಿದೆ. ವೀಸಾ ದೊರೆಯುವುದು ವಿಳಂಬವಾದ ಕಾರಣ ಅವರು ತಂಡದ ಜತೆ ಪ್ರಯಾಣಿಸಿರಲಿಲ್ಲ. ಭಾರತ ಒಲಿಂಪಿಕ್ ಸಂಸ್ಥೆಯು 'ಎಕ್ಸ್‌ಪ್ರೆಸ್ ವೀಸಾ' ವ್ಯವಸ್ಥೆ ಮಾಡಿದ್ದರಿಂದ ಅವರು ಹಾಂಗ್‌ಝೌ ತಲುಪಿದ್ದಾರೆ.

ಅನನುಭವಿಗಳನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿರುವ ಭಾರತ ತಂಡ, ಚೀನಾ ವಿರುದ್ಧದ ಪಂದ್ಯದ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಆದರೆ ಎರಡನೇ ಅವಧಿಯಲ್ಲಿ ಆಟದ ಮೇಲಿನ ಹಿಡಿತ ಕೈಬಿಟ್ಟಿತ್ತು.

ಮಹಿಳೆಯರ ಕ್ರಿಕೆಟ್ ಇಂದಿನಿಂದ: ಭಾರತ–ಮಲೇಷ್ಯಾ ಮುಖಾಮುಖಿ

ಹಾಂಗ್‌ಝೌ(ಚೀನಾ): ಏಷ್ಯಾ ಕ್ರೀಡಾಕೂಟದ ಮಹಿಳೆಯರ ಕ್ರಿಕೆಟ್ ಟೂರ್ನಿಯು ಗುರುವಾರ ಆರಂಭವಾಗಲಿವೆ. ಮೊದಲ ಪಂದ್ಯದಲ್ಲಿ ಭಾರತ ತಂಡವು ಮಲೇಷ್ಯಾ ತಂಡವನ್ನು ಎದುರಿಸಲಿದೆ.

ಭಾರತ ತಂಡವನ್ನು ಸ್ಮೃತಿ ಮಂದಾನ ಮುನ್ನಡೆ ಸುವರು. ಈಚೆಗೆ ಬಾಂಗ್ಲಾದಲ್ಲಿ ನಡೆದಿದ್ದ ಪಂದ್ಯದಲ್ಲಿ ತೋರಿದ್ದ ಅಶಿಸ್ತಿನ ವರ್ತನೆಯಿಂದಾಗಿ ಹರ್ಮನ್‌ಪ್ರೀತ್ ಕೌರ್ ಅವರನ್ನು ಎರಡು ಪಂದ್ಯಗಳಿಂದ ಅಮಾನತು ಮಾಡಲಾಗಿದೆ. ಆದ್ದರಿಂದ ಅವರ ಗೈರು ಹಾಜರಿಯಲ್ಲಿ ಸ್ಮೃತಿ ನಾಯಕಿಯಾಗಿದ್ದಾರೆ.

ಆರಂಭಿಕ ಬ್ಯಾಟರ್ ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ ಅವರ ಮೇಲೆ ಬ್ಯಾಟಿಂಗ್ ವಿಭಾಗ ಅವಲಂಬಿತವಾಗಿದೆ. ಕನ್ನಡತಿ ರಾಜೇಶ್ವರಿ ಗಾಯಕವಾಡ, ದೀಪ್ತಿ ಶರ್ಮಾ, ತಿತಾಸ್ ಸಾಧು ಹಾಗೂ ಪೂಜಾ ವಸ್ತ್ರಕರ್ ಅವರು ಬೌಲಿಂಗ್ ವಿಭಾಗದ ಶಕ್ತಿಯಾಗಿದ್ದಾರೆ. ಅಷ್ಟೇನೂ ಅನುಭವಿಗಳು ಇಲ್ಲದ ವಿನಿಫ್ರೆಡ್ ದುರೈಸಿಂಗಂ ನಾಯಕತ್ವದ ಮಲೇಷ್ಯಾ ತಂಡದ ವಿರುದ್ಧ ಸುಲಭ ಜಯಸಾಧಿಸುವ ವಿಶ್ವಾಸದಲ್ಲಿ ಭಾರತ ತಂಡವಿದೆ.

ಏಷ್ಯನ್ ಕೂಟಕ್ಕೆ ಕ್ರಿಕೆಟ್ ಸೇರ್ಪಡೆ ಸ್ವಾಗತಾರ್ಹ (ಬೆಂಗಳೂರು ವರದಿ): ಏಷ್ಯನ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಸೇರ್ಪಡೆ ಮಾಡಿರುವುದು ಸ್ವಾಗತಾರ್ಹ ನಡೆಯಾಗಿದೆ. ಇದರಿಂದಾಗಿ ಕ್ರಿಕೆಟ್ ಬೆಳವಣಿಗೆ ಉತ್ತಮವಾಗಲಿದೆ ಎಂದು ಭಾರತ ತಂಡದ ಮಾಜಿ ಆಟಗಾರ್ತಿ ನೂಷಿನ್ ಅಲಿ ಖಾದೀರ್ ಹೇಳಿದರು.

'ಹನ್ನೊಂದು ಟಿ20 ಪಂದ್ಯಗಳಲ್ಲಿ ನಾಯಕಿಯಾಗಿ ಆಡಿದ ಅನುಭವ ಸ್ಮೃತಿಗೆ ಇದೆ. ಮಹಾರಾಷ್ಟ್ರ ತಂಡವನ್ನೂ ಮುನ್ನಡೆಸಿದ್ದಾರೆ. ಅವರ ಶಾಂತಸ್ವಭಾವವು ತಂಡದಲ್ಲಿ ಉತ್ತಮ ವಾತಾವರಣ ಕಾಪಾಡುತ್ತದೆ' ಎಂದು ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ನೂಷಿನ್ ಹೇಳಿದರು.

'ಹರ್ಮನ್ ಅನುಭವಿ ಆಟಗಾರ್ತಿ. ವಿಶ್ವಕಪ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಆಡಿದ್ದಾರೆ. ಮೊದಲ ಎರಡು ಪಂದ್ಯಗಳಲ್ಲಿ ಅವರ ಕೊರತೆ ಕಾಡಲಿದೆ. ನಂತರ ಅವರು ಮರಳುವುದರಿಂದ ತಂಡದ ಬಲ ಹೆಚ್ಚುವುದು' ಎಂದು ಅಭಿಪ್ರಾಯಪಟ್ಟರು.

ಪಂದ್ಯ ಆರಂಭ: ಬೆಳಿಗ್ಗೆ 6.30
(ಭಾರತೀಯ ಕಾಲಮಾನ)
ನೇರಪ್ರಸಾರ: ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್


ಸ್ಮೃತಿ ಮಂದಾನ

ಸೆಮಿಯಲ್ಲಿ ಎಡವಿದ ಅಂತಿಮ್

ವಿಶ್ವಚಾಂಪಿಯನ್‌ಗೆ ಆಘಾತ ನೀಡಿದ ಭಾರತದ ಕುಸ್ತಿಪಟು

ಬೆಲ್‌ಗ್ರೇಡ್ (ಪಿಟಿಐ): ಭಾರತದ ಯುವ ಕುಸ್ತಿಪಟು ಅಂತಿಮ್ ಪಂಘಲ್ ಅವರು ಇಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಅಚ್ಚರಿಯ ಗೆಲುವು ಸಾಧಿಸಿದರೂ ಸೆಮಿಫೈನಲ್‌ನಲ್ಲಿ ಎಡವಿದರು.

ಸೆಮಿ ಹಾದಿಯಲ್ಲಿ ಅವರು ಹಾಲಿ ಚಾಂಪಿಯನ್ ಒಲಿವಿಯಾ ಡಾಮಿನಿಕ್ ಪ್ಯಾರಿಶ್ ಅವರಿಗೆ ಆಘಾತ ನೀಡಿ ಗಮನ ಸೆಳೆದರು. ಆದರೆ ನಾಲ್ಕರಘಟ್ಟದ ಹಣಾಹಣಿಯಲ್ಲಿ 4–5 ರಿಂದ ಬೆಲರೂಸ್‌ನ ವನೆಸಾ ಕಲಝಿನ್‌ಸ್ಕಯಾ ಎದುರು ಪರಾಭವಗೊಂಡರು. ಇದೀಗ ಅವರು ಕಂಚಿನ ಪದಕಕ್ಕಾಗಿ ಪೈಪೋಟಿ ನಡೆಸಲಿದ್ದು, ಅದರಲ್ಲಿ ಯಶಸ್ವಿಯಾದರೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲಿದ್ದಾರೆ.

20 ವರ್ಷದೊಳಗಿನವರ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಎರಡು ಬಾರಿ ಪ್ರಶಸ್ತಿ ಗೆದ್ದಿರುವ ಪಂಘಲ್, ಬುಧವಾರ ನಡೆದ ಮಹಿಳೆಯರ 53 ಕೆ.ಜಿ ವಿಭಾಗದ ಮೊದಲ ಸುತ್ತಿನಲ್ಲಿ ಅಮೆರಿಕದ ಪ್ಯಾರಿಶ್ ವಿರುದ್ಧ 0–2 ಹಿನ್ನಡೆಗೆ ಜಾರಿದರೂ, ಬಳಿಕ ಪುಟಿದೆದ್ದು 3–2ರಿಂದ ಹಿಮ್ಮೆಟ್ಟಿಸಿದರು.

ಭಾರತದ 19 ವರ್ಷದ ಆಟಗಾರ್ತಿ, ಹಾಲಿ ಚಾಂಪಿಯನ್ ವಿರುದ್ಧ ರಕ್ಷಣಾತ್ಮಕ ಆಟ ಪ್ರದರ್ಶಿಸಿದರು. ಎದುರಾಳಿಯ ಪ್ರಯತ್ನವನ್ನು ಸತತವಾಗಿ ವಿಫಲಗೊಳಿಸಿದ ಅವರು, ಮೊದಲ ಅವಧಿಯ ಅಂತ್ಯದವರೆಗೆ ಯಾವುದೇ ಅಂಕಗಳನ್ನು ಬಿಟ್ಟುಕೊಡಲಿಲ್ಲ. ನಂತರದ ಹೋರಾಟದಲ್ಲಿ ತುಸು ಹಿನ್ನಡೆ ಅನುಭವಿಸಿದರೂ ಅಂತಿಮವಾಗಿ ಮೇಲುಗೈ ಸಾಧಿಸಿದರು.

ಮುಂದಿನ ಸುತ್ತಿನಲ್ಲಿ ಪಂಘಲ್, ಪೋಲೆಂಡ್‌ನ ರೊಕ್ಸಾನಾ ಮಾರ್ಟಾ ಝುಸೀನಾ ಅವರನ್ನು ತಾಂತ್ರಿಕ ಕೌಶಲ ಶ್ರೇಷ್ಠತೆಯ ಆಧಾರದಲ್ಲಿ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು. ಕೇವಲ ಒಂದು ನಿಮಿಷ ಮತ್ತು 38 ಸೆಕೆಂಡ್‌ನಲ್ಲಿ ಎದುರಾಳಿಯನ್ನು ಸೋಲಿಸಿದರು.


ಹಾಲಿ ಚಾಂಪಿಯನ್ ಒಲಿವಿಯಾ ಡಾಮಿನಿಕ್ ಪ್ಯಾರಿಶ್ ಅವರನ್ನು ಮಣಿಸಿದ ಅಂತಿಮ್ ಪಂಘಲ್
–ಸಾಯ್ ಮೀಡಿಯಾ 'ಎಕ್ಸ್' ಚಿತ್ರ

ಕ್ವಾರ್ಟರ್ ಫೈನಲ್‌ನಲ್ಲಿ ಅವರು, ತಟಸ್ಥ ಕ್ರೀಡಾಪಟುವಾಗಿ ಸ್ಪರ್ಧಿಸುತ್ತಿರುವ ರಷ್ಯಾದ ನಟಾಲಿಯಾ ಮಾಲಿಶೇವಾ ವಿರುದ್ಧ 9-6 ಗೆಲುವು ಸಾಧಿಸಿ ನಾಲ್ಕರ ಘಟ್ಟ ಪ್ರವೇಶಿಸಿದರು.

ಮತ್ತೊಂದೆಡೆ ಮನೀಷಾ (62ಕೆಜಿ), ಪ್ರಿಯಾಂಕಾ (68 ಕೆಜಿ) ಮತ್ತು ಜ್ಯೋತಿ ಬ್ರೂವಾಲ್ (72 ಕೆಜಿ) ಪರಾಭವಗೊಂಡರು. ಭಾರತದ ಐವರು ಮಹಿಳಾ ಕುಸ್ತಿಪಟುಗಳು ಮತ್ತು 10 ಪುರುಷ ಫ್ರೀ ಸ್ಟೈಲ್ ಕುಸ್ತಿಪಟುಗಳು ಈಗಾಗಲೇ ಟೂರ್ನಿಯಿಂದ ಪದಕವಿಲ್ಲದೆ ಹೊರನಡೆದಿದ್ದಾರೆ. ಭಾರತ ಕುಸ್ತಿ ಫೆಡರೇಷನ್ ಅಮಾನತುಗೊಂಡಿರುವುದರಿಂದ ಭಾರತದ ಕುಸ್ತಿಪಟುಗಳು ಯುಡಬ್ಲ್ಯುಡಬ್ಲ್ಯು (ಯುನೈಟೆಡ್ ವರ್ಲ್ಡ್ ರೆಸ್ಲಿಂಗ್) ಧ್ವಜದ ಅಡಿಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಐಸಿಸಿ ರ‍್ಯಾಂಕಿಂಗ್: ಅಗ್ರಸ್ಥಾನಕ್ಕೆ ಸಿರಾಜ್

ದುಬೈ (ಪಿಟಿಐ): ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ರ‍್ಯಾಂಕಿಂಗ್‌ನಲ್ಲಿ ಬೌಲರ್‌ಗಳ ವಿಭಾಗದಲ್ಲಿ ಅಗ್ರಸ್ಥಾನಕ್ಕೆ ಮರಳಿದ್ದಾರೆ.

ಈಚೆಗೆ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅಮೋಘ ಬೌಲಿಂಗ್ ಮಾಡಿದರು. ಫೈನಲ್‌ನಲ್ಲಿ ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಸೇರಿದಂತೆ ಒಟ್ಟು ಅರ್ಧಡಜನ್ ವಿಕೆಟ್‌ಗಳನ್ನು ತಮ್ಮದಾಗಿಸಿಕೊಂಡಿದ್ದರು. ಇದರಿಂದಾಗಿ ಅವರು ಅಗ್ರಸ್ಥಾನಕ್ಕೇರಿದರು. ಅವರ ಖಾತೆಯಲ್ಲಿ ಈಗ 694 ಅಂಕಗಳು ಇವೆ. ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ (678) ಅವರು ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಸಿರಾಜ್ ಹೋದ ಜನವರಿಯಲ್ಲಿ ಕೆಲಕಾಲ ಅಗ್ರಸ್ಥಾನದಲ್ಲಿದ್ದರು.


ಮೊಹಮ್ಮದ್ ಸಿರಾಜ್

ನಂತರ ಅವರನ್ನು ಹ್ಯಾಜ್‌ಲ್‌ವುಡ್ ಹಿಂದಿಕ್ಕಿದ್ದರು. ಇದೀಗ ಹೈದರಾಬಾದ್ ಎಕ್ಸ್‌ಪ್ರೆಸ್ ಸಿರಾಜ್ ಎಂಟು ಸ್ಥಾನಗಳ ಬಡ್ತಿಯೊಂದಿಗೆ ಮೊದಲಿಗರಾಗಿದ್ದಾರೆ.

ಭಾರತದ ಜಸ್‌ಪ್ರೀತ್ ಬೂಮ್ರಾ ಅವರು ಎರಡು ಸ್ಥಾನಗಳ ಬಡ್ತಿ ಪಡೆದು 27ನೇ ಸ್ಥಾನಕ್ಕೆ ಹಾಗೂ ಹಾರ್ದಿಕ್ ಪಾಂಡ್ಯ ಅವರು 50ನೇ ಸ್ಥಾನಕ್ಕೇರಿದ್ದಾರೆ. ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಒಂಬತ್ತನೇ ಸ್ಥಾನಕ್ಕೇರಿದ್ದಾರೆ.

ಏಕದಿನ ಕ್ರಿಕೆಟ್ ಬ್ಯಾಟಿಂಗ್ ವಿಭಾಗದಲ್ಲಿ ಪಾಕಿಸ್ತಾನದ ಬಾಬರ್ ಆಜಂ ಪ್ರಥಮ ಹಾಗೂ ಭಾರತದ ಶುಭಮನ್ ಗಿಲ್ ದ್ವಿತೀಯ ಸ್ಥಾನದಲ್ಲಿ ಮುಂದುವರಿದಿದ್ದಾರೆ. ವಿರಾಟ್ ಕೊಹ್ಲಿ ಎಂಟನೇ ಹಾಗೂ ರೋಹಿತ್ ಶರ್ಮಾ ಹತ್ತನೇ ಸ್ಥಾನ ಗಳಿಸಿದ್ದಾರೆ.

ಆಲ್‌ರೌಂಡರ್ ವಿಭಾಗದಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಮೊದಲ ಸ್ಥಾನದಲ್ಲಿದ್ದಾರೆ. ಅಫ್ಗಾನಿಸ್ತಾನದ ಮೊಹಮ್ಮದ್ ನಬಿ ಎರಡನೇ ಸ್ಥಾನ ಪಡೆದಿದ್ದಾರೆ.

ಟಿ20 ವಿಶ್ವಕಪ್: ನ್ಯೂಯಾರ್ಕ್, ಫ್ಲಾರಿಡಾದಲ್ಲಿ ಪಂದ್ಯ

ದುಬೈ (ಪಿಟಿಐ): ಮುಂದಿನ ವರ್ಷ ನಡೆಯಲಿರುವ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಪಂದ್ಯಗಳನ್ನು ನ್ಯೂಯಾರ್ಕ್, ಫ್ಲಾರಿಡಾ ಹಾಗೂ ಡಲ್ಲಾಸ್‌ನಲ್ಲಿ ಆಯೋಜಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ.

ಇದೇ ಮೊದಲ ಬಾರಿಗೆ ಅಮೆರಿಕದಲ್ಲಿ ಕ್ರಿಕೆಟ್ ವಿಶ್ವಕಪ್ ನಡೆಯಲಿದೆ. ವೆಸ್ಟ್ ಇಂಡೀಸ್‌ನೊಂದಿಗೆ ಅಮೆರಿಕದ ಸಹ ಆತಿಥ್ಯ ವಹಿಸಿದೆ.

ಅಮೆರಿಕದ ಮೂರು ತಾಣಗಳಲ್ಲಿ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಅಮೆರಿಕದಲ್ಲಿ ಕ್ರಿಕೆಟ್ ಜನಪ್ರಿಯಗೊಳಿಸುವ ಪ್ರಯತ್ನಕ್ಕೆ ಇದರಿಂದ ಮತ್ತಷ್ಟು ಬಲ ಬರಲಿದೆ' ಎಂದು ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಜೆಫ್ ಅಲಾರ್ಡಿಸ್ ಹೇಳಿದ್ದಾರೆ.

'ಫ್ಲಾರಿಡಾ ಮತ್ತು ಡಲಾಸ್‌ನಲ್ಲಿ ಈಗಾಗಲೇ ಕ್ರಿಕೆಟ್ ಆಯೋಜಿಸಿದ ತಾಣ ಗಳಿವೆ. ಅದೇ ಕ್ರೀಡಾಂಗಣಗಳನ್ನು ಇನ್ನೂ ಹೆಚ್ಚು ಅಭಿಮಾನಿಗಳು ಸೇರಲು ಅನುಕೂಲವಾಗುವಂತೆ ನವೀಕರಣ ಗೊಳಿಸಲಾಗುತ್ತಿದೆ' ಎಂದೂ ಜೆಫ್ ಹೇಳಿದ್ದಾರೆ.

ವಿಶ್ವಕಪ್‌ಗೆ ಸೌಥಿ ಅನುಮಾನ

ಆಕ್ಲಂಡ್ (ಪಿಟಿಐ): ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಟಿಮ್ ಸೌಥಿ ಅವರು ಗುರುವಾರ ಬಲ ಹೆಬ್ಬೆರಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ.

ಅವರ ಲಭ್ಯತೆಯ ಬಗ್ಗೆ ಮುಂದಿನ ವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಂಡದ ಕೋಚ್ ಗ್ಯಾರಿ ಸ್ಟೆಡ್ ಹೇಳಿದ್ದಾರೆ


ರಾಷ್ಟ್ರೀಯ ಬಾಲಕಿಯರ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು–ಕಾಶ್ಮೀರ (ಹಳದಿ) ತಂಡಗಳ ಮಧ್ಯೆ ಪೈಪೋಟಿ

ಸೆಮಿಫೈನಲ್‌ಗೆ ಕರ್ನಾಟಕ

ಬೆಳಗಾವಿ: ಆತಿಥೇಯ ಕರ್ನಾಟಕ ತಂಡವು ಇಲ್ಲಿ ನಡೆಯುತ್ತಿರುವ 13 ವರ್ಷದ ಒಳಗಿನವರ ಸಬ್ ಜೂನಿಯರ್ ರಾಷ್ಟ್ರೀಯ ಬಾಲಕಿಯರ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಬುಧವಾರ ಎರಡನೇ ಗುಂಪು ಹಂತದ ಪಂದ್ಯದಲ್ಲಿ ಜಮ್ಮು–ಕಾಶ್ಮೀರ ವಿರುದ್ಧ 9–0 ಯಿಂದ ಜಯಿಸಿ, ಸೆಮಿಫೈನಲ್ ಪ್ರವೇಶಿಸಿತು.

ಪ್ರಥಮಾರ್ಧದಲ್ಲಿ ಏಳು ಗೋಲು ಗಳಿಸಿ ಪ್ರಾಬಲ್ಯ ಮೆರೆದ ಕರ್ನಾಟಕ, ದ್ವಿತೀಯಾರ್ಧದಲ್ಲಿ 2 ಗೋಲು ಗಳಿಸಿತು. .

ಆರಂಭದಲ್ಲಿ ಜಮ್ಮು–ಕಾಶ್ಮೀರ ತಂಡದ ಪ್ರಾಚಿ ಶರ್ಮಾ (4ನೇ) ಎದುರಾಳಿ ತಂಡಕ್ಕೆ ಉಡುಗೊರೆಕೊಟ್ಟರು. ಟಿಯಾ ಝುಮೊರಾ ಫರ್ನಾಂಡಿಸ್ (13 ಮತ್ತು 31ನೇ) ಎರಡು ಗೋಲು ಗಳಿಸಿ ಮಿಂಚಿದರು. ಕಾಕುಳವರಪು ಕೃಷ್ಣ ಮನೋಜ್ಞ (23ನೇ), ನಾಯಕಿ ಅದ್ವಿಕಾ ಕನೋಜಿಯಾ (25ನೇ), ಎಚ್.ಯಾಶಿಕಾ (35ನೇ), ರಿಯಾನಾ ಲಿಜ್ ಜಾಕೋಬ್ (44ನೇ), ನಿಹಿತಾ ಕರಚಿ (50ನೇ) ಮತ್ತು ವಂಶಿಕಾ ಸಾಹುಕಾರ (59ನೇ) ಉಳಿದ ಗೋಲು ತಂದುಕೊಟ್ಟರು.

ವಿಶ್ವಕಪ್ ಅಧಿಕೃತ ಗೀತೆ ಬಿಡುಗಡೆ

ಬೆಂಗಳೂರು: ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಅಧಿಕೃತ ಗೀತೆಯನ್ನು ಬುಧವಾರ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಜಾಲತಾಣದಲ್ಲಿ ಬಿಡುಗಡೆ ಮಾಡಲಾಯಿತು.

ಬಾಲಿವುಡ್ ತಾರೆ ರಣವೀರ್ ಸಿಂಗ್ ಮತ್ತು ಸಹಕಲಾವಿದರ ನೃತ್ಯ ಮತ್ತು ಕ್ರಿಕೆಟ್ ಆಟದ ಪ್ರಾತ್ಯಕ್ಷಿಕೆ ಇರುವ 'ದಿಲ್ ಜಶ್ನ್ ಬೋಲೆ..' ಗೀತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ಲಭಿಸಿದೆ. ಬಹಳಷ್ಟು ಕ್ರಿಕೆಟ್ ಅಭಿಮಾನಿಗಳು ಈ ಗೀತೆಯನ್ನು ಕಳಪೆ ಎಂದು ಟೀಕಿಸಿದ್ದಾರೆ. 'ಒನ್ ಡೇ ಎಕ್ಸ್‌ಪ್ರೆಸ್' ಹೆಸರಿನ ಕಾಲ್ಪನಿಕ ರೈಲು ಬೋಗಿಯೊಂದರಲ್ಲಿ ರಣವೀರ್ ಮತ್ತು ಸಹಕಲಾವಿದರು ನರ್ತಿಸುವ ದೃಶ್ಯಗಳಿವೆ.

ಆದರೆ 2015 ಮತ್ತು 2011ರ ವಿಶ್ವಕಪ್ ಟೂರ್ನಿಗಳ ಸಂದರ್ಭದಲ್ಲಿ ಸಿದ್ಧಪಡಿಸಲಾಗಿದ್ದ ಗೀತೆಗಳು ಉತ್ತಮವಾಗಿದ್ದವು. ಇದು ಕಳಪೆಯಾಗಿದೆ. ಕೇಳಲಾಗದೇ ಕಿವಿ ಮುಚ್ಚಿಕೊಳ್ಳಬೇಕೆನಿಸುತ್ತದೆ ಎಂದು ಹಲವು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ್ದಾರೆ. ಈ ಹಾಡಿನಲ್ಲಿ ಯಾವುದೇ ಕ್ರಿಕೆಟ್ ತಾರೆಗಳನ್ನು ತೋರಿಸಿಲ್ಲವೆಂದೂ ಕೆಲವರು ಟೀಕಿಸಿದ್ದಾರೆ.

ರೆಬೆಲ್ಸ್ ಎಫ್‌ಸಿ ತಂಡಕ್ಕೆ ಗೆಲುವು

ಬೆಂಗಳೂರು: ರೆಬೆಲ್ಸ್ ಎಫ್‌ಸಿ ತಂಡವು ಬಿಡಿಎಫ್‌ಎ ಸೂಪರ್ ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ 2–1ರಿಂದ ಬಿಯು ಎಫ್‌ಸಿ ತಂಡವನ್ನು ಮಣಿಸಿತು.

ಬುಧವಾರ ನಡೆದ ಪಂದ್ಯದಲ್ಲಿ ರೆಬೆಲ್ಸ್‌ನ ರೋಡಿನ್‌ಪುಯಾ, ರಿಷಭ್ ತಲಾ ಒಂದು ಗೋಲು ಗಳಿಸಿದರು.

ಮತ್ತೊಂದು ಪಂದ್ಯದಲ್ಲಿ ಸ್ಪೋರ್ಟಿಂಗ್ ಕ್ಲಬ್ ಬೆಂಗಳೂರು ತಂಡವು 2–0 ಯಿಂದ ಸೌತ್ ಯುನೈಟೆಡ್ ತಂಡವನ್ನು ಮಣಿಸಿತು.

ಮೈಸೂರು ರೇಸ್

ಪರ್ಫೆಕ್ಟ್ ಜಸ್ಟೀಸ್ ಗೆಲ್ಲುವ ನಿರೀಕ್ಷೆ

ಬಿ.ಎ.ನಾಣಯ್ಯ ಮೆಮೋರಿಯಲ್ ಟ್ರೋಫಿ ಗುರುವಾರದ ಮೈಸೂರು ರೇಸ್‌ಗಳ ಪ್ರಧಾನ ಆಕರ್ಷಣೆಯಾಗಿದ್ದು, ಪರ್ಫೆಕ್ಟ್ ಜಸ್ಟೀಸ್ ಈ ರೇಸ್‌ನಲ್ಲಿ ಗೆಲ್ಲುವ ನಿರೀಕ್ಷೆಯಿದೆ. ಮಧ್ಯಾಹ್ನ 2:00ಕ್ಕೆ ಪ್ರಾರಂಭವಾಗಲಿರುವ ದಿನದ ಏಳು ರೇಸ್‌ಗಳಿಗೆ ನಮ್ಮ ಆಯ್ಕೆ ಈ ಕೆಳಕಂಡಂತಿವೆ:

1ನೇ ರೇಸ್: ಫಿಫ್ಟಿ ಗ್ರ್ಯಾಂಡ್ 11, ಟಾಪ್ ರಾಂಕ್, ಮಿಸ್ಟಿಕಲ್ ಮರ್ಲಿನ್ 2
2ನೇ ರೇಸ್: ಮೊರ್ಗಾನೈಟ್ 3, ಲಕ್ಕಿ ಸನ್ 2, ಸ್ಪಾರ್ಕ್ಲಿಂಗ್ ನೈಟ್ 5
3ನೇ ರೇಸ್: ಸ್ಟಾರ್ ಕಾನ್ಸೆಪ್ಟ್ 9, ಕ್ರಾಸ್‌ವಾಟರ್ 11, ಕಿಂಗ್ ಆಫ್ ಕೇಸರಿ 6
4ನೇ ರೇಸ್: ಆರ್ಮ್‌ಸ್ಟ್ರಾಂಗ್ 3, ಎರಿಡಾನಿ 4, ಟ್ವಿಲೈಟ್ ಟೊರ್ನಾಡೊ 2
5ನೇ ರೇಸ್: ಪರ್ಫೆಕ್ಟ್ ಜಸ್ಟೀಸ್ 11, ಇಂಡಿಯನ್ ಪ್ಯಾಟ್ರಿಯೇಟ್ 10, ಕಾಂಟ್ರಿಬ್ಯೂಟರ್ 7
6ನೇ ರೇಸ್: ವೂಲ್ಫ್ ಕ್ರೀಕ್ 6, ನಾರ್ವಿಜಿಯನ್ ವುಡ್ 2, ಫಾರಜಾನ್ 10
7ನೇ ರೇಸ್: ಟಾಪ್ ಡ್ಯಾನ್ಸರ್ 11, ಡ್ರಾಗನ್ಸ್ ಗೋಲ್ಡ್ 14, ತೆನಾಲಿ 10

ಉತ್ತಮ ಬೆಟ್: ಆರ್ಮ್‌ಸ್ಟ್ರಾಂಗ್

ಜಾಕ್‌ಪಾಟ್	1ನೇ ಟ್ರಿಬಲ್	2ನೇ ಟ್ರಿಬಲ್
3,4,5,6,7	2,3,4	5.6,7

ಕೌಂಟಿ ಕ್ರಿಕೆಟ್: ಕರುಣ್ ಶತಕ


ಕರುಣ್

ಲಂಡನ್ (ಪಿಟಿಐ): ಕರ್ನಾಟಕದ ಬ್ಯಾಟರ್ ಕರುಣ್ ನಾಯರ್, ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಷಿಪ್‌ನ ಮೊದಲ ಡಿವಿಷನ್ ಪಂದ್ಯದಲ್ಲಿ ಶತಕ ಗಳಿಸಿದರು.

ನಾರ್ಥಾಂಪ್ಟನ್ ಶೈರ್ ತಂಡದ ಪರ ಆಡುತ್ತಿರುವ ಅವರು ಸರೆ ಎದುರಿನ ಪಂದ್ಯದಲ್ಲಿ 144 ರನ್ ಗಳಿಸಿದರು. 51 ರನ್‌ಗಳಿಂದ ಬುಧವಾರ ಆಟ ಮುಂದುವರಿಸಿದ ಅವರು ಮೂರಂಕಿಯ ಗಡಿ ದಾಟಿದರು. ಮಳೆಯಿಂದಾಗಿ ದಿನದಾಟ ಬೇಗನೇ ನಿಂತಾಗ ನಾರ್ಥಾಂಪ್ಟನ್ ಶೈರ್ 9 ವಿಕೆಟ್‌ಗಳಿಗೆ 351 ರನ್ ಗಳಿಸಿತ್ತು.

238 ಎಸೆತಗಳನ್ನು ಎದುರಿಸಿದ ಕರುಣ್, 22 ಬೌಂಡರಿ ಹಾಗೂ 2 ಸಿಕ್ಸರ್ ಹೊಡೆದರು. ನಾರ್ಥಾಂಪ್ಟನ್ ಶೈರ್ ತಂಡ 193 ರನ್ ಗಳಿಸುವಷ್ಟರಲ್ಲಿ ಏಳು ವಿಕೆಟ್ ಕಳೆದುಕೊಂಡು ಕುಸಿತದ ಹಾದಿ ಹಿಡಿದಿತ್ತು. ಕರುಣ್ ಮತ್ತು ಟಾಮ್ ಟೇಲರ್ 8ನೇ ವಿಕೆಟ್‌ಗೆ 114 ರನ್ ಸೇರಿಸಿ ತಂಡದ ಮೊತ್ತವನ್ನು 300ರ ಗಡಿ ದಾಟಿಸಿದರು.

31 ವರ್ಷದ ಕರುಣ್, ಕಳೆದ ವಾರ ನಡೆದಿದ್ದ ವಾರ್ವಿಕ್‌ಶೈರ್ ವಿರುದ್ಧದ ಪಂದ್ಯದಲ್ಲಿ 78 ರನ್ ಗಳಿಸಿದ್ದರು.

ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್ ಟೂರ್ನಿ ಇಂದಿನಿಂದ

ಗೆಲುವಿನ ಆರಂಭದ ಛಲದಲ್ಲಿ ಬೆಂಗಳೂರು

ಮುಂಬೈ: ಪ್ರಸಕ್ತ ಋತುವಿನ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಟೂರ್ನಿ ಗುರುವಾರ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಬೆಂಗಳೂರು ಎಫ್‌ಸಿ ಮತ್ತು ಕೇರಳ ಬ್ಲಾಸ್ಟರ್ಸ್ ಎಫ್‌ಸಿ ತಂಡಗಳು ಮುಖಾಮುಖಿಯಾಗಲಿವೆ.

10ನೇ ಆವೃತ್ತಿಯ ಮೊದಲ ಪಂದ್ಯಕ್ಕೆ ಕೊಚ್ಚಿಯ ಜವಾಹರಲಾಲ್ ನೆಹರೂ ಕ್ರೀಡಾಂಗಣ ಸಜ್ಜಾಗಿದೆ. ಈ ಮಧ್ಯೆ ಏಷ್ಯನ್ ಕ್ರೀಡಾಕೂಟ ಚೀನಾದಲ್ಲಿ ಆರಂಭವಾಗಿದೆ. ಬೆಂಗಳೂರು ಎಫ್‌ಸಿ ತಂಡದ ಸುನಿಲ್ ಚೆಟ್ರಿ ಅವರು ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಪುರುಷರ ಫುಟ್‌ಬಾಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಚೆಟ್ರಿ ಅವರ ಅನುಪಸ್ಥಿತಿಯಲ್ಲಿ ಬೆಂಗಳೂರು ಎಫ್‌ಸಿ ತಂಡವು ಕಣಕ್ಕೆ ಇಳಿಯಲಿದೆ. ಬ್ಲಾಸ್ಟರ್ಸ್ ವಿರುದ್ಧ ತಮ್ಮ ಅಭಿಯಾನವನ್ನು ಜಯದೊಂದಿಗೆ ಪ್ರಾರಂಭಿಸಲು ಬೆಂಗಳೂರು ತಂಡವು ಎದುರು ನೋಡುತ್ತಿದೆ. ಹಿಂದಿನ ಆವೃತ್ತಿಯಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದ ಸಂದರ್ಭದಲ್ಲಿ ಗೋಲು ವಿಷಯದಲ್ಲಿ ವಿವಾದವಾಗಿ, ಪ್ರತಿಭಟನೆ ನಡೆದು ತಂಡಗಳು ವಾಕ್‌ಔಟ್ ನಡೆಸಿದ್ದವು.

'ಈ ಆವೃತ್ತಿಯಲ್ಲಿ ನಾವು ಹೊಂದಿರುವ ತಂಡದಿಂದ ನಿಜವಾಗಿಯೂ ಸಂತಸಗೊಂಡಿದ್ದೇನೆ. ನಮ್ಮೊಂದಿಗೆ ಸೇರಿಕೊಂಡ ವಿದೇಶಿ ಆಟಗಾರರು ತಂಡಕ್ಕೆ ಬಲ ತುಂಬಲಿದ್ದಾರೆ. ಈ ಋತುವಿನಲ್ಲಿ ಸ್ಪರ್ಧಾತ್ಮಕ ಸವಾಲನ್ನು ಎದುರು ನೋಡುತ್ತಿದ್ದೇವೆ' ಎಂದು ಬಿಎಫ್‌ಸಿ ಕೋಚ್ ಸೈಮನ್ ಗ್ರೇಸನ್ ತಿಳಿಸಿದ್ದಾರೆ.

'ಬಿಎಫ್‌ಸಿ ತಂಡವು 6 ವಿದೇಶಿ ಆಟಗಾರರನ್ನು ಹೊಂದಿದ್ದು, ನಿರ್ದಿಷ್ಟ ಸಮಯದಲ್ಲಿ ನಾಲ್ವರನ್ನು ಮಾತ್ರ ಆಡಿಸಬಹುದು. ಆದರೆ, ಮೂವರು ವಿದೇಶಿ ಆಟಗಾರರು ಸೇರಿದಂತೆ ಸ್ಪರ್ಧಾತ್ಮಕ ತಂಡವನ್ನು ಆಯ್ಕೆ ಮಾಡಿ, ಬಲಿಷ್ಠ ಕೇರಳ ಬ್ಲಾಸ್ಟರ್ಸ್ ಎದುರು ಜಯ ದಾಖಲಿಸಲು ಪ್ರಯತ್ನಿಸುತ್ತೇವೆ' ಎಂದು ಹೇಳಿದ್ದಾರೆ.

ಪ್ರಸಕ್ತ ವರ್ಷ ಬಿಎಫ್‌ಸಿ ತಂಡ ಸೇರಿರುವ ಕರ್ಟಿಸ್ ಮೇನ್ ಅವರು ಕ್ಲಬ್‌ನ ಅಗ್ರ ಸ್ಕೋರರ್ ಶಿವಶಕ್ತಿ ನಾರಾಯಣನ್ ಜೊತೆಗೆ ದಾಳಿ ಆರಂಭಿಸುವ ನಿರೀಕ್ಷೆಯಿದೆ. ಗುರುವಾರದ ಪಂದ್ಯಕ್ಕಾಗಿ ಸೈಮನ್ ಅವರು 11 ಮಂದಿಯ ತಂಡವನ್ನು ಯಾವ ರೀತಿ ಜೋಡಿಸುತ್ತಾರೆ ಎಂಬ ಕುತೂಹಲವಿದೆ.


ಅಭ್ಯಾಸದಲ್ಲಿ ನಿರತವಾಗಿರುವ ಬೆಂಗಳೂರು ಎಫ್‌ಸಿ ತಂಡದ ಆಟಗಾರರು

ಈ ಮಧ್ಯೆ ಬ್ಲಾಸ್ಟರ್ಸ್ ತಂಡದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಪ್ರೀತಮ್ ಕೋಟಾಲ, ಪ್ರಬೀರ್ ದಾಸ್, ಮಿಲೋಸ್ ಡ್ರಿನ್ಸಿಕ್, ಡೈಸುಕೆ ಸಕಾಯ್ ಮತ್ತು ಕ್ವಾಮೆ ಪೆಪ್ರಾಹ್ ತಂಡವನ್ನು ಸೇರಿಕೊಂಡಿದ್ದಾರೆ. ತಂಡದ ಮುಖ್ಯ ಕೋಚ್ ಇವಾನ್ ವುಕೊಮಾನೊವಿಚ್ ಅವರು ನಿಷೇಧದ ಕಾರಣ ಪಂದ್ಯದಿಂದ ದೂರ ಉಳಿಯಲಿದ್ದಾರೆ. ಸಹಾಯಕ ಕೋಚ್ ಫ್ರಾಂಕ್ ಡಾವೆನ್ ಕೊಚ್ಚಿಯಲ್ಲಿ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.

2017ರಿಂದ ಬಿಎಫ್‌ಸಿ ಮತ್ತು ಬ್ಲಾಸ್ಟರ್ ತಂಡಗಳು ಇಂಡಿಯನ್ ಸೂಪರ್ ಲೀಗ್‌ನಲ್ಲಿ 13 ಬಾರಿ ಮುಖಾಮುಖಿಯಾಗಿದ್ದು, ಬಿಎಫ್‌ಸಿ ತಂಡ 8 ಬಾರಿ ಜಯ ಗಳಿಸಿದ ದಾಖಲೆ ಹೊಂದಿದೆ.

ಬೆಂಗಳೂರು ಎಫ್‌ಸಿ ತಂಡವು ಎರಡನೇ ಪಂದ್ಯದಲ್ಲಿ (ಸೆ.27) ಹಾಲಿ ಚಾಂಪಿಯನ್ ಮೋಹನ್ ಬಾಗನ್ ಸೂಪರ್ ಜೈಂಟ್ ವಿರುದ್ಧ ಪೈಪೋಟಿ ನಡೆಸಲಿದೆ. ಬೆಂಗಳೂರು ತಂಡವು ತವರಿನಲ್ಲಿ ಅ.4ರಂದು ಈಸ್ಟ್ ಬೆಂಗಾಲ್ ಎಫ್‌ಸಿ ವಿರುದ್ಧ ಆಡಲಿದೆ.

ಪಂದ್ಯದ ಸಮಯ: ರಾತ್ರಿ 8
ನೇರಪ್ರಸಾರ: ಜಿಯೊ ಸಿನಿಮಾ, ಸ್ಪೋರ್ಟ್ಸ್ ನೆಟ್‌ವರ್ಕ್ 18